ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಡಿಸೆಂಬರ್ 5 ಮಂಗಳವಾರ 2023

ಸಂಪುಟ: 44 | ಸಂಚಿಕೆ: 228 | ಪುಟಗಳು: 12

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ– ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗ: news@mysurumithra.com
ಜಾಹೀರಾತು: ad@mysurumithra.com, website: www.mysurumithra.cor..

₹ 4

ಅರ್ಜುನ ಇನ್ನಿಲ್ಲ

ಕಾಡಿನ ಪುಂಡಾನೆ ಹಠಾತ್ ದಾಳಿಯಲ್ಲಿ ಧರೆಗುರುಳಿದ ಮಾಜಿ ಅಂಬಾರಿ ಆನೆ

ಹಾಸನ, ಡಿ. 4– ಅರಣ್ಯಾಧಿಕಾರಿಗಳು, ಮಾವುತರು ಹಾಗೂ ಅಪಾರ ಸಂಖ್ಯೆಯ ಜನರ ಪ್ರೀತಿಗೆ ಪಾತ್ರವಾಗಿದ್ದ ಮಾಜಿ ಅಂಬಾರಿ ಆನೆ ಅರ್ಜುನ ಸೋಮವಾರ ಮಧ್ಯಾಹ್ನ ಹಾಸನ ಜಿಲ್ಲೆ ಯಸಳೂರು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆಯೊಂದಿಗಿನ ಕಾಳಗದಲ್ಲಿ ಕೊನೆಯುಸಿರೆಳೆದಿದ್ದಾನೆ.

ಸುಮಾರು 25 ವರ್ಷದಿಂದಲೂ ತನಗೆ ಬೇರೆ ಯಾವುದೇ ಆನೆ ಸರಿಸಾಟಿ ಇಲ್ಲ ಎಂಬಂತೆ ಮೆರೆದವನು ಅರ್ಜುನ. ಅಂದಿನಿಂದ ಇಂದಿನವರೆಗಿನ ದಸರಾ ಗಜಪಡೆ ತಂಡದಲ್ಲಿ ಈತನೇ ಬಲಿಷ್ಠ. ಆದರೆ, ತನ್ನದಲ್ಲದ ತಪ್ಪಿನಿಂದ ಕಪ್ಪುಚುಕ್ಕೆಗೊಳಗಾಗಿ ಅಂಬಾರಿ ಹೊರುವ ಅವಕಾಶ ವಂಚಿತನಾದವನೂ ಇವನೇ. ಕೊನೆಗೂ ▶ 6ನೇ ಪುಟಕ್ಕೆ

ಇಂದು ಅಂತ್ಯಸಂಸ್ಕಾರ

ಮೈಸೂರು ದಸರಾ ಉತ್ಸವದಲ್ಲಿ ಎಂಟು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನನ ಅಂತ್ಯಸಂಸ್ಕಾರವನ್ನು ನಾಳೆ (ಡಿ. 5)ಮಧ್ಯಾಹ್ನ 12 ಗಂಟೆಗೆ ಸಕಲ ಪೂಜಾ ವಿಧಿವಿಧಾನಗಳೊಂದಿಗೆ ಸರ್ಕಾರಿ ಗೌರವದೊಂದಿಗೆ ನೆರವೇರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಮೈಸೂರು ರಾಜಮನೆತನದ ಪುರೋಹಿತರಾದ ಪ್ರಹ್ಲಾದ್ ಅವರ ಉಪಸ್ಥಿತಿಯಲ್ಲಿ ಯಸಳೂರು ವಲಯದ ದಬ್ಬಳ್ಳಿಕಟ್ಟೆ ಸಮೀಪದ ಕೆ.ಎಫ್.ಡಿ.ಸಿ.ನೆಡು ತೋಪಿನಲ್ಲಿ ನೆರವೇರಿಸಲಾಗುವುದು ಎಂದು ಹಾಸನ ವಿಭಾಗದ ಡಿಎಫ್‌ಓ ಡಿ.ಮೋಹನ್‌ಕುಮಾರ್ ತಿಳಿಸಿದ್ದಾರೆ.



“ ಅರಣ್ಯಾಧಿಕಾರಿಗಳಿಗೆ ಧಿಕ್ಕಾರ. ದಸರಾ ಆನೆ ಅರ್ಜುನನ ಸಾವಿನಲ್ಲಿ ಅನುಮಾನಗಳಿದ್ದು, ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ಸಾರ್ವಜನಿಕರ ಸಮ್ಮುಖದಲ್ಲೇ ಅರ್ಜುನನ ಮರಣೋತ್ತರ ಪರೀಕ್ಷೆ ನಡೆಸಬೇಕು.

– ಗ್ರಾಮಸ್ಥರ ಆಕ್ರೋಶ

“ ಕಾಡಾನೆ ದಾಳಿಯಲ್ಲಿ ದಸರಾ ಆನೆ ಅರ್ಜುನ ದುರಂತ ಸಾವಿಗೀಡಾಗಿರುವ ಬಗ್ಗೆ ಭಾರಿ ಅನುಮಾನಗಳು ವ್ಯಕ್ತವಾಗಿವೆ. ಕಾಡಾನೆಯೊಂದಿಗಿನ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದ್ದಾಗಿ ಹೇಳಲಾಗಿದೆಯಾದರೂ, ಡಿಎಫ್‌ಓ ಮೋಹನ್‌ಕುಮಾರ್ ಅವರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಅರ್ಜುನ ಕಾಡಾನೆ ಜೊತೆ ಕಾಳಗ ನಡೆಸಿದ ಬಗ್ಗೆ ಉಲ್ಲೇಖವಿಲ್ಲ. ಆದರೆ, ಅರ್ಜುನನನ್ನು ಬಲಿಷ್ಠ ಹಾಗೂ ಮಸ್ತಿಯಲ್ಲಿದ್ದ ಕಾಡಾನೆ ಕೊಂದಿದ್ದಾಗಿ ನಮೂದಿಸಲಾಗಿದೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ಅರವಳಿಕೆ ಚುಚ್ಚುಮದ್ದು ಶೂಟ್ ಮಾಡುವಾಗ ಮಿಸ್‌ಫೈರ್ ಆಗಿ ಅರ್ಜುನನಿಗೆ ಚುಚ್ಚಿದೆ. ಪ್ರಜ್ಞಾಹೀನನಾಗಿ, ಸೆಣಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ಅರ್ಜುನನನ್ನು ಕಾಡಾನೆ ಕೊಂದಿದೆ. ಮತ್ತೊಂದು ಅಭಿಪ್ರಾಯದಂತೆ ಮಿಸ್ ಫೈರ್‌ನಲ್ಲಿ ಅರವಳಿಕೆ ಚುಚ್ಚುಮದ್ದು ಪ್ರಶಾಂತ ಆನೆಗೆ ತಗುಲಿ, ಅದು ಪ್ರಜ್ಞಾಹೀನವಾಗಿ ಬಿದ್ದಿದ್ದಾಗ ಅದಕ್ಕೆ ಕಾವಲಿದ್ದ ಅರ್ಜುನನ ಮೇಲೆ ಕಾಡಾನೆ ದಾಳಿ ನಡೆಸಿದೆ. ಒಟ್ಟಾರೆ ಅರ್ಜುನನ ಸಾವಿಗೆ ಸಂಬಂಧಿಸಿದಂತೆ ಉನ್ನತ ತನಿಖೆಯಾಗಬೇಕು.

ನಿವೃತ್ತ ಅರ್ಜುನನ ಬಾಳಲ್ಲಿ ಅಧಿಕಾರಿಗಳು ಚೆಲ್ಲಾಟವಾಡಿದರೆ!

ಮೈಸೂರು, ಡಿ.4– ಅರಣ್ಯಾಧಿಕಾರಿಗಳ ವಿವೇಚನಾ ರಹಿತ ನಡೆಯಿಂದಾಗಿ ದಸರಾ ಆನೆ ಅರ್ಜುನ ಸಾವನ್ನಪ್ಪಿದ್ದಾನೆ ಎಂದು ವಿಶ್ಲೇಷಿಸಲಾಗುತ್ತಿದೆ. ಅರ್ಜುನ ಎಷ್ಟೇ ಬಲಿಷ್ಠನಾಗಿದ್ದರೂ ಕಾಡಿನಲ್ಲಿ ಮದವೇರಿದ ಆನೆಯನ್ನು ಎದುರಿಸಲು ಶಕ್ತನಲ್ಲ ಎಂಬುದರ ▶ 6ನೇ ಪುಟಕ್ಕೆ



ಡಿ.1ರಂದು ಚನ್ನಪಟ್ಟಣ ಬಳಿಯ ಚೆಕ್ಕೆರೆಯ ತೋಟದ ಮನೆಯಿಂದ ನಾಪತ್ತೆಯಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಬಾವ

ಮಹದೇವಯ್ಯ ಶವವಾಗಿ ಪತ್ತೆ

● ರಾಮಾಪುರ ಬಳಿ ಅರಣ್ಯದಲ್ಲಿ ಗುರುತು ಪತ್ತೆಯಾಗದಂತೆ ಕಲ್ಲಿನಿಂದ ಮುಖ ಜಜ್ಜಿರುವ ಹಂತಕರು ● ಭಾನುವಾರ ಮುಂಜಾನೆ ಮೂವರು ಹಂತಕರ ಚಲನ–ವಲನ ಸಿಸಿ ಕ್ಯಾಮರಾದಲ್ಲಿ ಸೆರೆ; ಸುಪಾರಿ ಹತ್ಯೆ ಶಂಕೆ

ಹನೂರು, ಡಿ. 4– ಚನ್ನಪಟ್ಟಣ ತಾಲೂಕು ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ಶುಕ್ರವಾರ ರಾತ್ರಿ ಅಪಹರಿಸಲ್ಪಟ್ಟ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಬಾವ ಮಹದೇವಯ್ಯ (58) ಅವರ ಶವ ಹನೂರು ತಾಲೂಕಿನ ರಾಮಾಪುರ ಬಳಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಮಹದೇವಯ್ಯ ಅವರನ್ನು ಹಂತಕರು ಹತ್ಯೆ ಮಾಡಿ, ದೇಹವನ್ನು ಅರಣ್ಯ ಪ್ರದೇಶದಲ್ಲಿ ಬಿಸಾಡಿದ್ದಾರೆ. ಗುರುತು ಸಿಗಬಾರದು ಎಂಬ ಕಾರಣಕ್ಕೆ ಮುಖವನ್ನು ಕಲ್ಲಿನಿಂದ ಜಜ್ಜಲಾಗಿದೆ.

ವಿವರ: ಮಹದೇವಯ್ಯ ಅವರು ಸಿ.ಪಿ. ಯೋಗೇಶ್ವರ್ ಅವರ ತಂಗಿಯ ಪತಿಯಾಗಿದ್ದು, ಯೋಗೇಶ್ವರ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಮೆಗಾಸಿಟಿ ರಿಯಲ್ ಎಸ್ಟೇಟ್ ಸಂಸ್ಥೆಯ ನಿರ್ದೇಶಕರಾಗಿದ್ದರು. ಅಲ್ಲದೇ, ಚನ್ನಪಟ್ಟಣ ಹಾಗೂ ಬಿಡದಿ ಸುತ್ತಮುತ್ತ ರಿಯಲ್ ಎಸ್ಟೇಟ್ ವ್ಯವಹಾರವನ್ನು ಕೂಡ ನಡೆಸುತ್ತಿದ್ದರು. ಚನ್ನಪಟ್ಟಣ ತಾಲೂಕು ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ ಅವರನ್ನು ಡಿಸೆಂಬರ್ 2ರಂದು ರಾತ್ರಿ ದುಷ್ಕರ್ಮಿಗಳು ಕಾರು ಸಮೇತ (ಕೆಎ 42–ಎನ್ 0012) ಅಪಹರಿಸಿದ್ದರು. ತೋಟದ ಮನೆಯಲ್ಲಿ ದಾಖಲೆ ಪತ್ರಗಳು ಹಾಗೂ ಬಟ್ಟೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದನ್ನು ಕಂಡ ಅವರ ಕುಟುಂಬದವರು ಮಹದೇವಯ್ಯ ಅಪಹರಿಸಲ್ಪಟ್ಟಿರಬಹುದು ಎಂಬ ಸಂಶಯದ ಮೇರೆಗೆ ಚನ್ನಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.




ಈ ಮಧ್ಯೆ ಮಹದೇವಯ್ಯ ಅವರ ಮೊಬೈಲ್ ಸ್ವಿಚ್‌ಆಫ್ ಆಗಿತ್ತು ಪೊಲೀಸರು ಮೊಬೈಲ್ ಟವರ್ ಲೊಕೇಷನ್ ಪತ್ತೆಗಿಳಿದಾಗ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿರುವ ಟವರ್‌ನಲ್ಲಿ ಅವರ ಮೊಬೈಲ್ ಕಾರ್ಯನಿರ್ವಹಿಸಿರುವುದು ಗೊತ್ತಾಗಿತ್ತು. ಮೊಬೈಲ್ ಸ್ವಿಚ್‌ಆಫ್ ಆಗಿದ್ದರೂ ಮಹದೇವಯ್ಯ ಪುತ್ರ ಪದೇ ಪದೆ ಮೊಬೈಲ್‌ಗೆ ಕರೆ ಮಾಡುತ್ತಿದ್ದಾಗ ಒಮ್ಮೆ ಮೊಬೈಲ್ ▶ 9ನೇ ಪುಟಕ್ಕೆ

ಬೆಳಗುತ್ತಿರುವ 'ಗೃಹ ಜ್ಯೋತಿ'ಯಡಿ ಸರ್ಕಾರದ ಬಾಕಿ ಕತ್ತಲೆ...

ವಿವಿಧ ಇಲಾಖೆಯಿಂದ ಸೆಸ್ಕ್‌ಗೆ ಬರಬೇಕಿದೆ ಬರೋಬ್ಬರಿ 600 ಕೋಟಿ ಬಾಕಿ

● ಕೇಳಿದರೆ ಸರ್ಕಾರದಿಂದ ಅನುದಾನ ಬಂದಿಲ್ಲ ಅಂತಾರೆ! ● ಈ ಪ್ರಮಾಣ 900 ಕೋಟಿ ಇತ್ತು; ಅದು ಈಗ 600 ಕೋಟಿಗಿಳಿದಿದೆ ● ಸೆಸ್ಕ್ ವ್ಯಾಪ್ತಿಯಲ್ಲಿ ಇಷ್ಟಿದ್ದರೆ ಇನ್ನೂ ರಾಜ್ಯದಾದ್ಯಂತ ಇನ್ನೆಷ್ಟು ಬಾಕಿ ಇರಬಹುದು!



“ ಇತ್ತೀಚಿನ ಯಾವುದೇ ಬಿಲ್ ಬಾಕಿ ಇಲ್ಲ. ಆದರೆ, ಇವು 2006ರ ಹಿಂದಿನ ಬಾಕಿ. ಅದನ್ನು ಹಂತ ಹಂತವಾಗಿ ವಸೂಲಿ ಮಾಡುತ್ತಿದ್ದೇವೆ. ಈ ಮೊದಲು 900 ಕೋಟಿ ಬಿಲ್ ಬಾಕಿ ಬರಬೇಕಿತ್ತು. ಆದರೆ, ಈಗ 600 ಕೋಟಿಯಷ್ಟಿದ್ದು, ವಸೂಲಿ ಮಾಡಲಾಗುತ್ತಿದೆ. ಬಾಕಿ ಪಾವತಿ ಮಾಡುವಂತೆ ಇಲಾಖೆಗಳಿಗೆ ಪತ್ರವನ್ನು ಬರೆಯಲಾಗಿದೆ. ಆದರೆ, ಅವರು ಸರ್ಕಾರದಿಂದ ಯಾವುದೇ ಅನುದಾನ ಬಂದಿಲ್ಲ ಎಂದು ಸಬೂಬು ಹೇಳುತ್ತಲೇ ಬರುತ್ತಿದ್ದಾರೆ. ಹಾಗಾಗಿ ಸರ್ಕಾರಕ್ಕೂ ಪತ್ರ ಮುಖೇನ ಈ ವಿಚಾರ ತಿಳಿಸಲಾಗಿದೆ.

–ಶ್ರೀಧರ್, ವ್ಯವಸ್ಥಾಪಕ ನಿರ್ದೇಶಕ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ

ಮೈಸೂರು, ಡಿ.4(ಜಿಎ)–ಸಾರ್ವಜನಿಕರು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೆ ಸಂಪರ್ಕವನ್ನು ನಿರ್ದಾಕ್ಷಿಣ್ಯವಾಗಿ ಕಡಿತಗೊಳಿಸಿ ಗ್ರಾಹಕರಿಗೆ ಬಿಸಿ ಮುಟ್ಟಿಸುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ಕ್ಕೆ ಸರ್ಕಾರಿ ಇಲಾಖೆಗಳೇ ಕೋಟಿಗಟ್ಟಲೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಮೈಸೂರು ಪ್ರಾಂತ್ಯದ 5 ಜಿಲ್ಲೆಗಳ ವಿವಿಧ ಇಲಾಖೆಗಳಿಂದ ಬರೋಬ್ಬರಿ 600 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ.

ಹೌದು ಹಲವಾರು ವರ್ಷಗಳಿಂದ ಶಿಕ್ಷಣ ಸಂಸ್ಥೆಗಳು, ಅತಿಥಿ ಗೃಹಗಳು, ನ್ಯಾಯಾಲಯಗಳು, ಮೀನುಗಾರಿಕೆ ಮಹಾ ವಿದ್ಯಾಲಯ, ಹಾಸ್ಟೆಲ್, ಅಂಗನವಾಡಿ ಕೇಂದ್ರ ಸೇರಿದಂತೆ ಸರ್ಕಾರಿ ನಾನಾ ಇಲಾಖೆಯ ಕಚೇರಿ, ಕುಡಿಯುವ ನೀರು ಪೂರೈಕೆ, ಬೀದಿ ದೀಪ ಸೇರಿದಂತೆ ವಿವಿಧ ಉದ್ದೇಶಗಳಿಗೆ ಬಳಕೆ ಮಾಡಿರುವ ವಿದ್ಯುತ್ ಶುಲ್ಕ ಪಾವತಿಸದೇ ಬಾಕಿ ಉಳಿಸಿಕೊಂಡಿವೆ. 2006ರಿಂದಲೂ ▶ 10ನೇ ಪುಟಕ್ಕೆ

ಇಬ್ಬರು ಪುತ್ರಿಯರೊಂದಿಗೆ ತಾಯಿ ಹೊಳೆಯಲ್ಲಿ ಮುಳುಗಿ ಸಾವು

● ಶ್ರೀಮಂಗಲ ಬಳಿ ದುರಂತ ● ಜಾರಿ ಬಿದ್ದು ಆಕಸ್ಮಿಕ ಸಾವು ಶಂಕೆ

ಮಡಿಕೇರಿ, ಡಿ.4– ಕಾಫಿ ತೋಟಕ್ಕೆ ಹೊಂದಿಕೊಂಡಂತಿರುವ ಕೊಟಿಯಾಲ ಹೊಳೆಯಲ್ಲಿ ಇಬ್ಬರು ಪುತ್ರಿಯರೊಂದಿಗೆ ತಾಯಿ ಶನಿವಾರ ಮುಳುಗಿ ಸಾವನ್ನಪ್ಪಿದ್ದಾರೆ.

ಕಾಫಿ ತೋಟದ ಮಾಲೀಕರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಯಾಗಿರುವ ಅಶ್ವಿನಿ(48) ಇವರ ಪುತ್ರಿಯರಾದ ನಿಖಿತ (21) ಮತ್ತು ನವ್ಯ (18) ನೀರು ಪಾಲಾದವರಾಗಿದ್ದು, ಇವರು ಶನಿವಾರವೇ ಸಾವನ್ನಪ್ಪಿದ್ದರು. ಭಾನುವಾರವಷ್ಟೇ ಇವರ ಸಾವಿನ ವಿಚಾರ ಬೆಳಕಿಗೆ ಬಂದಿದೆ.

ವಿವರ: ಹುದಿಕೇರಿ ಗ್ರಾಮದ ನಿವಾಸಿಯಾದ ಅಶ್ವಿನಿಯವರು ಶನಿವಾರ ತಮ್ಮ ಇಬ್ಬರು ಪುತ್ರಿಯರೊಂದಿಗೆ ಸ್ಕೂಟರ್‌ನಲ್ಲಿ ಮನೆಯಿಂದ ತೆರಳಿದ್ದಾರೆ.



ತಾಯಿ ಅಶ್ವಿನಿ | ನಿಖಿತ | ನವ್ಯ

ಆದರೆ ಈ ಮೂವರು ಭಾನುವಾರವೂ ಕೂಡ ಮನೆಗೆ ಹಿಂತಿರುಗಿರಲಿಲ್ಲ. ಇವರ ಸಾಕು ನಾಯಿ ಹಸಿವಿನಿಂದ ಕಿರುಚಾಡುತ್ತಿದ್ದಾಗ ನೆರೆಹೊರೆಯವರು ಬಂದು ನೋಡಿದ್ದಾರೆ. ಮನೆ ಬೀಗ ಹಾಕಿದ್ದು, ಅಶ್ವಿನಿ ಹಾಗೂ ಪುತ್ರಿಯರನ್ನು ಸಂಪರ್ಕಿಸಲು ಮೊಬೈಲ್‌ಗೆ ಕರೆ ಮಾಡಿದಾಗ ಮೂವರ ಮೊಬೈಲ್‌ಗಳು ಸ್ವಿಚ್ ಆಫ್ ಹಾಗೂ ನಾಟ್ ರೀಚಬಲ್ ಆಗಿದೆ. ಹೀಗಾಗಿ ಇವರು ಹೈಸೊಡ್ಲೂರು ▶ 9ನೇ ಪುಟಕ್ಕೆ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಟಾಸ್ಕ್ ಫೋರ್ಸ್ ಬಿರುಸಿನ ಕಾರ್ಯಾಚರಣೆ

ಮೈಸೂರು ನಗರ, ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್ಸ್ ಪರಿಶೀಲನೆ

● ಮೈಸೂರಿನಲ್ಲಿವೆ 288 ಸ್ಕ್ಯಾನಿಂಗ್ ಸೆಂಟರ್ ● ಕೆಪಿಎಂಇ ಕಾಯ್ದೆ ಪಾಲನೆ ಬಗ್ಗೆ ದಾಖಲಾತಿ ಪರಿಶೀಲನೆ ● ಪರಿಶೀಲನಾ ವರದಿ ನೀಡಲು ಡಿಸೆಂಬರ್ 31 ಡೆಡ್ ಲೈನ್

ಮೈಸೂರು, ಡಿ.4(ಬಿಎಲ್‌ಯು)– ಮೈಸೂರಿನಲ್ಲಿ ನಡೆದಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಪರಿಶೀಲನೆಗೆ ಜಿಲ್ಲಾಡಳಿತದಿಂದ ನೇಮಕಗೊಂಡಿರುವ ಟಾಸ್ಕ್ ಫೋರ್ಸ್ ತಂಡ ಈಗಾಗಲೇ ಮೈಸೂರು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ ಎಂದು ಆರೋಗ್ಯ ಇಲಾಖೆಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಗೋಪಿನಾಥ್ ತಿಳಿಸಿದ್ದಾರೆ.

ನಗರ ಮತ್ತು ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಆಯಾ ತಾಲೂಕುಗಳಲ್ಲಿ ತಾಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಸ್ಥಳೀಯ ಪರಿಶೀಲನಾ ಸಮಿತಿ ರಚಿಸಲಾಗಿದೆ. ಜೊತೆಗೆ ಮೈಸೂರು ನಗರದಲ್ಲಿ 8 ವಿವಿಧ ತಂಡಗಳನ್ನು ರಚನೆ ಮಾಡಲಾಗಿದೆ. ಆಯುಷ್ ಅಧಿಕಾರಿಗಳು ಸಮಿತಿಯಲ್ಲಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ▶ 9ನೇ ಪುಟಕ್ಕೆ

ಭ್ರೂಣ ಹತ್ಯೆ ಮಾಹಿತಿ ನೀಡಿದರೆ 50 ಸಾವಿರ ಬಹುಮಾನ

ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಘೋಷಣೆ

● ಮಾಹಿತಿ ನೀಡುವವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು
● ದೊಡ್ಡ ಪ್ರಮಾಣದಲ್ಲಿ ಕಾರ್ಯಾಗಾರದ ಮೂಲಕ ಅರಿವು
● ಮ್ಯಾರಥಾನ್ ಕಾರ್ಯಕ್ರಮಗಳಿಂದಲೂ ಜಾಗೃತಿ

ಮೈಸೂರು, ಡಿ.4(ಬಿಎಲ್‌ಯು)– ಹೆಣ್ಣು ಭ್ರೂಣ ಹತ್ಯೆ ಕೃತ್ಯ ಎಸಗುವ ವ್ಯಕ್ತಿಗಳು ಹಾಗೂ ಆಸ್ಪತ್ರೆಗಳ ಬಗ್ಗೆ ಖಚಿತ ಮಾಹಿತಿ ನೀಡುವ ಸಾರ್ವಜನಿಕರಿಗೆ 50 ಸಾವಿರ ರೂಪಾಯಿ ಗೌರವ ಧನ ನೀಡಲು ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಓ) ಡಾ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ವಿಷಯವನ್ನು 'ಮೈಸೂರು ಮಿತ್ರ'ನಿಗೆ ತಿಳಿಸಿದ ಅವರು, ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವ ಮೊದಲು ಮುಂದಿನ ಬುಧವಾರ ಅಥವಾ ಗುರುವಾರ ದೊಡ್ಡ ಪ್ರಮಾಣದ ಕಾರ್ಯಾಗಾರ ಆಯೋಜಿಸಲಾಗುವುದು. ಇದರಲ್ಲಿ ಮೈಸೂರು ಜಿಲ್ಲೆಯಲ್ಲಿರುವ 1,800 ಆಶಾ ಕಾರ್ಯಕರ್ತರು ಹಾಗೂ 1,600 ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗಿ ಮಾಡಿಕೊಳ್ಳಲಾಗುವುದು. ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ತರುವಾಯ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಅವಕಾಶ ಮಾಡಿಕೊಳ್ಳಲಾಗುವುದು. ಪತ್ರಿಕಾ ಮಾಧ್ಯಮಗಳ ಮೂಲಕ ▶ 9ನೇ ಪುಟಕ್ಕೆ

ನಕಲಿ ವೈದ್ಯರ ಪತ್ತೆಗೂ ಕಾರ್ಯಾಚರಣೆ

ನಕಲಿ ವೈದ್ಯರ ಪತ್ತೆ ಕಾರ್ಯಾಚರಣೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆ ಮುಗಿಯುತ್ತಿದ್ದಂತೆ ನಕಲಿ ವೈದ್ಯರ ಪತ್ತೆ ಮಾಡುವ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗುವುದು. ಈಗಾಗಲೇ ನಕಲಿ ವೈದ್ಯರ ಪತ್ತೆ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ. ನಕಲಿ ವೈದ್ಯರೆಂದು ಪರಿಗಣಿಸಿ ಅವರಿಗೆ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಆದರೆ ತಾವು ಔಷಧ ನೀಡಲು ಕೊಲ್ಕತ್ತಾ ಸೇರಿದಂತೆ ಇತರೆಡೆಯ ವೈದ್ಯಕೀಯ ಸಂಸ್ಥೆಗಳಿಂದ ಸರ್ಟಿಫಿಕೇಟ್ ಪಡೆದಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ನಮ್ಮ ನೋಟಿಸ್ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

–ಡಾ.ಗೋಪಿನಾಥ್

ಮೈಸೂರಿನ ಖಾಸಗಿ ಆಸ್ಪತ್ರೆಯ ಹೆಡ್ ನರ್ಸ್ ಬಂಧನ

● ಮತ್ತೊಬ್ಬ ಮಹಿಳಾ ಸಿಬ್ಬಂದಿ ಪೊಲೀಸ್ ವಶಕ್ಕೆ ● ಮಧ್ಯವರ್ತಿಗಳ ವ್ಯವಹಾರ ಬಯಲು ● ಆಸ್ಪತ್ರೆ ಮಾಲೀಕನ ವಿಚಾರಣೆ

ಮೈಸೂರು, ಡಿ.4(ಬಿಎಲ್‌ಯು)– ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯ ಹೆಡ್ ನರ್ಸ್ ಅನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ನಗರದ ಶಾಂತಲಾ ಥಿಯೇಟರ್ ಹಿಂಭಾಗದಲ್ಲಿರುವ ಚಾಮುಂಡೇಶ್ವರಿ ಆಸ್ಪತ್ರೆಯ ಹೆಡ್ ನರ್ಸ್ ಉಷಾರಾಣಿ ಬಂಧಿತರು.

ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಬೈಯ್ಯಪ್ಪನಹಳ್ಳಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಬಹಳಷ್ಟು ಸ್ಫೋಟಕ ಮಾಹಿತಿ ಪೊಲೀಸರಿಗೆ ಲಭ್ಯವಾಗುತ್ತಿದೆ. ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಮೇರೆಗೆ ಹೆಣ್ಣು ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿರುವ ಇನ್ನಿತರ ಆರೋಪಿಗಳ ಹೆಡೆಮುರಿ ಕಟ್ಟಲು ಪೊಲೀಸರು ಬಲೆ ಬೀಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಮಧ್ಯವರ್ತಿಗಳ ಪ್ರಮುಖ ಕೈವಾಡವಿದೆ. ಪುಟ್ಟರಾಜು ಎಂಬ ಮಧ್ಯವರ್ತಿ ಭ್ರೂಣ ಹತ್ಯೆಗೆ (ಅಬಾರ್ಷನ್) ಮಹಿಳೆಯರನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ಕರೆ ತರುತ್ತಿದ್ದನಂತೆ. ಆ ವೇಳೆ ಉಷಾರಾಣಿ ಆ ಕೆಲಸ ಮಾಡುತ್ತಿದ್ದಳು ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ.

ಈ ಹಿನ್ನೆಲೆ ಸಾಕ್ಷ್ಯ ಕಲೆ ಹಾಕಿರುವ ಪೊಲೀಸರು ಉಷಾರಾಣಿಯನ್ನು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಮಾಡಲು ಉಷಾರಾಣಿಗೆ ಸಾಥ್ ನೀಡಿದ್ದ ಮತ್ತೊಬ್ಬ ಮಹಿಳೆಯನ್ನು ಕೂಡ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಚಾಮುಂಡೇಶ್ವರಿ ಆಸ್ಪತ್ರೆಯ ದಾಖಲಾತಿಗಳನ್ನು ಒದಗಿಸುವಂತೆಯೂ ಪೊಲೀಸರು ಆಸ್ಪತ್ರೆಯ ಮಾಲೀಕ ಜಗದೀಶ್‌ಗೆ ನೋಟಿಸ್ ▶ 9ನೇ ಪುಟಕ್ಕೆ



ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ, ಟೀಮ್ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ತಮ್ಮ ಪತ್ನಿ ಡಾ.ವಿಜೇತ ಅವರೊಂದಿಗೆ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು. ಚಾಮುಂಡೇಶ್ವರಿ ದೇವಸ್ಥಾನದ ಮುಖ್ಯ ಆಗಮಿಕ ಶಶಿಶೇಖರ್ ದೀಕ್ಷಿತ್ ಉಪಸ್ಥಿತರಿದ್ದರು.

ಮಿಚಾಂಗ್ ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ

ರಸ್ತೆಗಳು ಜಲಾವೃತ, ಶಾಲೆಗಳಿಗೆ ರಜೆ, ರೈಲು-ವಿಮಾನ ಸಂಚಾರ ಸ್ಥಗಿತ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು ಪರಿಣಾಮ ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿವೆ.

ಮಿಚಾಂಗ್ ಚಂಡಮಾರುತ ಪರಿಣಾಮ ತಮಿಳುನಾಡಿನ ಹಲವು ಭಾಗಗಳಲ್ಲಿ ಡಿ.5ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಸೋಮವಾರ) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ.

ಬೀಚ್‌ಗಳಿಗೆ ಜನರು ಭೇಟಿ ನೀಡಬಾರದು ಎಂದು ಗ್ರೇಟರ್ ಚೆನ್ನೈ ಪೊಲೀಸರು ಸೂಚಿಸಿದ್ದಾರೆ. ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಡಿ.3ರಿಂದ 7ರವರೆಗೆ ಸುಮಾರು 144 ರೈಲುಗಳ ಸೇವೆ ರದ್ದಾಗಿವೆ. ಚೆನ್ನೈ ವಿಮಾನ ನಿಲ್ದಾಣದ ರನ್ ವೇ ಮೇಲೆ ಮಳೆನೀರು ನಿಂತ ಪರಿಣಾಮ ವಿಮಾನ ಸಂಚಾರ ಸ್ಥಗಿತವಾಗಿದೆ.

ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯಲ್ಲಿ ಡಿ.3ರ ವೇಳೆಗೆ ಚಂಡಮಾರುತ ರೂಪುಗೊಂಡಿದ್ದು, ಅದು ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ. ಇದರ ಪರಿಣಾಮ 16 ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಈ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಚಂಡಮಾರುತಕ್ಕೆ 'ಮಿಚಾಂಗ್' ಎಂದು ಹೆಸರಿಡಲಾಗಿದೆ.













ಕಾಂಗ್ರೆಸ್ ಗ್ಯಾರಂಟಿಗೆ ವಾರಂಟಿ ಇಲ್ಲ



ಮೈಸೂರು,ಡಿ.4–ನಾಲ್ಕು ರಾಜ್ಯಗಳ ಪೈಕಿ ಬಿಜೆಪಿ ಮೂರರಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಚಾಮುಂಡಿಪುರಂನಲ್ಲಿ ನರೇಂದ್ರ ಮೋದಿ ಅಭಿಮಾನಿ ಬಳಗ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಳಿಕ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಎಂ.ಡಿ.ಪಾರ್ಥಸಾರಥಿ, ಈ ಗೆಲುವು ದೇಶದ ಜನತೆ ಸಂಭ್ರಮ ಪಡುವ ಸಮಯವಾಗಿದೆ. ಈ ದೇಶ ಯಾರ ಕೈಯ್ಯಲ್ಲಿದ್ದರೆ ಒಳ್ಳೆಯದು ಎಂದು ಜನ ಈ ಫಲಿತಾಂಶದ ಮೂಲಕ ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗೆ ವಾರಂಟಿ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಈ ಮೂರು ಪ್ರಬಲ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು.

ನಗರಪಾಲಿಕೆ ಮಾಜಿ ಸದಸ್ಯ ಎಂ.ಡಿ. ಪಾರ್ಥಸಾರಥಿ, ಜಗದೀಶ್, ಅಪೂರ್ವ ಸುರೇಶ್, ವಕೀಲರಾದ ಶಿವರಾಜ್, ಮೈಲಾ ವಿಜಯ್‌ಕುಮಾರ್, ಶಿವಲಿಂಗಸ್ವಾಮಿ, ರವಿಶಂಕರ್, ಸುಬ್ರಹ್ಮಣ್ಯ, ಜಯರಾಮ್, ಆನಂದ್ ಇನ್ನಿತರರು ಉಪಸ್ಥಿತರಿದ್ದರು.

ಡಿ.13, ಬಿಎನ್‌ವೈಎಸ್ ಪದವಿ ಕೋರ್ಸಿಗೆ ನೇರ ಸಂದರ್ಶನ

ಮೈಸೂರು,ಡಿ.4–2023–24ನೇ ಸಾಲಿನ ಬಿಎನ್‌ವೈಎಸ್ ಪದವಿ ಕೋರ್ಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೀಟು ಹಂಚಿಕೆ, ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ, ಮೈಸೂರು ಇಲ್ಲಿನ ಉಳಿಕೆ ಸೀಟುಗಳಿಗೆ ಡಿಸೆಂಬರ್ 13ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಬಿಎನ್‌ವೈಎಸ್ ಕೋರ್ಸಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು 2023ನೇ ಸಾಲಿನಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿರಬೇಕು. ಸಿಇಟಿ ರ್‍ಯಾಂಕ್ ಪಟ್ಟಿಯನ್ನು ಹಾಜರುಪಡಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ–1ರ ವಿದ್ಯಾರ್ಥಿಗಳು ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ ವಿಷಯಗಳಲ್ಲಿ ಶೇ.40 ರಷ್ಟು ಅಂಕಗಳನ್ನು ಹಾಗೂ ಇನ್ನಿತರೆ ವಿದ್ಯಾರ್ಥಿಗಳು ಶೇ.45ರಷ್ಟು ಅಂಕಗಳನ್ನು ಪಡೆದಿರಬೇಕು. ವಿಳಂಬವಾಗಿ ಹಾಜರಾಗುವ ವಿದ್ಯಾರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳು ಸದರಿ ದಿನಾಂಕದಂದು ಕೆಇಎ ಮಾನದಂಡದಂತೆ ಸರ್ಕಾರದಿಂದ ನಿಗದಿಪಡಿಸಿರುವಂತಹ ಶುಲ್ಕ, ಎಲ್ಲಾ ಮೂಲ ದಾಖಲಾತಿಗಳು, 4 ಸೆಟ್ ದೃಢೀಕರಿಸಿದ ಜೆರಾಕ್ಸ್ ಪ್ರತಿಗಳನ್ನು ಮತ್ತು ನಾಲ್ಕು ಪಾಸ್ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳನ್ನು ಸಲ್ಲಿಸುವುದು. ಮಾಹಿತಿಗಾಗಿ ದೂ.ಸಂ: 0821–2410120, ಮೊ.ಸಂ: 9535415399 ಸಂಪರ್ಕಿಸಬಹುದು.



ವಿಶ್ವ ವಿಕಲಚೇತನ ದಿನಾಚರಣೆ ಅಂಗವಾಗಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗೆ ನೀಡುವ ರಾಜ್ಯ ಪ್ರಶಸ್ತಿಯನ್ನು 2023ನೇ ಸಾಲಿನಲ್ಲಿ ಬೋಗಾದಿಯಲ್ಲಿರುವ ಪೇರೆಂಟ್ಸ್ ಅಸೋಸಿಯೇಷನ್ ಆಫ್ ಡೆಫ್ ಚಿಲ್ಡ್ರನ್ ಸಂಸ್ಥೆಗೆ ಪ್ರದಾನ ಮಾಡಲಾಯಿತು. ಈ ವೇಳೆ ಸಂಸ್ಥೆಯ ಅಧ್ಯಕ್ಷ ಬಿ.ಲೋಹಿಯಾ, ಕಾರ್ಯದರ್ಶಿ ಟಿ.ಭಾಸ್ಕರ್‌ಶೆಟ್ಟಿ, ಸದಸ್ಯೆ ರತ್ನ ಶೆಟ್ಟಿ ಇದ್ದರು.

ಕರಾಟೆಯಲ್ಲಿ ಅನಂತಗೀತ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ



ಮೈಸೂರು, ಡಿ.4–ಕರ್ನಾಟಕ ಕರಾಟೆ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಓಪನ್ ಕರಾಟೆ ಚಾಂಪಿಯನ್‌ಶಿಪ್ 2023 ಸ್ಪರ್ಧೆಯಲ್ಲಿ ಮೈಸೂರಿನ ಅನಂತ ಗೀತ ವಿದ್ಯಾಲಯದ 5ನೇ ತರಗತಿ ವಿದ್ಯಾರ್ಥಿನಿ ಗೌತಮಿ ಮತ್ತು 6ನೇ ತರಗತಿ ವಿದ್ಯಾರ್ಥಿ ಕಾರ್ತಿಕ್ ಪ್ರಥಮ ಸ್ಥಾನ ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲ ಶ್ರೀಕಾಂತ್ ಅಮರನಾಥ್, ಉಪಪ್ರಾಂಶುಪಾಲ ಹರದೂರು ಲೋಕೇಶ್ ಹಾಗೂ ದೈಹಿಕ ಶಿಕ್ಷಕರಾದ ಬಿಳಿಗಿರಿರಂಗಯ್ಯ ಮತ್ತು ತರಗತಿ ಶಿಕ್ಷಕರಾದ ಜಮುನಾ, ವಿನುತಾ ಅಭಿನಂದಿಸಿದರು.

ಮಿಜೋರಾಂ ಸಿಎಂ ಸ್ಥಾನಕ್ಕೆ ಜೋರಾಮ್ತಂಗಾ ರಾಜೀನಾಮೆ



ಐಜ್ವಾಲ್: ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಆಡಳಿತರೂಢ ಎಂಎನ್‌ಎಫ್ ಸೋಲು ಅನುಭವಿಸಿದೆ. ಜೋರಾಮ್ ಪೀಪಲ್ಸ್ ಮೂವ್‌ಮೆಂಟ್ (ZPM) ಪಕ್ಷ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಮಿಜೋರಾಂ ಮುಖ್ಯಮಂತ್ರಿ ಜೋರಾಮ್ತಂಗಾ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ದಾರ್ ಹರಿಬಾಬು ಕಂಬಂಪತಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಸ್ವೀಕರಿಸಿದ ರಾಜ್ಯಪಾಲರು, ಹೊಸ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಜೋರಾಮ್ತಂಗಾ ಅವರಿಗೆ ಕೇಳಿಕೊಂಡಿದ್ದಾರೆ. ಹಾಲಿ ಸಿಎಂ ಜೋರಾಮ್ತಂಗಾ ಅವರು, ಐಜ್ವಾಲ್ ಪೂರ್ವ–1 ಕ್ಷೇತ್ರದಲ್ಲಿ ZPM ನಾಯಕ ಲಾಲ್ತನ್ಸಂಗ ವಿರುದ್ಧ 2,101 ಮತಗಳಿಂದ ಸೋಲು ಕಂಡಿದ್ದಾರೆ.

ಇಬ್ಬರು ಯುವಕರು ನೀರುಪಾಲು

ಮೈಸೂರು, ಡಿ.4– ಮೊಗರಹಳ್ಳಿ ಬಳಿ ಕೆ.ಆರ್.ಸಾಗರ–ಮೈಸೂರು ಮುಖ್ಯರಸ್ತೆಯಲ್ಲಿರುವ ವರುಣ ಕಾಲುವೆಯಲ್ಲಿ ಈಜಲು ನೀರಿಗಿಳಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೈಸೂರು ಕೆಜಿ ಕೊಪ್ಪಲಿನ ಎಂಸಿಸಿ ಕಾಲೋನಿ ನಿವಾಸಿ ನಂದನ್(26) ಮತ್ತು ಕಿರಣ್ (26) ಮೃತರು. ಮೈಸೂರು ನಗರಪಾಲಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದ ಇವರ ಸ್ನೇಹಿತರಾದ ಲಕ್ಷ್ಮಣ, ರೇವಣ್ಣ ಜತೆಗೆ ಶುಕ್ರವಾರ ಸಂಜೆ ತುಂಬಿ ಹರಿಯುತ್ತಿದ್ದ ವರುಣ ಕಾಲುವೆಗೆ ಈಜಲು ಇಳಿದಿದ್ದರು. ಈ ವೇಳೆ ನಂದನ್ ಮತ್ತು ಕಿರಣ್ ನಾಪತ್ತೆಯಾಗಿದ್ದರು. ಈ ಬಗ್ಗೆ ಶನಿವಾರ ಬೆಳಗ್ಗೆ ಕೆ.ಆರ್.ಸಾಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರ ಕೋರಿಕೆಯಂತೆ ಶವ ಪತ್ತೆಗಾಗಿ ವರುಣ ಕಾಲುವೆ ನೀರಿನ ಹರಿವನ್ನು ಕಡಿಮೆಗೊಳಿಸಿದಾಗ ಮೈಸೂರು ವ್ಯಾಪ್ತಿಯ ಶಾದನಹಳ್ಳಿ ಗ್ರಾಮದ ಬಳಿ ಒಂದೇ ಸ್ಥಳದಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ತೆಲಂಗಾಣದಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್‌ಗಳು ಸಾವು

ಹೈದರಾಬಾದ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್‌ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ತೆಲಂಗಾಣದ ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ವಿಮಾನ ಪತನಗೊಂಡಿದೆ. ದುರಂತದ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.



ಕಲಾಭಿಮಾನಿಗಳ ಹೃನ್ಮನ ತಣಿಸಿದ ಸಂಗೀತ



ಮೈಸೂರು, ಡಿ.4(ಎಂಕೆ)– ಸುಂದರ ಮುಸ್ಸಂಜೆಯಲಿ ಹೃನ್ಮನ ತಣಿಸಿದ ಸುಮಧುರ ಸಂಗೀತ... ಶಾಸ್ತ್ರೀಯ ಸಂಗೀತಕ್ಕೆ ಮಾರು ಹೋದ ಕಲಾಪ್ರಿಯರು...

ಮೈಸೂರು ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೆಎಸ್‌ಎಸ್ ಸಂಗೀತ ಸಭಾ ಟ್ರಸ್ಟ್ ಸಹಯೋಗದೊಂದಿಗೆ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಸ್ಮರಣಾರ್ಥ ಆಯೋಜಿಸಿರುವ 28ನೇ ಸಂಗೀತ ಸಮ್ಮೇಳನದಲ್ಲಿ ಶಾಸ್ತ್ರೀಯ ಸುಮಧುರ ಸಂಗೀತ ಕಲಾಭಿಮಾನಿಗಳ ಹೃನ್ಮನ ತಣಿಸಿತು.

ವಿದುಷಿ ಶ್ರೀರಂಜನಿ ಸಂತಾನ ಗೋಪಾಲನ್ ಅವರು ಭೈರವಿ ಅಟ್ಟ ತಾಳ ವರ್ಣದಿಂದ ಸಂಗೀತ ಕಛೇರಿಯನ್ನು ಪ್ರಾರಂಭಿಸಿದರು. ಬಳಿಕ 'ದ್ರೀಜಾವದಿ' ರಾಗದಲ್ಲಿ 'ಅಕಿಲಾಂಡೇಶ್ವರಿ', 'ರೀತಿಗೌಳ ರಾಗದಲ್ಲಿ 'ಜನನಿ ನೀನುವಿನ' ಸೇರಿದಂತೆ ಹಲವು ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿ, ನೆರೆದಿದ್ದವರ ಮನಗೆದ್ದರು. ವಯೋಲಿನ್ ವಾದನದಲ್ಲಿ ವಿದುಷಿ ದೀಪಿಕಾ ವೆಂಕಟರಾಮನ್, ಮೃದಂಗದಲ್ಲಿ ವಿದ್ವಾನ್ ಕಿಶೋರ್ ರಮೇಶ್ ಹಾಗೂ ಖಂಜಿರಾ ವಾದನದಲ್ಲಿ ವಿದ್ವಾನ್ ಸುನಾದ್ ಅನೂರ್ ಉತ್ತಮ ಸಹಕಾರ ನೀಡಿದರು.

ಮಣಿಪುರದಲ್ಲಿ ಉಗ್ರಗಾಮಿ ಗುಂಪುಗಳ ನಡುವೆ ಗುಂಡಿನ ಚಕಮಕಿ; 13 ಮಂದಿ ಸಾವು

ತೆಂಗ್ನೌಪಾಲ್: ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸೋಮವಾರ ಉಗ್ರಗಾಮಿಗಳ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಲೀತು ಗ್ರಾಮದಲ್ಲಿ ಈ ಗುಂಡಿನ ಕಾಳಗ ನಡೆದಿದೆ ಎಂದು ಅವರು ಹೇಳಿದ್ದಾರೆ.

ಮ್ಯಾನ್ಮಾರ್‌ಗೆ ತೆರಳುತ್ತಿದ್ದ ಉಗ್ರಗಾಮಿಗಳ ಗುಂಪನ್ನು ಈ ಪ್ರದೇಶದಲ್ಲಿ ಪ್ರಬಲವಾಗಿರುವ ಮತ್ತೊಂದು ಗುಂಪಿನ ಬಂಡುಕೋರರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ ಎಂದು ಹಿಲ್ ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು ಇದುವರೆಗೆ 13 ಶವಗಳನ್ನು ಪತ್ತೆ ಮಾಡಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಆದರೆ ಅವರು ಸ್ಥಳೀಯರಲ್ಲ ಎಂದು ಹೇಳಿದ್ದಾರೆ. ತೆಂಗ್ನೌಪಾಲ್ ಜಿಲ್ಲೆ ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿದೆ.

'ಕಣಗಾಲ್ ಚಿತ್ರಗಳ ಗಾನಮಾಲಿಕೆ' ಸುಗಮ ಸಂಗೀತ



ಮೈಸೂರು,ಡಿ.4(ಎಂಕೆ)–ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಕಾಲೇಜು ಶತಮಾನೋತ್ಸವ ಭವನದಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ 'ಕಣಗಾಲ್ ಚಿತ್ರಗಳ ಗಾನಮಾಲಿಕೆ' ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.

ಭೂಮಿಕಾ ಅಸೋಸಿಯೇಟ್ಸ್ ಹಾಗೂ ದಿವಂಗತ ಮೈಕ್ ಚಂದ್ರು ಅವರ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಸುಗಮ ಸಂಗೀತ ಕಾರ್ಯಕ್ರಮವನ್ನು ಕೆ.ಆರ್.ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು.

ಇದೇ ವೇಳೆ ಇತ್ತೀಚೆಗೆ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಂತರ ರಿದಂ ಪ್ಯಾಡ್ ಕಲಾವಿದ ವಿನಯ್ ರಂಗದೋಳ್ ನೇತೃತ್ವದಲ್ಲಿ ಖ್ಯಾತ ಗಾಯಕರಾದ ಎಂ.ಆರ್.ಹರ್ಷ, ನಿತಿನ್ ರಾಜಾರಾಂ ಶಾಸ್ತ್ರಿ, ಮೈಸೂರು ಆನಂದ್, ದಿವ್ಯಾ ಸಚ್ಚಿದಾನಂದ ಹಾಗೂ ಹಂಸಿನಿ ಕುಮಾರ್ ಅವರು ಸುಪ್ರಸಿದ್ಧ ಕನ್ನಡ ಚಿತ್ರಗೀತೆಗಳನ್ನು ಹಾಡುವ ಮೂಲಕ ಸಂಗೀತಪ್ರಿಯರ ಮನಗೆದ್ದರು. ಸಮಾಜ ಸೇವಕ ಕಿರಘುರಾಂ ವಾಜಪೇಯಿ, ಅಂಕಣಕಾರ ನಂ.ಶ್ರೀಕಂಠಕುಮಾರ್, ಭೂಮಿಕಾ ಅಸೋಸಿಯೇಟ್ಸ್‌ನ ಸುರೇಶ್, ಮುಖಂಡರಾದ ಮುರಳಿ, ವಾಸುದೇವ್, ವಿಶ್ವನಾಥ್, ಬಿಂದೂ ಮಾಧವರಾವ್, ಅಜಯ್ ಶಾಸ್ತ್ರಿ, ಶ್ರೀನಾಥ್ ಮತ್ತಿತರರಿದ್ದರು.


ವಿಶ್ವಸಂಸ್ಥೆಯಿಂದ ಗಾಜಾಗೆ ಪೂರೈಸುತ್ತಿದ್ದ ಬಾಕ್ಸ್‌ನಲ್ಲಿ ರಾಕೆಟ್ ಪತ್ತೆ: ಐಡಿಎಫ್ ಗಂಭೀರ ಆರೋಪ



ಗಾಜಾ: ಗಾಜಾಗೆ ವಿಶ್ವಸಂಸ್ಥೆಯ ಪರಿಹಾರ ಕಾರ್ಯಕ್ರಮ ಏಜೆನ್ಸಿಯಿಂದ ಪೂರೈಕೆಯಾಗುತ್ತಿದ್ದ ಬಾಕ್ಸ್‌ಗಳಲ್ಲಿ ರಾಕೆಟ್‌ಗಳನ್ನು ಅಡಗಿಸಿ ಇಡಲಾಗಿತ್ತು ಎಂದು ಇಸ್ರೇಲಿ ರಕ್ಷಣಾ ಪಡೆಗಳು (ಐಡಿಎಫ್) ಆರೋಪಿಸಿದೆ. ತನ್ನ 261ನೇ ಬ್ರಿಗೇಡ್‌ನ ಯುದ್ಧ ತಂಡದ 7007ನೇ ಬೆಟಾಲಿಯನ್‌ನ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಡಜನ್‌ಗಟ್ಟಲೆ ರಾಕೆಟ್‌ಗಳನ್ನು UNRWA (ಗಾಜಾದಲ್ಲಿ ಯುಎನ್ ರಿಲೀಫ್ ವರ್ಕರ್ಸ್ ಏಜೆನ್ಸಿ) ಪೆಟ್ಟಿಗೆಗಳ ಅಡಿಯಲ್ಲಿ ಪತ್ತೆ ಮಾಡಿದೆ. ಪೆಟ್ಟಿಗೆಗಳ ಅಡಿಯಲ್ಲಿ ಸುಮಾರು 30 ಗ್ರಾಡ್ ಕ್ಷಿಪಣಿಗಳು (ರಷ್ಯನ್ ನಿರ್ಮಿತ ಸ್ವಯಂಚಾಲಿತ 122 ಎಂಎಂ ಮಲ್ಟಿಪಲ್ ರಾಕೆಟ್ ಲಾಂಚರ್) ಸಹ ಕಂಡು ಬಂದಿವೆ ಎಂದು ಐಡಿಎಫ್ ಹೇಳಿದೆ.

ಇತ್ತೀಚೆಗೆ, IDF ತನ್ನ ಪಡೆಗಳು, ಶಿನ್ ಬೆಟ್ ಮತ್ತು ಬಾರ್ಡರ್ ಪೊಲೀಸ್‌ನ ಸಮನ್ವಯದಲ್ಲಿ ಜುಡಿಯಾ ಮತ್ತು ಸಮಾರಿಯಾದಾದ್ಯಂತ 15 ವಾಂಟೆಡ್ ಭಯೋತ್ಪಾದಕರನ್ನು ಬಂಧಿಸಿದೆ. ಪಡೆಗಳು ಭಯೋತ್ಪಾದನೆಗೆ ಧನಸಹಾಯ ನೀಡಲು ಉದ್ದೇಶಿಸಿರುವ 5,000 ಶೆಕೆಲ್‌ಗಳ ನಗದು ($1,350), ಒ–16 ರೈಫಲ್‌ಗಳು, ಬೆಂಕಿಯಿಡುವ ವಸ್ತುಗಳು ಮತ್ತು ಡಜನ್‌ಗಟ್ಟಲೆ ಅಕ್ರಮ ವಾಹನಗಳನ್ನು ವಶಪಡಿಸಿಕೊಂಡವು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

5.12.2023 ಮಂಗಳವಾರ, ಮಳೆ ನಕ್ಷತ್ರ: ಜ್ಯೇಷ್ಠ 03.12.2023 ರಿಂದ 15.12.2023

ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕಾರ್ತೀಕ ಮಾಸ, ಕೃಷ್ಣ ಪಕ್ಷ,

ತಿಥಿ: ಅಷ್ಟಮಿ, ನಕ್ಷತ್ರ: ಪುಬ್ಬ, ರಾಹುಕಾಲ: ಮಧ್ಯಾಹ್ನ 3 ರಿಂದ 4.30ರವರೆಗೆ

■ **ರಾಮ್‌ಸನ್ಸ್ ಬೊಂಬೆ ಮನೆ :** ದಸರಾ ಬೊಂಬೆ ಪ್ರದರ್ಶನ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯರಸ್ತೆ, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೆ

■ **ಟೆರೇಷಿಯನ್ ಕಾಲೇಜು :** ಅಂತರ ಕಾಲೇಜು ವಾಣಿಜ್ಯ ಉತ್ಸವ, ಉದ್ಘಾಟನೆ : ಅಂತಾರಾಷ್ಟ್ರೀಯ ಕ್ರೀಡಾಪಟು ಕು. ರೀನಾ ಜಾರ್ಜ್, ಉಪಸ್ಥಿತರು : ನಿವೃತ್ತ ಗ್ರೂಪ್ ಕ್ಯಾಪ್ಟನ್ ಅಭಿನವ್ ಚತುರ್ವೇದಿ, ಅಧ್ಯಕ್ಷತೆ: ಟೆರೇಷಿಯನ್ ಕಾಲೇಜು ನಿರ್ದೇಶಕಿ ಡಾ. ಸಿಸ್ಟರ್ ಜ್ವನಿಟಿ, ಸ್ಥಳ: ಆವೆ ಮರಿಯಾ ಗೋಲ್ಡನ್ ಜ್ಯೂಬಿಲಿ ಸಭಾಂಗಣ, ಬೆಳಗ್ಗೆ 10ಕ್ಕೆ.

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** ಬಂಜೆತನ, ಮುಟ್ಟಿನ ಸಮಸ್ಯೆಗಳಿಗೆ ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿಪುರ, ಆಲನಹಳ್ಳಿ, ಬೆಳಗ್ಗೆಯಿಂದ.

■ **ಮೈಸೂರು ವಿಶ್ವವಿದ್ಯಾನಿಲಯ, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರ, ಮಾನಸ ಗಂಗೋತ್ರಿ:** 74ನೇ ಸಂವಿಧಾನ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸಗಳ ಮಾಲಿಕೆ, ಡಾ.ಬಿ.ಆರ್. ಅಂಬೇಡ್ಕರ್ ಪೀಠ, ಮಾನಸಗಂಗೋತ್ರಿ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ. ಆರ್. ಇಂದಿರಾ ಅವರಿಂದ ಭಾರತದ ಸಂವಿಧಾನ ಮತ್ತು ಮಹಿಳೆ ಕುರಿತು ಉಪನ್ಯಾಸ, ಮಹಿಳಾ ಅಧ್ಯಯನ ವಿಭಾಗದ ಪ್ರೊ. ಎಂ. ಪುಷ್ಪ, ಸ್ಥಳ: ಮಹಿಳಾ ಅಧ್ಯಯನ ವಿಭಾಗ, ಮಾನಸಗಂಗೋತ್ರಿ, ಬೆಳಗ್ಗೆ 10.30ಕ್ಕೆ.

■ **ಹಿರಣ್ಮಯಿ ಪ್ರತಿಷ್ಠಾನ, ಕಾವೇರಿ ಬಳಗ :** ಜಿ.ಪಿ. ರಾಜರತ್ನಂ ಜನುಮ ದಿನಾಚರಣೆ, ಅಧ್ಯಕ್ಷತೆ : ಕಾವೇರಿ ಬಳಗದ ಅಧ್ಯಕ್ಷೆ ಶ್ರೀಮತಿ ಎನ್.ಕೆ. ಕಾವೇರಿಯಮ್ಮ, ಪ್ರಧಾನ ಭಾಷಣ : ಸಾಹಿತಿ ಬನ್ನೂರು ಕೆ. ರಾಜು, ಬಹುಮಾನ ವಿತರಣೆ : ಲೇಖಕ ಎಸ್.ಜಿ. ಸೀತಾರಾಂ, ಪ್ರಾಸ್ತಾವಿಕ ನುಡಿ : ಹಿರಣ್ಮಯಿ ಪ್ರತಿಷ್ಠಾನ ಅಧ್ಯಕ್ಷ ಎ. ಸಂಗಪ್ಪ, ಸ್ಥಳ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನೂರಡಿ ರಸ್ತೆ, ಬೆಳಗ್ಗೆ 11ಕ್ಕೆ

■ **ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ, ಶ್ರೀ ಶಾರದ ಶಿಕ್ಷಣ ಟ್ರಸ್ಟ್, ಹನುಮನಾಳು :** ಪಿಯುಸಿ ವಿದ್ಯಾರ್ಥಿಗಳಿಗೆ ಸಹಕಾರ ಕುರಿತು ಚರ್ಚಾ ಸ್ಪರ್ಧೆ, ಸಹಕಾರ ಕುರಿತು ಪ್ರಬಂಧ ಸ್ಪರ್ಧೆ, ಬಹುಮಾನ ವಿತರಣೆ : ಸಹಕಾರ ಸಂಘಗಳ ಜಂಟಿ ನಿಬಂಧಕ ಸಿ. ಪ್ರಸಾದ್ ರೆಡ್ಡಿ, ಅಧ್ಯಕ್ಷತೆ : ಮೈಸೂರು ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ವಿ.ರಾಜೀವ್, ಸ್ಥಳ: ಮೈಸೂರು ಜಿಲ್ಲಾ ಸಹಕಾರ ಸಂಘಗಳ ಒಕ್ಕೂಟದ ಸಭಾಂಗಣ, ಮಧ್ಯಾಹ್ನ 1.30ಕ್ಕೆ.

■ **ಜೆಎಸ್‌ಎಸ್ ಸಂಗೀತ ಸಭಾ ಟ್ರಸ್ಟ್, ಮೈಸೂರು:** 28ನೇ ಸಂಗೀತ ಸಮ್ಮೇಳನ–2023, ಸಂಗೀತಾಂಜಲಿ, ವಿದುಷಿ ಕೋವಿಲಡಿ ಕಲಾರವರ ಶಿಷ್ಯ ವೃಂದದವರಿಂದ, ವಿದ್ವತ್ ಗೋಷ್ಠಿ, ಸಂಗೀತ ರಸಸ್ವಾದನೆಯಲ್ಲಿ ಮೃದಂಗದ ಪಾತ್ರ–ಪ್ರಾತ್ಯಕ್ಷಿಕೆ ಶ್ರೀ ಮುಷ್ಣಂ ವಿ. ರಾಜಾರಾವ್, ಬಳ್ಳಾರಿ ಎಂ. ರಾಘವೇಂದ್ರ ಅವರಿಂದ ಸಂಗೀತದಲ್ಲಿ ತಾಳ ಮತ್ತು ಲಯ–ಪ್ರಾತ್ಯಕ್ಷಿಕೆ, ಸಂಜೆ 5.30 ರಿಂದ ಸಂಗೀತ ಕಾರ್ಯಕ್ರಮ, ಮಹತಿ ಮತ್ತು ವಿಪಂಚಿ ರಘುರಾಂ ಅವರಿಂದ ದ್ವಂದ್ವ ಗಾಯನ, ಸಿ.ವಿ. ಶ್ರುತಿ–ವಯೋಲಿನ್, ಕೇಶವದತ್ತ–ಮೃದಂಗ, ಸಂಜೆ 6.30 ರಿಂದ ಸಂಗೀತ ಕಾರ್ಯಕ್ರಮ, ಗಾಯತ್ರಿ ವೆಂಕಟರಾಘವನ್–ಗಾಯನ, ಮೈಸೂರು ವಿ. ಶ್ರೀಕಾಂತ್–ವಯೋಲಿನ್, ಕೆ.ಯು. ಜಯಚಂದ್ರರಾವ್–ಮೃದಂಗ, ಶರತ್ ಕೌಶಿಕ್–ಘಟಂ, ಸ್ಥಳ: ನವಜ್ಯೋತಿ ಸಭಾಂಗಣ, ಜೆಎಸ್‌ಎಸ್ ಮಹಿಳಾ ಕಾಲೇಜು, ಸರಸ್ವತಿಪುರಂ.

ಮೈಸೂರು ಆಕಾಶವಾಣಿ




ಬೆಳಗ್ಗೆ: 6.10 ಚಿಂತನ, 6.15 ಗೀತಾರಾಧನ, 6.35 ಮತ್ತು ಸಂಜೆ 6.10ಕ್ಕೆ ಶ್ರದ್ಧೆಯ ಶಿಲ್ಪ, ಲೇಖನ ಮತ್ತು ಪ್ರಸ್ತುತಿ– ಟಿ.ಎಸ್. ಗೋಪಾಲ್, 6.40 ಪದಸಂಸ್ಕೃತಿ, ಪ್ರಸ್ತುತಿ–ಡಾ. ಕೆ.ಎಲ್. ಪ್ರಸನ್ನಾಕ್ಷಿ, 6.50 ರೈತರಿಗೆ ಸಲಹೆ, 7.15 ಕಾದಂಬರಿ ವಿಹಾರ–ನಾ ಕಸ್ತೂರಿ ಅವರ ರಂಗನಾಯಕಿ ಕಾದಂಬರಿಯ ಬಾನುಲಿ ಓದು, ಪ್ರಸ್ತುತಿ– ಉಮೇಶ್ ಎಸ್.ಎಸ್., 8.30 ಪರಾಗ–ಬೇಸಾಯದ ಬದುಕು ಸರಾಗ–ಬಾನುಲಿ ಸರಣಿ, 8.45 ಕರೆಗೊಂದು ಗೀತೆ, 9.00 ಕಟ್ಟಡ ನಿರ್ಮಾಣದಲ್ಲಿ ನೂತನ ತಾಂತ್ರಿಕತೆ–ಮೈ ಬಿಲ್ಡ್–23 ನೇರ ಸಂವಾದದಲ್ಲಿ ಭಾಗವಹಿಸುತ್ತಾರೆ ನಾಗರಾಜ ವಿ. ಭೈರಿ, ಎಂ.ಡಿ. ಚಂದ್ರಶೇಖರ್, ರಮೇಶ್‌ರಾವ್ ಆರ್., 10.00 ಸುರಭಿ ಪಿ.–ಹಾಡುಗಾರಿಕೆ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ

ಮಧ್ಯಾಹ್ನ: 12.30 ದೇವರನಾಮ–ಸುಪ್ರಿಯಾ ರಘುನಂದನ್, ವೃಂದಗಾನ, 1.20 ಭಾವಗೀತೆಗಳು– ಪಿ.ಸುಮನಾ, 3.00 ಚಿತ್ರಾ ಸಿ.ಕೃಷ್ಣಾ–ಹಾಡುಗಾರಿಕೆ, 4.00 ಕಥಾ ಕಾಲಕ್ಷೇಪ–ಶ್ರೀ ರಾಮ ಪಟ್ಟಾಭಿಷೇಕ, ಪ್ರಸ್ತುತಿ–ವಿದ್ವಾನ್ ಭದ್ರಗಿರಿ ಅಚ್ಯುತದಾಸರಿ, 6.50 ಕೃಷಿರಂಗ–ಸಮಗ್ರ ಕೃಷಿಯ ಪ್ರಾಮುಖ್ಯತೆ ಕುರಿತು ಮಂಜುಳಾ ಹಾಗೂ ಮಹದೇವಪ್ಪ ಅವರೊಂದಿಗೆ ಸಂದರ್ಶನ, 9.30 ಟಿ.ಕೆ. ಗೋವಿಂದರಾವ್ – ಹಾಡುಗಾರಿಕೆ, 10.30 ಸವಿನೆನಪು

ಮೈಸೂರು ಮಿತ್ರ ಮಂಗಳವಾರ 5 ಡಿಸೆಂಬರ್ 2023

ಮೈಸೂರು ಜಿಲ್ಲಾಡಳಿತ ಕಾರ್ಯಸೌಧ ಅನೈರ್ಮಲ್ಯ ಭವನ!; ಸ್ವಚ್ಛ ನಗರಿಯ ಶಕ್ತಿ ಕೇಂದ್ರದಲ್ಲೇ ಶುಚಿತ್ವ ಮರೀಚಿಕೆ!





ಪಾರಿವಾಳಗಳ ಹಿಕ್ಕೆಯಿಂದ ಗಲೀಜಾಗಿರುವ ಕಂಬಗಳು, ಪಡಸಾಲೆ



ಜನ ಬಳಕೆಗೆ ಲಭ್ಯವಿಲ್ಲದ ಲಿಫ್ಟ್


ಸತ್ತ ಜೇನುನೊಣಗಳ ರಾಶಿ





ಕಟ್ಟಡದ ಎರಡನೇ ಮಹಡಿಯಲ್ಲಿರುವ 213ನೇ ಸಂಖ್ಯೆಯ ಕೊಠಡಿಯ ತುಂಬಾ ಸಹಸ್ರಾರು ಸತ್ತ ಜೇನುನೊಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಈ ಹಿಂದೆ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಇಲಾಖೆ ಕಚೇರಿಯನ್ನು ಅದೇ ಮಹಡಿಯಲ್ಲಿರುವ 224, 226 ಹಾಗೂ 227ನೇ ಕೊಠಡಿಗೆ ಸ್ಥಳಾಂತರಿಸಲಾಗಿದೆ. ಇದರಿಂದ ಖಾಲಿಯಾಗಿರುವ ಈ ಕೊಠಡಿಯಲ್ಲಿ ಜೇನುನೊಣಗಳ ಮಾರಣ ಹೋಮವಾಗಿದೆ. ಕೊಠಡಿ ಹೊರಗೆ ತಾರಸಿ ಕೆಳಗಿದ್ದ ಜೇನುಗೂಡಿಗೆ ಔಷಧಿಯನ್ನೇನಾದರೂ ಸಿಂಪಡಿಸಿರಬಹುದು. ಅದರಿಂದ ಜೇನುನೊಣ ಸತ್ತಿರಬಹುದು. ಜೇನುನೊಣಗಳ ಭಯ ಹಾಗೂ ಪಾರಿವಾಳಗಳ ಹಾರಾಟದಿಂದ ಪಾರಾಗಲೆಂದೇ ಆಹಾರ ಇಲಾಖೆ ಕಚೇರಿಯನ್ನು ಸ್ಥಳಾಂತರಿಸಿರಬಹುದು ಎಂದು ಆಹಾರ ಇಲಾಖೆ ಕಚೇರಿ ಹುಡುಕುತ್ತಿದ್ದ ವೃದ್ಧರಿಬ್ಬರು ಮಾತನಾಡಿಕೊಳ್ಳುತ್ತಿದ್ದರು. ಕಟ್ಟಡದ ಹಲವೆಡೆ ಜೇನುಗೂಡುಗಳಿವೆ. ಆದರೆ ಈವರೆಗೆ ಯಾರಿಗೂ ತೊಂದರೆಯಾಗಿಲ್ಲ.





ಜಿಲ್ಲಾಡಳಿತದ ಕಾರ್ಯಸೌಧದಲ್ಲಿರುವ ಸಾರ್ವಜನಿಕ ಶೌಚಾಲಯ ದುಸ್ಥಿತಿ



ಮೈಸೂರು, ಡಿ.4(ಎಸ್‌ಬಿಡಿ)–ಮೈಸೂರು ಜಿಲ್ಲಾಡಳಿತದ ಕಾರ್ಯಸೌಧದಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣದಲ್ಲಿ ಶುಚಿತ್ವ ಮರೀಚಿಕೆಯಾಗಿದೆ.

ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಈ ಬೃಹತ್ ಭವ್ಯ ಕಟ್ಟಡದಲ್ಲಿ ಬಳಕೆಯಾಗದ ಭಾಗದಲ್ಲಿ ಅಶುಚಿತ್ವ ಮನೆ ಮಾಡಿದೆ. ತಾರಸಿಯ ಸಂದುಗಳಲ್ಲಿ ಪಾರಿವಾಳದ ಪರಿವಾರ ನೆಲೆಸಿದ್ದು, ಅವುಗಳ ಹಿಕ್ಕೆ ಕಂಬಗಳು, ಗೋಡೆ ಹಾಗೂ ಪಡಸಾಲೆಯಲ್ಲಿ ಮೆತ್ತಿಕೊಂಡಿದೆ. ರೆಕ್ಕೆಯಿಂದ ಉದುರುವ ಪುಕ್ಕ ಗಾಳಿಯಲ್ಲಿ ತೇಲಿ ಎಲ್ಲೆಂದರಲ್ಲಿ ಹರಡುತ್ತಿವೆ. ಕಟ್ಟಡದ ಮೂಲೆಗಳು ಪಾಳು ಜಾಗದಂತಾಗಿವೆ. ಗೋಡೆಗಳಿಗೆ ಧೂಳು ಮೆತ್ತಿದೆ. ಅಲ್ಲಲ್ಲಿ ರಟ್ಟು, ಥರ್ಮಾಕೋಲ್, ಪೇಪರ್ ಚೂರುಗಳು ಚೆಲ್ಲಾಡಿವೆ. ಅಲ್ಲಲ್ಲೇ ಹಳೆಯ ಬೀರುಗಳು, ಮುರಿದ ಕುರ್ಚಿ, ಇನ್ನಿತರ ಹಳೆಯ ಪೀಠೋಪಕರಣಗಳನ್ನು ಇಡಲಾಗಿದೆ.

ಕಟ್ಟಡದಲ್ಲಿರುವ ಪುರುಷರ ಶೌಚಾಲಯಗಳಂತೂ ಗಬ್ಬೆದ್ದು ಹೋಗಿವೆ. ಬಾಗಿಲ ಬಳಿ ಹೋಗುತ್ತಿದ್ದಂತೆ ದುರ್ವಾಸನೆ ಮೂಗಿಗೆ ಬಡಿಯುತ್ತದೆ. ಮೂಗು ಮುಚ್ಚಿಕೊಂಡು ಒಳಹೋದರೂ ವಾಕರಿಕೆ ಆಗುತ್ತದೆ. ಯೂರಿನಲ್ ಹಾಗೂ ಟಾಯ್ಲೆಟ್ ಕಮೋಡ್‌ಗಳನ್ನು ನೋಡಿ ವಾಂತಿಯಾದರೂ ಆಶ್ಚರ್ಯವಿಲ್ಲ. ವಾಶ್ ಬೇಸಿನ್‌ಗಳೂ ಸರಿಯಾಗಿಲ್ಲ. ಬಾಗಿಲುಗಳು ಹಾಳಾಗಿವೆ. ನಲ್ಲಿಗಳೂ ಇದಕ್ಕೆ ಹೊರತಾಗಿಲ್ಲ. ಒಟ್ಟಾರೆ ಯಾವ ಶೌಚಾಲಯವೂ ಬಳಸುವ ಸ್ಥಿತಿಯಲ್ಲಿಲ್ಲ. ಇದರಿಂದ ಜಿಲ್ಲಾಡತಳಿತ ಕಟ್ಟಡದ ಹಿಂಭಾಗದಲ್ಲಿ ಬಯಲು ಮೂತ್ರ ವಿಸರ್ಜನೆ ಅನಿವಾರ್ಯವಾಗಿದೆ.

ಔಟ್ ಆಫ್ ಸರ್ವೀಸ್: ವೃದ್ಧರು, ಆರೋಗ್ಯ ಸರಿಯಿಲ್ಲದವರು, ವಿಕಲಚೇತನರು ಮಹಡಿಯೇರುವುದು ಕಷ್ಟಸಾಧ್ಯ. ಇಲ್ಲಿನ ಲಿಫ್ಟ್ ಕೆಟ್ಟಿದೆ. 'ಔಟ್ ಆಫ್ ಸರ್ವೀಸ್' ಇಂಗ್ಲಿಷ್ ವಾಕ್ಯವಷ್ಟೇ ಪ್ರದರ್ಶನವಾಗುತ್ತಿದೆ. ಇದು ಕೆಟ್ಟುಹೋಗಿ ಎಷ್ಟು ದಿನಗಳಾಗಿವೆ ಎಂಬುದು ತಿಳಿದು ಬರಲಿಲ್ಲ. ಸುರಕ್ಷತಾ ಕ್ರಮಗಳಿಗೂ ಇಲ್ಲಿ ಗಮನಹರಿಸಿಲ್ಲ. ಪೌರಾಡಳಿತ ಇಲಾಖೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಚೇರಿ ಬಳಿಯಿರುವ ವಿದ್ಯುತ್ ನಿರ್ವಹಣಾ ಕೊಠಡಿಯ ಬಾಗಿಲು ಭದ್ರವಿಲ್ಲ. ಕಬ್ಬಿಣದ ಬಾಗಿಲ ಮೇಲೆ 'ಡೇಂಜರ್' ಸೂಚನಾ ಫಲಕವಾದರೂ ಇರುವುದು ಸಮಾಧಾನದ ಸಂಗತಿ.

ಕನಿಷ್ಠ ಸೌಕರ್ಯ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಕಚೇರಿಗಳು, ಡಿಸಿ ಹಾಗೂ ಎಸಿ ಕೋರ್ಟ್, ಆಹಾರ ಇಲಾಖೆ, ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಇಲಾಖೆ, ಭೂಮಾಪನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಚೇರಿಗಳು ಇಲ್ಲಿವೆ. 70ಕ್ಕೂ ಹೆಚ್ಚು ಕೊಠಡಿಗಳನ್ನು ಬಳಸಿಕೊಳ್ಳಲಾಗಿದೆ. ಇನ್ನೂ ಸಾಕಷ್ಟು ಕೊಠಡಿಗಳು ಖಾಲಿ ಇವೆ. ಜಿಲ್ಲೆಯ ಎಲ್ಲೆಡೆಯಿಂದ ನಿತ್ಯ ನೂರಾರು ಮಂದಿ ಈ ಸಂಕೀರ್ಣಕ್ಕೆ ಭೇಟಿ ನೀಡುತ್ತಾರೆ. ಸಭೆಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳೂ ಬರುತ್ತಾರೆ. ರೈತ ಮುಖಂಡರು, ಮಹಿಳಾ ಹೋರಾಟಗಾರರು, ಪರಿಸರವಾದಿಗಳು ಹೀಗೆ ಹಲವು ಸಂಘಟನೆಯವರು ಜಿಲ್ಲಾಧಿಕಾರಿಗಳ ಭೇಟಿಗೆ ಆಗಮಿಸುತ್ತಿರುತ್ತಾರೆ. ಅಧಿಕಾರಿಗಳ ವಾಹನ ಚಾಲಕರು ಬಹಳಷ್ಟಿದ್ದಾರೆ. ಇವರಿಗೆ ಕುಡಿಯುವ ನೀರು, ಸೂಕ್ತ ಶೌಚಾಲಯ ವ್ಯವಸ್ಥೆ, ಲಿಫ್ಟ್ ಸೇರಿದಂತೆ ಕನಿಷ್ಠ ಸೌಕರ್ಯಗಳನ್ನಾದರೂ ಕಲ್ಪಿಸಬೇಕು. ಜಿಲ್ಲಾಡಳಿತ ಕಾರ್ಯಸೌಧದಲ್ಲಿ ಅಶುಚಿತ್ವ ಇರುವುದು ಶೋಭೆಯಲ್ಲ. ಒಂದಿಬ್ಬರು ಕಾರ್ಮಿಕರಿಂದ ಸ್ವಚ್ಛತೆ ನಿರ್ವಹಣೆ ಸಾಧ್ಯವಿಲ್ಲ. ಇದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಈ ಕಟ್ಟಡಕ್ಕೆ ಹೊಸ ಮೆರುಗು ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಐದು ವರ್ಷವಾಗಿದೆಯಷ್ಟೇ: ಸಿದ್ದರಾಮಯ್ಯನವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ 2016ರಲ್ಲಿ ಈ ಕಟ್ಟಡದ ಕಾಮಗಾರಿ ಆರಂಭಿಸಲಾಗಿತ್ತು. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ 2018ರ ಮಾರ್ಚ್‌ನಲ್ಲಿ ಜಿಲ್ಲಾ ಮಟ್ಟದ ಕಚೇರಿಗಳ ಸಂಕೀರ್ಣದ ಉದ್ಘಾಟನೆಯನ್ನೂ ಅವರೇ ನೆರವೇರಿಸಿದ್ದರು. ಆದರೆ, ಯಾವುದೇ ಕಚೇರಿಗಳು ಇಲ್ಲಿಗೆ ಸ್ಥಳಾಂತರವಾಗಿರಲಿಲ್ಲ. ನಂತರದಲ್ಲಿ ಒಂದೊಂದೇ ಕಚೇರಿಗಳು ಸ್ಥಳಾಂತರಗೊಂಡವು. ಆದರೂ ಜಿಲ್ಲಾಧಿಕಾರಿಗಳ ಕಚೇರಿ ಹಳೇ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿತ್ತು. ಎರಡನೇ ಬಾರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿಯವರ ಒಂದೇ ಒಂದು ವಾರ್ನಿಂಗ್‌ಗೆ ಅಧಿಕಾರಿಗಳು ಎಚ್ಚೆತ್ತುಕೊಂಡರು. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಮೈಸೂರಿನಲ್ಲಿರುವ ಹೊಸ ಕಟ್ಟಡವನ್ನು ಕೂಡಲೇ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದರಿಂದ ಕಳೆದ ಜೂನ್ 8ರಂದು ಅಧಿಕೃತವಾಗಿ ಜಿಲ್ಲಾಧಿಕಾರಿಗಳ ಕಚೇರಿ ಇಲ್ಲಿಗೆ ಸ್ಥಳಾಂತರಗೊಂಡಿತು.

ಸುವರ್ಣಸೌಧದ ಮುಂದೆ ಇಂದು ಬಿಸಿಯೂಟ ತಯಾರಕರ ಪ್ರತಿಭಟನೆ

ಮೈಸೂರು,ಡಿ.4(ಎಸ್‌ಪಿಎನ್)–ರಾಜ್ಯದ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಿಸಿಯೂಟ ದಾಸೋಹದಡಿ ಕೆಲಸ ಮಾಡುತ್ತಿರುವ ಅಡುಗೆ ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.5ರಿಂದ ಬೆಳಗ್ಗೆ 10.30ಕ್ಕೆ ಬೆಳಗಾವಿಯ ಸುವರ್ಣ ಸೌಧದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಮುಖ್ಯ ಅಡುಗೆಯವರು 47,250, 71,336 ಅಡುಗೆ ಸಹಾಯಕರು ಸೇರಿ ಪ್ರಸ್ತುತ ಒಟ್ಟಾರೆ 1,18,586 ಮಂದಿ ಶಾಲೆಗಳಲ್ಲಿ ಕನಿಷ್ಠ ವೇತನಕ್ಕೆ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರಿಗೆ ಸರಿಯಾದ ವೇಳೆಗೆ ವೇತನ ಸಿಗುತ್ತಿಲ್ಲ. ಮೂರು ತಿಂಗಳಿಗೊಮ್ಮೆ ವೇತನ ನೀಡುತ್ತಿದ್ದು, ಅಡುಗೆಯವರಿಗೆ ಶಾಲೆಗಳಲ್ಲಿ 'ಡಿ ಗ್ರೂಪ್' ನೌಕರರ ರೀತಿ ದುಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹಾಗಾಗಿ ಶಿಕ್ಷಣ ಮತ್ತು ಕಾರ್ಮಿಕ ವಿರೋಧಿ ನೀತಿ ಅಡಕವಾಗಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸುವುದು ಸೇರಿದಂತೆ ಒಟ್ಟು ಎಂಟು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ರಾಜೇಶ್ವರಿ, ಯು.ಎಸ್. ಸಂಧ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮೈಸೂರಿನ ಆದಿಚುಂಚನಗಿರಿ ಮಹಿಳಾ ಸಮಾಜದ ವತಿಯಿಂದ ಸವಿತಾಗೌಡ ಅಧ್ಯಕ್ಷತೆಯಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ರಂಗೋಲಿ ಮತ್ತು ದೀಪಾಲಂಕಾರ ಸ್ಪರ್ಧೆ ಏರ್ಪಡಿಸಲಾಗಿತ್ತು. ತೀರ್ಪುಗಾರರಾಗಿ ತ್ರಿವೇಣಿ ಮತ್ತು ವಾಸಂತಿ ಸುಭಾಷ ಭಾಗವಹಿಸಿದ್ದರು. ಶಿವಕುಮಾರಿ, ಸವಿತ, ಉಮಾ ಸೋಮಶೇಖರ್, ಮಂಗಳ ಬಹುಮಾನ ಗಳಿಸಿದರು.

ಅಧಿವೇಶನದಲ್ಲಿ ವಿರೋಧ ಪಕ್ಷದವರ ಎಲ್ಲಾ ಪ್ರಶ್ನೆಗೆ ಉತ್ತರಿಸಲು ನಾವ್ ರೆಡಿ

● ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ● ಅಧಿಕಾರಕ್ಕೆ 'ಗ್ಯಾರಂಟಿ' ನೀಡಿಲ್ಲ; ಜನರ ಅನುಕೂಲಕ್ಕಾಗಿ ನೀಡಿದ್ದೇವೆ

ಬೆಂಗಳೂರು, ಡಿ.4(ಕೆಎಂಶಿ)–ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧ. ಉತ್ತರ ಕರ್ನಾಟಕದ ಸಮಸ್ಯೆಗಳಿಗೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಗೆ ಸಂಬಂಧಿಸಿದಂತೆ ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತ



ದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸಹ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು ಎಂದರು.

ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳಾಗಿವೆ. ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಆಗಿರಲಿಲ್ಲ. ಅವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟ ಎದುರಿಸಲು ಸರ್ಕಾರ ಸಿದ್ಧವಿದೆ ಎಂದರು.

ಕುಂದಾಪುರದ ರೈತನಿಗೆ ಕೇಂದ್ರ ಸರ್ಕಾರದ ಕೋಟ್ಯಾಧಿಪತಿ ರೈತ ಪ್ರಶಸ್ತಿ

ಮಂಗಳೂರು: ವರ್ಷದಲ್ಲಿ ಒಂದು ಕೋಟಿಗೂ ಅಧಿಕ ವಹಿವಾಟು ನಡೆಸಿದ ಉಡುಪಿ ಜಿಲ್ಲೆಯ ಅಕ್ಕಿ ಗಿರಣಿ



ಮಾಲೀಕ ಹಾಗೂ ಪ್ರಗತಿಪರ ರೈತ ರಮೇಶ್ ನಾಯಕ್ ಅವರು ಕೇಂದ್ರ ಸರ್ಕಾರದ 'ಬಿಲಿಯನೇರ್ ರೈತ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಡಿ.7ರಂದು ನವದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಕುಂದಾಪುರ ತಾಲೂಕಿನ ತೆಕ್ಕಟ್ಟೆಯ ನಾಯಕ್ ಅವರು ಕೆದೂರು ಗ್ರಾಮದ ತಮ್ಮ 13 ಎಕರೆ ಜಮೀನಿನಲ್ಲಿ 1,634 ವಿವಿಧ ಬಗೆಯ ಹಣ್ಣಿನ ಮರಗಳನ್ನು ಬೆಳೆದು ಸಮೃದ್ಧ ಇಳುವರಿ ಹಾಗೂ ವಾರ್ಷಿಕ ಒಂದು ಕೋಟಿ ರೂಪಾಯಿಗೂ ಅಧಿಕ ವಹಿವಾಟು ನಡೆಸಿದ್ದಾರೆ. ನಾಯಕ್ ಅವರು ತಮ್ಮ ಜಮೀನಿನಲ್ಲಿ 500 ಡ್ರ್ಯಾಗನ್ ಫ್ರೂಟ್ ಮರಗಳಲ್ಲದೆ 285 ಬಗೆಯ ಹಲಸಿನ ಮರಗಳನ್ನು ಬೆಳೆಸಿದ್ದಾರೆ. ಅಲ್ಲದೆ 30,000 ಅನಾನಸ್ ಗಿಡಗಳನ್ನು ಬೆಳೆಸಿದ್ದಾರೆ.

ನಕ್ಕರೆ ಅದೇ ಸ್ವರ್ಗ

ಆತ : ಗಜಗಾತ್ರದ ನಿಮ್ಮ ಮಾವನಿಗೆ ತೂಕ ಕಡಿಮೆಯಾಗಲು ಕುದುರೆ ಸವಾರಿ ಮಾಡಲು ಹೇಳಿದ್ದಾರಂತೆ ಡಾಕ್ಟ್ರು?

ಈತ : ಹೌದು, ಒಂದು ತಿಂಗಳಿಗೆ 20 ಕೆಜಿ ತೂಕ ಕಡಿಮೆಯಾಗಿದೆ.

ಆತ : ಹೌದಾ! ಪರ್ವಾಗಿಲ್ಲ!

ಈತ : ಅದು...! ಕುದುರೆ ತೂಕ...!!

ಮೈಸೂರು ಮಿತ್ರ

ಮಂಗಳವಾರ, 5 ಡಿಸೆಂಬರ್ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!

(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ..........

ದುಃಖ ಬಂದೊಡನೆಯೇ ಜೀವನವನ್ನು ತಿರಸ್ಕರಿಸಬಾರದು. ಜೀವನ ಅಮೂಲ್ಯವಾದುದು –ನುಡಿಮುತ್ತು

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಇತ್ತಿತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡ್ರಂತೆ

ನಿಮ್ಮ ಪತ್ರಗಳು

ಸಾಧನೆಯನ್ನು ಉತ್ತಮಪಡಿಸಿಕೊಳ್ಳಲು ಅವಕಾಶ

ಮಾನ್ಯರೆ,

ಇತ್ತೀಚೆಗೆ ನಡೆದಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಹೊರಬಿದ್ದಿದೆ. ಭಾರತೀಯ ಜನತಾಪಕ್ಷ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಜಯಭೇರಿ ಭಾರಿಸಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿತವೇ ಆಗಿತ್ತು. ಆದರೆ, ತಾನು ಇದುವರೆಗೂ ಆಡಳಿತ ನಡೆಸುತ್ತಿದ್ದ ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಕಾಂಗ್ರೆಸ್ ಬಿಜೆಪಿಗೆ ಬಿಟ್ಟುಕೊಟ್ಟಿದೆ. ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಸೋತರೂ, ತೆಲಂಗಾಣದಲ್ಲಿ ಗೆಲುವಿನ ನಗೆ ಬೀರುವುದರ ಮೂಲಕ ಕಾಂಗ್ರೆಸ್ಸಿಗೆ ಸ್ವಲ್ಪಮಟ್ಟಿಗಾದರೂ ಸಮಾಧಾನವಾಗಿರಬಹುದು.

ಇನ್ನೇನು ಕೆಲವೇ ತಿಂಗಳುಗಳ ಅಂತರದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಭಾವಿಸಲಾಗಿದ್ದ ಈ ಚುನಾವಣಾ ಫಲಿತಾಂಶ ದೇಶದಲ್ಲಿ ಭಾರತೀಯ ಜನತಾ ಪಕ್ಷ ದೇಶಾದ್ಯಂತ ಇನ್ನೂ ಸದೃಢವಾಗಿದೆ ಎಂಬ ಸಂದೇಶ ನೀಡಿದೆ. ಅದೇ ರೀತಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಮಸುಕಾಗಿಲ್ಲ ಎಂಬುದನ್ನು ಪ್ರತಿಬಿಂಬಿಸುತ್ತದೆ. ಕಾಂಗ್ರೆಸ್ ಸಹ ಸ್ವಲ್ಪಮಟ್ಟಿಗೆ ತನ್ನ ನೆಲೆಯನ್ನು ಭದ್ರಪಡಿಸಿಕೊಳ್ಳುತ್ತಿದೆ. ದಕ್ಷಿಣ ಭಾರತದಲ್ಲಿ ಅದೊಂದು ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ. ಬರಲಿರುವ ಲೋಕಸಭಾ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ಎಲ್ಲರ ದೃಷ್ಟಿ ಅದರತ್ತ ನೆಟ್ಟಿದೆ. ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗೂ ತಳುಕು ಹಾಕಲು ಸಾಧ್ಯವಿಲ್ಲವಾದರೂ ಎರಡೂ ಕಡೆಯಲ್ಲಿ ಮತದಾರರು ಒಬ್ಬರೇ ಆಗಿರುವುದರಿಂದ, ವಿಧಾನಸಭಾ ಚುನಾವಣಾ ಫಲಿತಾಂಶ, ಲೋಕಸಭಾ ಚುನಾವಣಾ ಫಲಿತಾಂಶದ ದಿಕ್ಕನ್ನು ಸ್ವಲ್ಪಮಟ್ಟಿಗಾದರೂ ಸೂಚಿಸಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು–ಗೆಲುವು ಸರ್ವೇ ಸಾಮಾನ್ಯ. ರಾಜಕೀಯ ಪಕ್ಷಗಳು ತಮ್ಮ ಸಾಧನೆಯನ್ನು ಉತ್ತಮಪಡಿಸಿಕೊಳ್ಳಲು ಇವು ಅವಕಾಶ ಕಲ್ಪಿಸಿಕೊಡುತ್ತವೆ.

–ಕೆ.ವಿ.ವಾಸು, ವಕೀಲರು ಮತ್ತು ನೋಟರಿ, ಮೈಸೂರು

ಅಭಿವೃದ್ಧಿ ಪರ, ಆರೋಗ್ಯಕರ ಚರ್ಚೆ ನಡೆಯಲಿ


ಮಾನ್ಯರೆ,

ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಕರ್ನಾಟಕದ ಜನತೆ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದಾರೆ.

ಆರೋಗ್ಯ, ಇಂಧನ, ಶಿಕ್ಷಣವೂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರು ಕಾಯಂಗಾಗಿ ಹೋರಾಟ ನಡೆಸುತ್ತಿದ್ದು, ಇದು ನಿರ್ಣಾಯಕ ಹಂತ ತಲುಪಿದೆ. ಕೆಲವರಿಗೆ ಕಾಯಂ ಮಾಡಿ ಎಂದು ನ್ಯಾಯಾಲಯ ಆದೇಶ ಮಾಡಿದರೂ ಸರ್ಕಾರ ಸ್ಪಂದಿಸುತ್ತಿಲ್ಲ. ವಿದ್ಯಾವಂತ, ನಿರುದ್ಯೋಗಿ ಯುವಕರು ಉದ್ಯೋಗಕ್ಕಾಗಿ ಕಾದು ಕುಳಿತಿದ್ದಾರೆ. ಬರಗಾಲದಿಂದ ತತ್ತರಿಸಿರುವ ರೈತರು ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಆಡಳಿತ ಮತ್ತು ವಿರೋಧ ಪಕ್ಷಗಳೆರಡು ಸದನದಲ್ಲಿ ಉಪಯುಕ್ತ ಚರ್ಚೆಗಳನ್ನು ನಡೆಸಿ ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ಸದನ ನಡೆಸಿದರೆ ಅದರ ಸದುಪಯೋಗವಾಗುತ್ತದೆ. ಇಲ್ಲದಿದ್ದರೆ ಬೆಂಗಳೂರಿನಿಂದ ಬೆಳಗಾವಿಗೆ ಹೋಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಡೆಸಿದ ಕಲಾಪ ವ್ಯರ್ಥವಾಗುತ್ತದೆ. ರಾಜಕೀಯ ಜಗಳಗಳನ್ನು ಅಭಿವೃದ್ಧಿ ವಿಷಯದಲ್ಲಿ ವಿಷದಂತೆ ಸೇರಿಸಬೇಡಿ.

–ದಡದಹಳ್ಳಿ ರಮೇಶ್, ಚಂದಕವಾಡಿ, ಚಾಮರಾಜನಗರ ಜಿಲ್ಲೆ

ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿ



ಮಾನ್ಯರೆ,

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ 'ಶಕ್ತಿ' ಯೋಜನೆಯು ಒಂದು ಕಡೆ ವರದಾನವಾದರೆ, ಮತ್ತೊಂದು ಕಡೆ ಭಾರಿ ಕಿರಿಕಿರಿ ಉಂಟು ಮಾಡಿದೆ. ಇದರಿಂದ ವಯೋವೃದ್ಧರು, ಮಕ್ಕಳು ಹಾಗೂ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗಿದೆ. ಬಸ್‌ಗಳ ಸಂಖ್ಯೆ ಕಡಿಮೆಯಾಗಿದೆ. ಇಲ್ಲ ಆ ಮಾರ್ಗವಾಗಿ ಸಕಾಲಕ್ಕೆ ಬರದೇ ಇರುವುದಕ್ಕೋ, ಇಲ್ಲವೇ ಉಚಿತ ಬಸ್ ವ್ಯವಸ್ಥೆ ಸಲುವಾಗಿಯೋ ಒಟ್ಟಿನಲ್ಲಿ ತುಂಬಿ ತುಳುಕುವ ಬಸ್‌ಗಳ ನೋಡಿದರೆ ಭಯವಾಗುತ್ತದೆ. ಕೆಲವೊಮ್ಮೆ ಒಳಗೆ ಜಾಗ ಇದ್ದರೂ ಬಸ್ ಬಾಗಿಲಲ್ಲೇ ಕಂಬಿ ಹಿಡಿದು ನೇತಾಡುವ ವಿದ್ಯಾರ್ಥಿಗಳನ್ನು ಕಂಡರೆ ಕೋಪ ಬರದೇ ಇರದು. ನಿರ್ವಾಹಕರ ಪಾಡಂತೂ ದೇವರಿಗೆ ಪ್ರೀತಿ. ಜತೆಗೆ ಈ ನಿರ್ವಾಹಕರು ಸರ್ಕಾರವನ್ನು ಶಪಿಸುತ್ತಾ, ಹೆಂಗಸರನ್ನು, ವಿದ್ಯಾರ್ಥಿನಿಯರನ್ನು ಕಂಡರೆ ಒಂದಷ್ಟು ಮೈಉರಿದುಕೊಳ್ಳೋದು ಸಾಮಾನ್ಯ ಎನಿಸಿದೆ.

ಮೈಸೂರು ನಗರ ಬಸ್ ನಿಲ್ದಾಣದಿಂದ ಬೋಗಾದಿ, ಗದ್ದಿಗೆ ಕಡೆಗೆ ಹೋಗುವ ಬಸ್‌ಗಳಲ್ಲಿ ಹೆಚ್ಚಿನವರು ಶಾಲಾ–ಕಾಲೇಜು ವಿದ್ಯಾರ್ಥಿಗಳೇ ಇರುತ್ತಾರೆ. ಒಳಗೆ ಸಾಕಷ್ಟು ಸ್ಥಳಾವಕಾಶ ಇದ್ದರೂ ಫುಟ್‌ಬೋರ್ಡ್ ಮೇಲೆ ಜೋತಾಡುವುದು ಸಾಮಾನ್ಯವಾಗಿದೆ. ಅಲ್ಲದೇ ಇದಕ್ಕೆ ಕಡಿಮೆ ಬಸ್ ಓಡಾಟವೂ ಕಾರಣವಿರಬಹುದು.

ಅದೇನೇ ಇರಲಿ, ಅನಾಹುತ ಸಂಭವಿಸುವ ಮೊದಲು ಎಲ್ಲಾ ಕಡೆಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲು ಆಯಾಯ ನಿಗಮದ ಡಿಪೋಗಳು ಮುಂದಾಗಬೇಕು. ಹೀಗಾದಾಗ ಎಲ್ಲವೂ ಸುಗಮವಾಗಿರುತ್ತದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಎಂಬುದು ನಾಗರಿಕರ ಮನವಿ.


–ಎ.ಎಸ್.ಗೋವಿಂದೇಗೌಡ, ಕನ್ನಡ ಉಪನ್ಯಾಸಕರು, ರೂಪಾನಗರ ಮೈಸೂರು.

ಕೆ.ಆರ್.ನಗರ ಬಸ್ ನಿಲ್ದಾಣದಲ್ಲಿ ಮೈಕ್ ಕಿರಿಕಿರಿ

ಮಾನ್ಯರೆ,

ಮೈಸೂರು ಜಿಲ್ಲೆಯ ಕೆ.ಆರ್.ನಗರ ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ವಾಹನಗಳ ಆಗಮನ, ನಿರ್ಗಮನದ ಪ್ರಕಟಣೆಗಾಗಿ ಸಂಸ್ಥೆ ಮೈಕ್ ವ್ಯವಸ್ಥೆ ಮಾಡಿರುವುದು ಸ್ವಾಗತಾರ್ಹ ಸಂಗತಿ. ಆದರೆ ಇದು ಪ್ರಯಾಣಿಕರ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಇದರಲ್ಲಿ ಅತೀ ಹೆಚ್ಚು ಜಾಹೀರಾತುಗಳನ್ನು ಕಿವಿಗೆ ಕರ್ಕಶವಾಗುವ ರೀತಿಯಲ್ಲಿ ಹಾಕಲಾಗುತ್ತಿದೆ. ಬಸ್ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾದರೂ ಇದರ ಕಿರಿಕಿರಿ ಹೇಳತೀರದು. ಈ ಬಸ್ ನಿಲ್ದಾಣದಲ್ಲಿ ರೋಗಿಗಳೇನಾದರೂ ಹೆಚ್ಚು ಕಾಲ ಕಳೆದರೆ ಅವರ ಕಥೆ ಅಷ್ಟೇ... ಪುನಃ ಅವರು ತಲೆನೋವಿನಿಂದ ಆಸ್ಪತ್ರೆಗೆ ತೆರಳಬೇಕಾದ ಪರಿಸ್ಥಿತಿಗೆ ಬರುವುದರಲ್ಲಿ ಸಂದೇಹವಿಲ್ಲ. ದಯವಿಟ್ಟು ಸಂಬಂಧಿಸಿದವರು ಶೀಘ್ರವಾಗಿ ಇತ್ತ ಗಮನಹರಿಸಿ ಬಸ್ ನಿಲ್ದಾಣದಲ್ಲಿ ಒಮ್ಮೆ ಕೂತು ಪರಿಶೀಲಿಸಿ ಈ ಅನಗತ್ಯ ಜಾಹೀರಾತು ಕಿರಿಕಿರಿಯನ್ನು ತಪ್ಪಿಸಲು ಕೋರಿಕೆ.


–ಎಚ್.ಎಸ್.ಹರಿಪ್ರಸಾದ್, ನೊಂದ ಪ್ರಯಾಣಿಕ



ಬನ್ನೂರು ಕೆ. ರಾಜು
ಸಾಹಿತಿ, ಪತ್ರಕರ್ತ
ಮೊ : 94815 33167

ಬಹುಮುಖಿ

ಕನ್ನಡದ ರತ್ನ ಜಿ.ಪಿ.ರಾಜರತ್ನಂ



"ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವರಾದ ರಾಜರತ್ನಂ ಅವರು ಜನಿಸಿದ್ದು 1908 ಡಿಸೆಂಬರ್ 5 ರಂದು, ಅದೂ ರಾಮನಗರದಲ್ಲಿ. ಇವರದು ಗುಂಡ್ಲುಪಂಡಿತವಂಶ. ಆ ಕಾಲಕ್ಕೆ ಆ ಭಾಗದಲ್ಲೆಲ್ಲಾ ಉತ್ತಮ ಶಿಕ್ಷಕರೆಂದು ಹೆಸರಾಗಿದ್ದ ಜಿ.ಪಿ. ಗೋಪಾಲಕೃಷ್ಣ ಅಯ್ಯಂಗಾರರು ಇವರ ತಂದೆ. ಇವರ ತಾಯಿ ಸಹ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದವರು. ಮೊದಲಿಗೆ ಇವರ ಹೆಸರು ಜಿ.ಪಿ. ರಾಜಯ್ಯಂಗಾರ್ ಎಂದಿತ್ತು. ಇವರ ತಾಯಿಯಂತೂ ಪ್ರೀತಿಯಿಂದ ರಾಜ ಎಂದೇ ಕರೆಯುತ್ತಿದ್ದರು. ಆದರೆ ಲೋಯರ್ ಸೆಕೆಂಡಿಯರ್ ಶಾಲೆಯಲ್ಲಿ ಓದುತ್ತಿದ್ದಾಗ ಇವರು ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು ಜಿ.ಪಿ. ರಾಜರತ್ನಂ ಎಂದು ತಿದ್ದಿಸಿಕೊಂಡಿದ್ದರು. ಅಂದಿನಿಂದ ಆ ಹೆಸರೇ ಶಾಶ್ವತವಾಯಿತು. ಮುಂದಿನದೆಲ್ಲಾ ಇತಿಹಾಸ. ಈಗ ಸಾಹಿತ್ಯ ಪ್ರಪಂಚದಲ್ಲಿ 'ಜಿ.ಪಿ. ರಾಜರತ್ನಂ' ಹೆಸರು ಅಜರಾಮರ.

ಮಂಗಳವಾರ ರಾಜರತ್ನಂ ಅವರ ಜಯಂತಿ. ತನ್ನಿಮಿತ್ತ ಈ ಲೇಖನ.

'ನರಕಕ್ಕಿಳ್ಸಿ ನಾಲ್ಗೆ ಸೀಳ್ಸಿ ಬಾಯ್ ಒಲಿಸಾಕಿದ್ರೂನೆ ಮೂಗ್ನಲ್ ಕನ್ನಡ ಪದವಾಡ್ತೀನಿ' ಎನ್ನುತ್ತಲೇ ಬರಹದ ಮೂಲಕ, ಪುಸ್ತಕ ಪ್ರಕಟಣೆಯ ಮೂಲಕ, ಅಧ್ಯಾಪನದ ಮೂಲಕ, ಪ್ರಗತಿಶೀಲ ಚಳವಳಿಯ ಮೂಲಕ ನಾಡು ಕಟ್ಟುವ ಕೈಂಕರ್ಯಕ್ಕೆ ತಮ್ಮ ಇಡೀ ಬದುಕನ್ನು ಮೀಸಲಿಟ್ಟು ಸಾಧನೆಯ ಶಿಖರದಲ್ಲಿ ಕನ್ನಡದ ಅನರ್ಘ್ಯರತ್ನವಾಗಿ ಹೊಳೆದವರು ಡಾ. ಜಿ.ಪಿ. ರಾಜರತ್ನಂ. ಹುಟ್ಟುತ್ತಲೇ ಲೇಖನಿಯನ್ನು ಕೈಯಲ್ಲಿಡಿದುಕೊಂಡೇ ಬಂದವರಂತೆ ಎಳೆಯ ವಯಸ್ಸಿನಿಂದಲೂ ಅಕ್ಷರಗಳ ಜೊತೆಯಲ್ಲೇ ತಮ್ಮ ಬದುಕು ಕಳೆದು, ಕನ್ನಡ ಸಾರಸ್ವತ ಲೋಕದ ಇತಿಹಾಸದಲ್ಲಿ ಅಮರರಾಗುಳಿದಿರುವವರು. ಕನ್ನಡದ ಶಕ್ತಿಯೂ ಹೌದು. ಅದರಲ್ಲೂ ವಿಶೇಷವಾಗಿ ರಾಜರತ್ನಂ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜ್‌ನಲ್ಲಿ ಅಧ್ಯಾಪಕ ವೃತ್ತಿಯಲ್ಲಿದ್ದಾಗ ಡಾ. ಎ.ಆರ್. ಕೃಷ್ಣಶಾಸ್ತ್ರಿಗಳು 1918 ರಲ್ಲೇ ಸ್ಥಾಪಿಸಿದ್ದ ಕರ್ನಾಟಕ ಸಂಘವನ್ನು ಮತ್ತು ಅವರು ಪ್ರಾರಂಭಿಸಿದ್ದ 'ಪ್ರಬುದ್ಧ ಕರ್ನಾಟಕ' ಪತ್ರಿಕೆಯನ್ನು ಮುನ್ನಡೆಸುವ ಜವಾಬ್ದಾರಿಯನ್ನು 1950ರ ಸುಮಾರಿಗೆ ಹೊತ್ತುಕೊಂಡು ತನ್ಮೂಲಕ ತಮ್ಮ ಶಿಷ್ಯರಲ್ಲಿ ಸಾಹಿತ್ಯವನ್ನು ಬಿತ್ತಿ ಬೆಳೆದವರು ಮತ್ತು ಹೊಸಗನ್ನಡ ಸಾಹಿತ್ಯಕ್ಕೆ ಹೊಸ ಹೊಸ ಪ್ರತಿಭಾವಂತ ಸಾಹಿತಿಗಳನ್ನು ಅಣಿಗೊಳಿಸದವರು. ಹೀಗೆ ಇವರ ಶಿಷ್ಯಪಾಲನೆಯಲ್ಲಿ ಅದ್ವಿತೀಯ ಸಾಹಿತಿಗಳಾಗಿ ಅರಳಿದವರು ಅನೇಕ. ಇಂಥವರಲ್ಲಿ ಲಂಕೇಶ್, ನಿಸಾರ್ ಅಹಮದ್, ಚಿ. ಶ್ರೀನಿವಾಸರಾಜು ಹೀಗೆ ಬಹಳಷ್ಟು ಮಂದಿ ಇದ್ದಾರೆಂದರೆ ರಾಜರತ್ನಂ ಅವರ ಗರಡಿಯ ಸಾಧನೆ ಎಂಥಾದ್ದೆಂದು ಊಹಿಸಬಹುದು. ಹಾಗೆಯೇ ಸದಾ ಶಿಷ್ಯಪಡೆಯನ್ನು ಬೆನ್ನಿಗೆ ಕಟ್ಟಿಕೊಂಡೇ ಇರುತ್ತಿದ್ದ ಇವರ ಶಿಷ್ಯ ಪರಂಪರೆ ಕೂಡ ಬಹು ದೊಡ್ಡದಿತ್ತು.

ರಾಜರತ್ನಂ ವಿದ್ಯಾರ್ಥಿ ಪ್ರತಿಭೆಯನ್ನು ಗುರುತಿಸಿ ಆತ್ಮ ವಿಶ್ವಾಸ ಹುಟ್ಟಿಸಿದ್ದ ಕ್ಷೇಮಕಾರಿ. ವಿದ್ಯಾರ್ಥಿಗಳ ಅರಿವನ್ನು ಬೆಳಗಿಸಿಕೊಳ್ಳಲು ಸಹಾಯಕ ಸಾಮಗ್ರಿಗಳನ್ನು ನೀಡಿದ ದೀಪದಾರಿ. ವಿದ್ಯಾರ್ಥಿ ಬರವಣಿಗೆಯ ಲೋಪದೋಷಗಳನ್ನು ತಿದ್ದಿ ಸರಿಪಡಿಸಿದ ದಂಡಧಾರಿ ಎಂದು ಚಿ. ಶ್ರೀನಿವಾಸರಾಜು ಮತ್ತು ರಾಜರತ್ನಂ ಅವರು ನನ್ನಂಥವರನ್ನು ಪ್ರೋತ್ಸಾಹಿಸಿ, ಹಿಂಸಿಸಿ, ಹೊಗಳಿ, ನಾವು ಬರೆದದ್ದನ್ನು ಆರಿಸಿ ಪ್ರಕಟಿಸದಿದ್ದರೆ ನಮಗೆ ಶೈಲಿಯಾಗಲಿ ಭಾಷಾ ಶುದ್ಧಿಯಾಗಲಿ ಇರುತ್ತಿರಲಿಲ್ಲ ಎಂದು ಲಂಕೇಶ್ ಅಭಿಮಾನದಿಂದ ತಮ್ಮ ಗುರುವಿನ ಬಗ್ಗೆ ಹೇಳಿಕೊಂಡಿದ್ದಾರೆಂದರೆ ಸಾಹಿತ್ಯದ ವಿದ್ಯಾರ್ಥಿಗಳನ್ನು ತಯಾರಿಸುತ್ತಿದ್ದ ರಾಜರತ್ನಂ ಅವರ ಕಾರ್ಯಶೈಲಿಯನ್ನು, ಅದ್ಭುತ ಶಕ್ತಿಯನ್ನು ಯಾರು ಬೇಕಾದರೂ ಊಹಿಸ ಬಹುದು. ಅಧ್ಯಾಪನದ ಜೊತೆಗೆ ಮಹತ್ವಪೂರ್ಣ ಕವಿಗಳೂ, ವಿಶಿಷ್ಟ ಸಾಹಿತಿಗಳೂ ಆಗಿದ್ದ ರಾಜರತ್ನಂ, ಅಷ್ಟೇ ಸತ್ವಪೂರ್ಣ ಕವಿಗಳನ್ನು, ಸಾಹಿತಿಗಳನ್ನು ತಯಾರಿಸುವ ಕಾರ್ಖಾನೆಯೂ ಆಗಿದ್ದರು. ಕನ್ನಡ ಸಾರಸ್ವತ ಲೋಕ ಪ್ರವೇಶಿಸುವವರಿಗೆ ತೋರುಬೆರಳಾಗಿದ್ದರು. ಹಾಗಾಗಿ ಐವತ್ತು ಅರವತ್ತರ ದಶಕದ ಇವರ ಕಾಲದಲ್ಲಿ ಬಹಳಷ್ಟು ಬರಹಗಾರರು ಇವರ ಮಾರ್ಗದರ್ಶನದಲ್ಲಿ ತಯಾರಾಗಿ ಸಾಹಿತ್ಯ ಲೋಕವನ್ನು ಬೆಳಗಿದರು. ಒಂದು ರೀತಿಯಲ್ಲಿ ಚಿ. ಶ್ರೀನಿವಾಸರಾಜು ಹೇಳುವಂತೆ ಸೆಂಟ್ರಲ್ ಕಾಲೇಜ್ ಕರ್ನಾಟಕ ಸಂಘಕ್ಕೆ ಎರಡು ಪರ್ವ. ಒಂದು 'ಕೃಷ್ಣಪರ್ವ', ಮತ್ತೊಂದು 'ರತ್ನಪರ್ವ'. ರತ್ನ ಪರ್ವದಲ್ಲಂತೂ ಸಾಹಿತ್ಯದ ರಸಕವಳವೇ ತುಂಬಿತ್ತು. 1953 ರಿಂದ 1962 ರವರೆಗೆ 14 ಕಾಲೇಜು ಬರವಣಿಗೆ ಪುಸ್ತಕಗಳನ್ನು ರಾಜರತ್ನಂ ಅವರು ಪ್ರಕಟಿಸಿ ಸಾಹಸ ಮೆರೆದಿದ್ದರು. ಇದು ಹಲವಾರು ಸಶಕ್ತ ಸಾಹಿತಿಗಳ ಹುಟ್ಟಿಗೆ ಮೊದಲ ಮೆಟ್ಟಿಲಾಗಿತ್ತು.

ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯವರಾದ ರಾಜರತ್ನಂ ಅವರು ಜನಿಸಿದ್ದು 1908 ಡಿಸೆಂಬರ್ 5 ರಂದು, ಅದೂ ರಾಮನಗರದಲ್ಲಿ. ಇವರದು ಗುಂಡ್ಲುಪಂಡಿತವಂಶ. ಆ ಕಾಲಕ್ಕೆ ಆ ಭಾಗದಲ್ಲೆಲ್ಲಾ ಉತ್ತಮ ಶಿಕ್ಷಕರೆಂದು ಹೆಸರಾಗಿದ್ದ ಜಿ.ಪಿ. ಗೋಪಾಲಕೃಷ್ಣ ಅಯ್ಯಂಗಾರರು ಇವರ ತಂದೆ. ಇವರ ತಾಯಿ ಸಹ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದವರು. ಮೊದಲಿಗೆ ಇವರ ಹೆಸರು ಜಿ.ಪಿ. ರಾಜಯ್ಯಂಗಾರ್ ಎಂದಿತ್ತು. ಇವರ ತಾಯಿಯಂತೂ ಪ್ರೀತಿಯಿಂದ ರಾಜ ಎಂದೇ ಕರೆಯುತ್ತಿದ್ದರು. ಆದರೆ ಲೋಯರ್ ಸೆಕೆಂಡಿಯರ್ ಶಾಲೆಯಲ್ಲಿ ಓದುತ್ತಿದ್ದಾಗ ಇವರು ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು ಜಿ.ಪಿ. ರಾಜರತ್ನಂ ಎಂದು ತಿದ್ದಿಸಿಕೊಂಡಿದ್ದರು. ಅಂದಿನಿಂದ ಆ ಹೆಸರೇ ಶಾಶ್ವತವಾಯಿತು. ಮುಂದಿನದೆಲ್ಲಾ ಇತಿಹಾಸ. ಈಗ ಸಾಹಿತ್ಯ ಪ್ರಪಂಚದಲ್ಲಿ 'ಜಿ.ಪಿ. ರಾಜರತ್ನಂ' ಹೆಸರು ಅಜರಾಮರ.

ರಾಜರತ್ನಂರ ಪ್ರಾಥಮಿಕ ಶಿಕ್ಷಣ ರಾಮನಗರದಲ್ಲಿ ನಡೆಯಿತು. ಕೊಳ್ಳೇಗಾಲದಲ್ಲೂ ಇವರು ಸ್ವಲ್ಪದಿನ ಓದಿದ್ದುಂಟು. ಮೈಸೂರಿನಲ್ಲಿ ಪ್ರೌಢಶಾಲಾ ಶಿಕ್ಷಣ ಮುಗಿಸಿದ ಇವರು 1928 ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದರು. ವಿದ್ಯಾರ್ಥಿ ದಿಶೆಯಲ್ಲೇ 'ಜಯ ಕರ್ನಾಟಕ' ಪತ್ರಿಕೆಯಲ್ಲಿ ಇವರ ಕವನ ಪ್ರಕಟವಾಗಿ ಆಗಲೇ ಕಾವ್ಯಾಸಕ್ತರ ಗಮನ ಸೆಳೆದಿತ್ತು. 1931 ರಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಎಂ.ಎ. ಪದವಿ ಗಳಿಸಿದ ಇವರು. ಆ ವರ್ಷವೇ ಚಾಮರಾಜನಗರದ ಲಲಿತಾ ಅವರೊಡನೆ ವಿವಾಹವಾದರು. ಆದರೆ ಆ ಸಮಯದಲ್ಲಿ ಕೆಲಸ ಸಿಗದೆ ಇವರು ಪರದಾಡುತ್ತಿದ್ದಾಗ ಮಾಸ್ತಿಯವರು ಇವರಿಗೆ ಆಶ್ರಯ ನೀಡಿದ್ದರು. ಜೀವನ ನಿರ್ವಹಣೆಗಾಗಿ ತಂದೆಯ ಬದಲು ಶಾಲಾ ಮಕ್ಕಳಿಗೆ ಪಾಠ ಹೇಳುತ್ತಿದ್ದ ಇವರು ಆ ಸಮಯದಲ್ಲೇ ಇಂದಿಗೂ ಕನ್ನಡಿಗರೆದೆಯಲ್ಲಿ ಆದರಲ್ಲೂ ಮಕ್ಕಳ ಮನದಲ್ಲಿ ಮಧುರ ಹಾಡಾಗಿರುವ 'ತುತ್ತೂರಿ' ಕವಿತೆ ರಚಿಸಿದ್ದು, 'ಬಣ್ಣದ ತಗಡಿನ ತುತ್ತೂರಿ ಕಾಸಿಗೆ ಕೊಂಡನು ಕಸ್ತೂರಿ...' ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ? ಅಲ್ಲಿಂದಾಚೆಗೆ ಕೊಂಚವೂ ಬಿಡುವಿಲ್ಲದಂತೆ ತಮ್ಮ ಕನ್ನಡ ಕಾವ್ಯ ತುತ್ತೂರಿಯನ್ನು ಸಾರಸ್ವತ ಲೋಕದಲ್ಲಿ ಊದುತ್ತಲೇ ಎತ್ತರೆತ್ತರಕ್ಕೆ ಏರತೊಡಗಿದರು.

1938 ರಲ್ಲಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ ಸೇರಿದ ರಾಜರತ್ನಂ, ತುಮಕೂರು, ಶಿವಮೊಗ್ಗ, ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದರು. ಸೆಂಟ್ರಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿ 1964 ರಲ್ಲಿ ರಾಜರತ್ನಂ ನಿವೃತ್ತರಾದರೂ ಸಹ ಇವರ ಬೋಧನಾ ಪಾಂಡಿತ್ಯವನ್ನು ಮನಗಂಡಿದ್ದ ಮೈಸೂರು ವಿಶ್ವವಿದ್ಯಾಲಯವು. ಯು.ಜಿ.ಸಿ. ನೆರವಿನಿಂದ ಮತ್ತೆ ಮೂರು ವರ್ಷಗಳ ಕಾಲ ಇವರ ಸೇವೆಯನ್ನು ಬಳಸಿಕೊಂಡು ಇವರ ಶೈಕ್ಷಣಿಕ ಸಾಧನೆಗೊಂದು ಕಿರೀಟತೊಡಿಸಿತ್ತು.

ಸುಮಾರು ಮೂರು ದಶಕಗಳಿಗೂ ಮೀರಿದ ಶಿಕ್ಷಣ ಸೇವೆಯ ಜೊತೆಜೊತೆಯಲ್ಲಿ ಸಾಹಿತ್ಯ ಕೃಷಿಯನ್ನೂ ಮಾಡುತ್ತಾ ಈ ಅವಧಿಯಲ್ಲಿ ಕಥೆ, ಕಾವ್ಯ, ನಾಟಕ, ಕಾದಂಬರಿ, ಕಥನ ಕವನ, ಅಂಕಣ ಬರಹ, ಜೀವನ ಚರಿತ್ರೆ, ವಿಮರ್ಶೆ, ಸಂಶೋಧನೆ, ಪ್ರವಾಸ ಕಥನ, ಪೌರಾಣಿಕ ಸಾಹಿತ್ಯ, ಸಾಮಾಜಿಕ ಸಾಹಿತ್ಯ, ಜಾನಪದ ಸಾಹಿತ್ಯ, ಮಕ್ಕಳ ಸಾಹಿತ್ಯ ಸೇರಿದಂತೆ ಸಾಹಿತ್ಯದ ಬಹುತೇಕ ಪ್ರಕಾರಗಳಲ್ಲಿ ಕೃಷಿ ಮಾಡಿ ನೂರಾರು ಕೃತಿಗಳನ್ನು ನಾಡಿಗಿತ್ತ ಹಿರಿಮೆ ರಾಜರತ್ನಂ ಅವರದ್ದಾದರೂ, **ಯೆಂಡ್ಕುಡ್ಕ ರತ್ನನ** ಪದಗಳಿಂದಲೇ ಇವರು ಹೆಚ್ಚು ಪ್ರಸಿದ್ಧರು. ಗಾಂಧೀಜಿ ಕುರಿತು ಆರು ಅಮೂಲ್ಯ ಕೃತಿಗಳನ್ನೂ, ಸಾಯಿಬಾಬ ಕುರಿತು ಹಲವಾರು ಪುಸ್ತಕಗಳನ್ನೂ, ಪಾಲಿ ಭಾಷೆ ಬಲ್ಲವರಾಗಿದ್ದ ಇವರು ಬೌದ್ಧ ಸಾಹಿತ್ಯದಲ್ಲಿ ವಿಶೇಷ ಪರಿಣಿತಿ ಹೊಂದಿದ್ದು ಬುದ್ಧನ ಬಗ್ಗೆ 20ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಹಾಗೆಯೇ ಕೈಲಾಸಂ ಅವರಿಗೆ ಸಂಬಂಧಿಸಿದಂತೆ 13 ಕೃತಿಗಳನ್ನು ಬರೆದು ಈ ದಿಶೆಯಲ್ಲಿ ಅದ್ವಿತೀಯರೆನಿಸಿದ್ದಾರೆ.

ಶಾಂತಿ, ಹೂಗಳು, ಬೆಳದಿಂಗಳು, ಕಂದನ ಕಾವ್ಯ ಮಾಲೆ, ದೇವರ ಸಾಕ್ಷಿ, ಯೆಂಡ್ಕುಡ್ಕೆ ರತ್ನ, ಗಿಳಿಮರಿಗಳ ಗಾಂಧೀ, ಮಕ್ಕಳ ಗಾಂಧೀ, ಗಾಂಧಿ ಜ್ಞಾಪಕ ದೀಪ, ವಂದೇ ಗಾಂಧೀಜಿ, ಕರ್ನಾಟಕ ಪುರಾಣ, ಧರ್ಮದಾನಿ ಬುದ್ಧ, ಬುದ್ಧವಚನ ಪರಿಚಯ, ಬುದ್ಧನ ಕಥೆಗಳು, ಗೌತಮ ಬುದ್ಧ, ಧರ್ಮಪದ, ಗೌತಮ ಸ್ವಾಮಿ, ಶ್ರೀ ಗೋಮಟೇಶ್ವರ, ಗೊಮ್ಮಟ ಶಿಲ್ಪಿ, ಭಗವಾನ್ ಮಹಾವೀರ, ಭಗವಾನ್ ಪಾರ್ಶ್ವನಾಥ, ಪಾರ್ಶ್ವನಾಥ ಚರಿತೆ, ಮಹಾವೀರನ ಮಾತುಕತೆ, ಬಾಹುಬಲಿ ವಿಜಯಂ, ಸಂಭಯಾಮಿ ಯುಗೇ ಯುಗೇ, ತುತ್ತೂರಿ, ರತ್ನನ ಪದಗಳು, ನಾಗನ ಪದಗಳು, ಕಡಲೆಪುರಿ, ಚುಟುಕ, ಗಂಡು ಗೊಡಲಿ, ಕಂಬ್ಳಿಸೇವೆ, ನರಕದನ್ಯಾಯ, ತಾರೆ, ಕಲ್ಲುಸಕ್ಕರೆ, ಕೆನೆಹಾಲು, ರಸಕವಳ, ಗೋವಿಂದ ಪೈ ಪತ್ರಗಳು, ಸ್ನೇಹದೀಪ, ವಿಚಾರರಶ್ಮಿ, ವಿಚಾರತರಂಗ, ಸ್ವಾರಸ್ಯ, ಕಿರಣಾನುಭವ, ಧ್ವಜವಂದನೆ, ಗೋಳೂರಿನ ನಾಯಕರು, ಪೋಲಿ ಸುಬ್ಬಣ್ಣ, ಪಂಚತಂತ್ರದ ಕಥೆಗಳು, ಕಥಾಕೋಶ, ಚೀನಾ ದೇಶದ ಬೌದ್ಧಯಾತ್ರಿಕರು, ಮೆಗಾಸ್ತಿನಿಸ್ ಮತ್ತು ಇತರ ಯಾತ್ರಿಕರು ಇವೇ ಮೊದಲಾದವು ಜಿ.ಪಿ. ರಾಜರತ್ನಂ ಅವರ ಪ್ರಮುಖ ಕೃತಿಗಳು.

ರಾಜರತ್ನಂ ಮಡದಿ ಲಲಿತಾ ಅವರು ಅಕಾಲಿಕ ಮರಣಕ್ಕೆ ತುತ್ತಾದಾಗ ಎರಡನೇ ಮಡದಿಯಾಗಿ ಸೀತಾ ಅವರನ್ನು ಇವರು ವಿವಾಹವಾದರು. ಮೊದಲ ಪತ್ನಿ ಲಲಿತಮ್ಮ 'ರತ್ನನ ಪದ'ಗಳಲ್ಲಿ ಪುಟ್ನಂಜಿಯಾಗಿ ಮೆರೆದರೆ ಎರಡನೇ ಪತ್ನಿ ಸೀತಮ್ಮ 'ನಾಗನ ಪದ'ಗಳಲ್ಲಿ ಮಲ್ಲಿಯಾಗಿ ಮಿಂಚಿದರು. ಒಟ್ಟಾರೆ ಇಬ್ಬರು ಪತ್ನಿಯರೂ ರಾಜರತ್ನಂ ಅವರ ಸಾಹಿತ್ಯಕ್ಕೆ ಸ್ಫೂರ್ತಿಯಾಗಿದ್ದರು.

ರಾಜರತ್ನಂ ತಾವು ಬದುಕಿರುವ ತನಕವೂ ಕನ್ನಡ ಸಾಹಿತ್ಯ ಪರಿಷತ್‌ನೊಡನೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದರು. ಗೌರವ ಕೋಶಾಧಿಕಾರಿಯಾಗಿಯೂ ಇವರು ಪರಿಷತ್‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಕನ್ನಡವೆಂದರೆ ಸಾಕು, ನೂರಾಳಾಗಿ ಟೊಂಕಕಟ್ಟಿ ನಿಲ್ಲುತ್ತಿದ್ದ ರಾಜರತ್ನಂರ ಕನ್ನಡ ಸೇವೆ ಬಹಳ ದೊಡ್ಡದು. ನಾಡು ಮರೆಯದ ಉಜ್ವಲ ಬೆಳಕಿವರು.

1931ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ರಜತೋತ್ಸವದ ಬಿಎಂಶ್ರೀ ಸ್ವರ್ಣಪದಕ (ವಿದ್ಯಾರ್ಥಿ ದಿಸೆಯಲ್ಲಿ), 1969ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ದೇವರಾಜ್ ಬಹದ್ದೂರ್ ಪ್ರಶಸ್ತಿ, 1970ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 1977ರಲ್ಲಿ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸೇರಿದಂತೆ ನಾಡಿನ ನೂರಾರು ಪ್ರಶಸ್ತಿ, ಪುರಸ್ಕಾರ, ಸನ್ಮಾನಗಳು ರಾಜರತ್ನಂ ಅವರ ಸೇವೆಯ ಮಡಿಲು ತುಂಬಿವೆ. ಇವೆಲ್ಲಕ್ಕೂ ವಜ್ರ ಕಿರೀಟ ಧರಿಸಿದಂತೆ 1978ರಲ್ಲಿ ನವದೆಹಲಿಯಲ್ಲಿ ನಡೆದ 50ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಗೌರವ ಪಟ್ಟವನ್ನು ಇವರಿಗೆ ಕಟ್ಟಿ ಕನ್ನಡ ಕುಲಕೋಟಿಯ ಪರವಾಗಿ ಸಾಹಿತ್ಯ ಪರಿಷತ್ ಇವರನ್ನು ಗೌರವಿಸಿದೆ. ಹಾಗೆಯೇ 'ಜೀವರತ್ನ' ಮತ್ತು 'ಪರಚಾರಕ' ಹಾಗೂ 'ರಾಜ ಮಾರ್ಗ' ಎಂಬ ಮೂರು ಅಪೂರ್ವ ಗೌರವ ಗ್ರಂಥಗಳನ್ನು ಇವರಿಗೆ ಸಮರ್ಪಿಸಲಾಗಿದೆ.

ಕನ್ನಡಿಗರ ಪ್ರೀತ್ಯಾದರಗಳನ್ನು ಪಡೆದು ಕರ್ನಾಟಕ ರತ್ನವಾಗಿ ಸದಾ ಮಿನುಗುತ್ತಿದ್ದ ಜಿ.ಪಿ. ರಾಜರತ್ನಂ ಅವರು 1979 ಮಾರ್ಚ್ 13 ರಂದು ಇಹಲೋಕ ತ್ಯಜಿಸಿದರು. ಕನ್ನಡಿಗರ ಹೃನ್ಮನದಲ್ಲಿ ಇಂದಿಗೂ ಅವರು ಅಜರಾಮರರಾಗಿದ್ದಾರೆ. ರತ್ನನ ಪದಗಳು ಒಂದಲ್ಲ ಒಂದು ರೀತಿ ಈಗಲೂ ನಾಡಿನಲ್ಲಿ ಗುಂಯ್‌ಗುಡುತ್ತಲೇ ಇವೆ! ಅಂತೆಯೇ ಬಣ್ಣದ ತಗಡಿನ ತುತ್ತೂರಿಯೂ ಕನ್ನಡ ಮಕ್ಕಳ ನಾಲಿಗೆಯಲ್ಲಿ ಮೊಳಗುತ್ತಲೇ ಇದೆ...!

ಮೂಲ ವಾರಸುದಾರರಿಗೆ ಹಕ್ಕುಪತ್ರ ನೀಡಿ

ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಸೂಚನೆ



ಮೈಸೂರು, ಡಿ.4– ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸೇರುವ ಭೂಮಿಯನ್ನು ಕೆಲವು ದುಷ್ಕರ್ಮಿಗಳು ಕಬಳಿಸಿ ತಮ್ಮ ಹೆಸರಿಗೆ ಖಾತೆಗಳನ್ನು ಮಾಡಿಸಿರುತ್ತಾರೆ. ಅಂಥವರನ್ನು ಗುರುತಿಸಿ ಮೂಲ ವಾರಸುದಾರರಿಗೆ ಭೂಮಿಯ ಹಕ್ಕುಪತ್ರ ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ದೌರ್ಜನ್ಯ ಪ್ರಕರಣದಲ್ಲಿ ನೊಂದ ಸಂತ್ರಸ್ತರಿಗೆ ಜಾಮೀನು ನೀಡುವುದು, ಸಾಲಿಗ್ರಾಮ ತಾಲೂಕು ಚುಂಚನಕಟ್ಟೆ ಅಲೆಮಾರಿಗಳಿಗೆ ಹಕ್ಕುಪತ್ರ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಬೋರ್‌ವೆಲ್ ಕೊರೆಸುವಾಗ ಹಾನಿಯಾಗಿರುವುದು, ಎಚ್.ಡಿ.ಕೋಟೆ ತಾಲೂಕಿನ ಕಾಳನಹುಂಡಿ ಗ್ರಾಮದ ಶ್ರೀ ನಂಜುರಾಜ ಭೋವಿ ಬಿ ಲೇಟ್ ಲಿಂಗ ಬೋವಿ ಅವರ ಮೇಲೆ ಸವರ್ಣೀಯ ಜನಾಂಗದವರಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವ ಬಗ್ಗೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಜಮೀನನ್ನು ಕಬಳಿಸಲು ಪ್ರಯತ್ನಿಸಿರುವ ಕುರಿತು ಮತ್ತು ಜೀವ ಬೆದರಿಕೆ ಕುರಿತು, ಜಿಲ್ಲೆಯ 33 ಹೋಬಳಿಗಳಲ್ಲಿ ದೌರ್ಜನ್ಯ ತಡೆಯುವ ಸಂಬಂಧ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಸೇರಿದಂತೆ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು, ಜಾತಿ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಮಾಡಬೇಕು, ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಆದ 60 ದಿನಗಳೊಳಗೆ ಚಾರ್ಜ್‌ಶೀಟ್ ಆಗಲು ಅಗತ್ಯ ಕ್ರಮವಹಿಸಿ, ಸರಿಯಾದ ಸಮಯಕ್ಕೆ ಪರಿಹಾರವನ್ನು ಮಂಜೂರು ಮಾಡಲು ಕ್ರಮ ವಹಿಸಬೇಕು. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸೂಕ್ತಕ್ರಮ ಕೈಗೊಳ್ಳುವಂತೆ ಇಲಾಖೆಗೆ ನಿರ್ದೇಶಿಸಲಾಯಿತು. ಮುಂದಿನ ಸಭೆಯವರೆಗೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ತಿಳಿಸಲಾಯಿತು.

ಹೊಸ ವಿಚಾರಗಳಿಗೆ ಸಂಬಂಧಿಸಿದಂತೆ ಇಲವಾಲ ಗ್ರಾಮದ ಸಂತೆಮಾಳದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರಾಗಿರುವ ಜಾಗದಲ್ಲಿ ಗ್ರಾಮ ಪಂಚಾಯಿತಿಯವರು ಕಟ್ಟಿರುವ ಅಂಗಡಿಗಳನ್ನು ತೆರವುಗೊಳಿಸುವುದು. ನಂಜನಗೂಡು ತಾಲೂಕಿನ ಶಿರಮಳ್ಳಿ ಗ್ರಾಮದ ಸರ್ವೆ ನಂಬರ್ 29 ರಲ್ಲಿ 2.0 ಎಕರೆ ಸರ್ಕಾರಿ ಜಮೀನಿನಲ್ಲಿ ಅಲೆಮಾರಿ ಸಮುದಾಯ ಜನಾಂಗಕ್ಕೆ ವಸತಿ ಸೌಕರ್ಯ ಕಲ್ಪಿಸುವುದು. ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಹೋಬಳಿಯ ಶ್ರೀರಾಮಪುರ ಗ್ರಾಮದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದವರಿಗೆ ಹಕ್ಕುಪತ್ರ ನೀಡುವುದು. ಗಿರಿಯಭೋವಿ ಪಾಳ್ಯದಲ್ಲಿ ಕಲ್ಯಾಣಿ ಛತ್ರಿ ಮರದ ಹತ್ತಿರ ಪೊಲೀಸ್ ಬೀಟ್ ವ್ಯವಸ್ಥೆಗೆ ಕ್ರಮ ವಹಿಸುವುದು. ಹುಣಸೂರು ತಾಲೂಕಿನ ಕಡೆಮನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಬಿ.ಆರ್.ಕಾವಲ್ ಗ್ರಾಮದಲ್ಲಿ ವಾಸವಿರುವ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಡೋಂಗ್ರಿಗೆ ರಾಶಿಯ 21 ವಸತಿ ರಹಿತ ಬಡವರಿಗೆ ಮನೆ ನೀಡುವುದು. ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಮಂಗಳೂರುಮಾಳ ಗ್ರಾಮದಲ್ಲಿ ವಾಸವಿರುವ ಪರಿಶಿಷ್ಟ ಪಂಗಡ ಜಾತಿಗೆ ಸೇರಿದ ಡೋಂಗ್ರಿಗೆ ರಾಶಿಯ 35 ವಸತಿ ರಹಿತ ಬಡವರಿಗೆ ಮನೆ ನೀಡುವುದು. ಮೈಸೂರು ನಗರದ ಎಚ್.ಬ್ಲಾಕ್ ರಾಮಕೃಷ್ಣನಗರ ದಟ್ಟಗಳ್ಳಿ 3ನೇ ಹಂತದಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಜಾತಿ, ಪಂಗಡ ವರ್ಗದವರಿಗೆ ಮೂಲಸೌಕರ್ಯಗಳನ್ನು ಒದಗಿಸುವುದು. 2018–19ನೇ ಸಾಲಿನಿಂದ 2023–24ನೇ ಸಾಲಿನವರೆಗೆ 86 ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗದಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಂಬಂಧಿತ ವಿಚಾರಗಳಿಗೆ ಚರ್ಚಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು, ಸಲ್ಲಿಕೆಯಾಗಿರುವ ಪ್ರಕರಣಗಳನ್ನು ಆದಷ್ಟು ಬೇಗ ಪರಿಹರಿಸಬೇಕು ಮತ್ತು ಅವರಿಗೆ ಸೇರಬೇಕಿರುವ ಪರಿಹಾರದ ಹಣವು ಕೂಡ ಆದಷ್ಟು ಬೇಗ ಫಲಾನುಭವಿಗಳಿಗೆ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು. ಮುಂದಿನ ಸಭೆ ಸಮಯದಲ್ಲಿ ಈ ಬಾರಿ ಚರ್ಚೆಯಾಗಿರುವ ಯಾವುದೇ ಸಮಸ್ಯೆಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್, ಹುಣಸೂರು ಉಪ ವಿಭಾಗಾಧಿಕಾರಿ ರುಚಿ ಜಿಂದಾಲ್, ಉಪ ಪೊಲೀಸ್ ಕಮೀಷನರ್ ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಜೆ.ಚಿಕ್ಕ ಜವರಯ್ಯ (ಅಹಿಂದ ಜವರಯ್ಯ) ಎನ್. ಟಿ.ರವಿಕುಮಾರ್, ಭಾಗ್ಯ ಹೆಚ್, ವೇಣು ಗೋಪಾಲ್, ಎಸ್. ಬಸವರಾಜು, ಮಹದೇವ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visweswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಆನ್‌ಲೈನ್ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶ



ಮೈಸೂರು,ಡಿ.4(ಬಿಎಲ್‌ಯು)– ಆನ್‌ಲೈನ್ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಲು ಕೇಂದ್ರ ಚುನಾವಣಾ ಆಯೋಗ ಇಂದಿನಿಂದ ವಿಶೇಷ ಅಭಿಯಾನ ಆರಂಭಿಸಿದೆ.

ವಿಶೇಷ ಅಭಿಯಾನದಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶವಿದ್ದು, ಡಿಸೆಂಬರ್ 9 ಅಂತಿಮ ದಿನವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಲು ಕೇಂದ್ರ ಚುನಾವಣಾ ಆಯೋಗ ಡಿಸೆಂಬರ್ 2 ಮತ್ತು 3ರಂದು ವಿಶೇಷ ಅಭಿಯಾನ ನಡೆಸಿತ್ತು. ಆಯಾ ಮತಗಟ್ಟೆಗಳಲ್ಲಿ ಹಾಜರಿದ್ದ ಸಿಬ್ಬಂದಿ ಹೆಸರು ನೋಂದಣಿ ಮಾಡಿಕೊಳ್ಳಲು ಅರ್ಜಿ ವಿತರಣೆ ಮಾಡಿದ್ದರು. ಜೊತೆಗೆ ಮತಗಟ್ಟೆ ಸಿಬ್ಬಂದಿ ಪ್ರತಿ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಳ್ಳದವರಿಗೆ ಅರ್ಜಿ ನೀಡಿದ್ದರು. ಇದರಿಂದ ಡಿ.2ರಂದು 4080 ಮತದಾರರು ಹಾಗೂ ಡಿ.3ರಂದು 4516 ಮತದಾರರು ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. ಹೀಗೆ ನೋಂದಣಿ ಮಾಡಿಕೊಂಡ ಮತದಾರರ ಪಟ್ಟಿಯನ್ನು ಜನವರಿ 5ರಂದು ಪ್ರಕಟಿಸಲಾಗುತ್ತದೆ. ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸುವ ತನಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಕೊಳ್ಳಲು ಇಂತಹ ಹಲವು ಅಭಿಯಾನಗಳನ್ನು ಆಯೋಗ ಹಮ್ಮಿಕೊಳ್ಳಲಿದೆ.

ರೈತರು, ಗ್ಯಾರಂಟಿಗಳು, ಯೋಜನೆಗಳು, ಅಭಿವೃದ್ಧಿ, ಹಾಗೆಯೇ ಮಾಧ್ಯಮಗಳಿಗೂ
ಬಾಕಿ ಉಳಿಸಿಕೊಂಡಿರುವ 'ಸಿದ್ದರಾಮಯ್ಯ ಸರ್ಕಾರ'

● ಗ್ಯಾರಂಟಿಗಳ ಪ್ರಚಾರಕ್ಕೆ ಸಿಕ್ಕಾಪಟ್ಟೆ 140 ಕೋಟಿ ರೂ. ಜಾಹೀರಾತು ಬಿಡುಗಡೆ ● ಆದರೆ ಯಾವ ಮಾಧ್ಯಮಗಳಿಗೂ ಹಣ ಬಿಡುಗಡೆ ಮಾಡದ ಸರ್ಕಾರ; ಕೃಷಿ ಸಚಿವರ ಪತ್ರದಿಂದ ವಿಚಾರ ಬಯಲು ● ಸರ್ಕಾರದ ಜನ್ಮ ಜಾಲಾಡಿದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್



ಬೆಂಗಳೂರು, ಡಿ.4(ಕೆಎಂಶಿ)– ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಆರು ತಿಂಗಳಲ್ಲಿ ಮಾಧ್ಯಮಗಳಿಗೆ ಜಾಹೀರಾತು ನೀಡಲು 140 ಕೋಟಿ ರೂ.ಗಳನ್ನು ವೆಚ್ಚ ಮಾಡಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪ್ರಕಟಿಸಿದ್ದ ಐದು ಗ್ಯಾರಂಟಿಗಳ ಅನುಷ್ಠಾನದ ಪ್ರಚಾರಕ್ಕಾಗಿ ಇದರಲ್ಲಿ ಹೆಚ್ಚಿನ ಹಣವನ್ನು ಜಾಹೀರಾತಿಗೆ ಬಳಕೆ ಮಾಡಲಾಗಿದೆ.

ಈ ಸಂಬಂಧ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರ ಭಾರಿ ವಿವಾದಕ್ಕೆ ಎಡೆ ಮಾಡಿದರೆ, ಮತ್ತೊಂದೆಡೆ ಬಿಜೆಪಿ, ಕೋಟಿ–ಕೋಟಿ ಮೌಲ್ಯದ ಕಾರುಗಳ ಖರೀದಿ, ಕಚೇರಿ, ಮನೆಗಳ ನವೀಕರಣಕ್ಕೆ ನೂರಾರು ಕೋಟಿ ರೂ. ದುಂದು ವೆಚ್ಚ ಮಾಡಿದ ನಂತರ ಈಗ ಮಾಧ್ಯಮ ಜಾಹೀರಾತುಗಳಿಗೆ 140 ಕೋಟಿ ರೂ. ವ್ಯಯಿಸಿರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದೆ. ಚಲುವರಾಯ ಸ್ವಾಮಿ ಪತ್ರ ಬಹಿರಂಗಗೊಳ್ಳುತ್ತಿದ್ದಂತೆ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರಣಿ ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆರ್ಥಿಕ ಸುಧಾರಣೆಗಳ ಹರಿಕಾರ, ಅತೀ ಹೆಚ್ಚು ಬಜೆಟ್‌ಗಳನ್ನು ಮಂಡಿಸಿದ ಮುಖ್ಯಮಂತ್ರಿ ಈ ರೀತಿ ತೆರಿಗೆದಾರರ ಹಣವನ್ನು ಪೋಲು ಮಾಡಬಹುದೇ ಎಂದು ಪ್ರಶ್ನಿಸಿದ್ದಾರೆ. ರೈತರ ಬರ ಪರಿಹಾರಕ್ಕೆ ತಲಾ 2,000 ರೂ. ಕೊಟ್ಟು ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ 140 ಕೋಟಿ ರೂ. ಖರ್ಚು ಮಾಡಿದ ಜನದ್ರೋಹಿ ಸರ್ಕಾರ ಎಂದು ಕಿಡಿಕಾರಿದ್ದಾರೆ. ರೈತರಿಗೂ ಬಾಕಿ, ನಿಮ್ಮ ಗ್ಯಾರಂಟಿಗಳಿಗೂ ಹಣವಿಲ್ಲದೆ ಬಾಕಿ, ಯೋಜನೆಗಳಿಗೂ ಬಾಕಿ, ಅಭಿವೃದ್ಧಿಗೂ ಬಾಕಿ, ಈಗ ಮಾಧ್ಯಮಗಳಿಗೂ ಬಾಕಿ. ರಾಜ್ಯವನ್ನು ಇನ್ನೆಷ್ಟು ಸಾಲದ ಸುಳಿಗೆ ಸಿಲುಕಿಸುವಿರೀ ಎಂದು ಯತ್ನಾಳ್, ಮುಖ್ಯಮಂತ್ರಿ ಹಾಗೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಧ್ಯಮಗಳಿಗೆ ನೀಡಿರುವ ಜಾಹೀರಾತು ಹಣವನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ, ತಕ್ಷಣವೇ 140 ಕೋಟಿ ರೂ. ಬಿಡುಗಡೆ ಮಾಡುವಂತೆ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ, ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಕೃಷಿ ಸಚಿವರು, ಇಷ್ಟು ಬೃಹತ್ ಮೊತ್ತದ ಬಾಕಿಯಿಂದಾಗಿ ಮಾಧ್ಯಮ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಪತ್ರಕರ್ತರು ಹಾಗೂ ಮಾಧ್ಯಮ ಸಂಸ್ಥೆಗಳು ನನ್ನ ಬಳಿ ನಿವೇದಿಸಿಕೊಂಡಿದ್ದಾರೆ.

ಬಾಕಿ ಹಣವನ್ನು ತುರ್ತಾಗಿ ಬಿಡುಗಡೆ ಮಾಡಿಸಿಕೊಟ್ಟು ಮಾಧ್ಯಮ ಸಂಸ್ಥೆಗಳ ನೆರವಿಗೆ ನಿಲ್ಲುವಂತೆ ಚಲುವರಾಯ ಸ್ವಾಮಿ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣಾ ಪೂರ್ವ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಶಕ್ತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲೇ ಹೆಚ್ಚು ಪ್ರಚಾರಕ್ಕೆ ಮಾಧ್ಯಮಗಳಲ್ಲಿ ಜಾಹೀರಾತಿಗೆ ಸರ್ಕಾರ ಹೆಚ್ಚು ಹಣ ಬಳಕೆ ಮಾಡಿಕೊಂಡಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆಯ ಜಾಹೀರಾತಿಗಾಗಿ 32 ಕೋಟಿ ರೂ. ವೆಚ್ಚ ಮಾಡಿದೆ.

ಲೋಕಸಭಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಬದಲಾವಣೆ

● ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್
● ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗೋವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ

ಬೆಂಗಳೂರು, ಡಿ.4(ಕೆಎಂಶಿ)–ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸ್ಥಾನ ಬದಲಾವಣೆ ಆಗಲಿದೆ ಎಂದು ಪಕ್ಷದ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸಾರ್ವತ್ರಿಕ ಚುನಾ ವಣೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಕರ್ನಾಟಕದ ಇಬ್ಬರನ್ನು ಪಕ್ಷದ ಉನ್ನತ ಸ್ಥಾನಕ್ಕೆ ಕೂರಿಸಲಾಗಿದೆ. ಇದೇ ಮೊದಲ ಬಾರಿಗೆ ನನ್ನೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು (ಜೆ.ಪಿ. ನಡ್ಡಾ), ಲೋಕಸಭಾ ಚುನಾವಣೆವರೆಗೆ ಸಹಿಸಿಕೊಂಡಿರಿ. ನಂತರ ನೋಡೋಣ ಎಂದು ನನಗೆ ಹೇಳಿದ್ದಾರೆ ಎಂದರು. ಯತ್ನಾಳ್ ಈ ಹೇಳಿಕೆ ನೀಡುತ್ತಿದ್ದಂತೆ ವಿಜಯಪುರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಿ.ವೈ. ವಿಜಯೇಂದ್ರ ಅವರ ಆಪ್ತ ಶಿಷ್ಯ ಬಿರಾದಾರ್ ಹೇಳಿಕೆ ನೀಡಿ, ಬಸನಗೌಡ ಪಾಟೀಲ್ ಯತ್ನಾಳ್ ನಾಲಗೆ ಮತ್ತು ಮೆದುಳಿನ ನಡುವೆ ಸಂಪರ್ಕ ಕಡಿದುಹೋಗಿದೆ ಎಂದು ವ್ಯಂಗ್ಯವಾಡಿದ್ದಾರೆ. ನಾಲಗೆ ಮತ್ತು ಮೆದುಳಿನ ನಡುವೆ ಸಂಪರ್ಕ ಕಡಿತಗೊಂಡಿರುವುದರಿಂದ ಯತ್ನಾಳ್ ಮನಬಂದಂತೆ ಮಾತನಾಡುತ್ತಿದ್ದಾರೆ, ಅವರ ಹೇಳಿಕೆಗಳಿಗೆ ಬೆಲೆ ಕೊಡಬಾರದೆಂದು ತಿಳಿಸಿದ್ದಾರೆ. ಬಿರಾದಾರ್ ಹೇಳಿಕೆಯಿಂದ ಪರೋಕ್ಷವಾಗಿ ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಮುಸುಕಿನ ಗುದ್ದಾಟ ಜೋರಾಗಿದೆ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ನಾನು ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ, ನಾವು ದಕ್ಷಿಣ ಕರ್ನಾಟಕದವರ ಗುಲಾಮರಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

ವರಿಷ್ಠರು ಮಾಡಿರುವ ಎರಡೂ ಆಯ್ಕೆಯನ್ನು ನಾನು ವಿರೋಧಿಸುತ್ತೇನೆ, ಕುಟುಂಬ ರಾಜಕಾರಣ ಕಿತ್ತುಹಾಕಬೇಕು, ಇಡೀ ರಾಷ್ಟ್ರದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತದೆ, ವಂಶವಾದ ನಿರ್ಮೂಲನೆ ಮಾಡುವುದೇ ನನ್ನ ಗುರಿ. ಇನ್ನು ಮೇಲೆ ಬದಲಾವಣೆ ಆಗುತ್ತದೆ, ನರೇಂದ್ರ ಮೋದಿ ನಾಯಕತ್ವ ಇಡೀ ದೇಶದ ಜನರು ಒಪ್ಪಿಕೊಂಡಿದ್ದಾರೆ. ಮೋದಿ ಗ್ಯಾರಂಟಿ ದೇಶಕ್ಕೆ ಇರುವುದರಿಂದ ಗೆಲುವು ನಮ್ಮದಾಗಿದೆ, ಹೊಂದಾಣಿಕೆ ಇಲ್ಲದ ರಾಜಕಾರಣ, ಹಿಂದುತ್ವ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದರು.

ವಂಚನೆ ಪ್ರಕರಣ: ಮಾಜಿ ಸಂಸದ ಶಿವರಾಮೇಗೌಡ ಸೇರಿ
7 ಮಂದಿ ವಿರುದ್ಧ ಸಿಬಿಐ FIR



ಶಿವರಾಮೇಗೌಡ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ವಂಚಿಸಿರುವ ಆರೋಪದಡಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹಾಗೂ ಅವರ ಕುಟುಂಬ ಸದಸ್ಯರೂ ಸಹಿತ ಒಟ್ಟು 7 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ 12.48 ಕೋಟಿ ರೂ. ಸಾಲ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ನಗರದ ಎಂ.ಜಿ. ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ಡಿ.ಮೋದಿ ದೂರು ಸಲ್ಲಿಸಿದ್ದರು. ದೂರಿನನ್ವಯ ನಂಜಪ್ಪ ಶಿವಪ್ರಸಾದ್, ಪತ್ನಿ ಉಮಾ ಪ್ರಸಾದ್, ರಾಯಲ್ ಕಂಕಾರ್ಡ್ ಎಜುಕೇಷನ್ ಟ್ರಸ್ಟ್, ಟ್ರಸ್ಟ್‌ನ ಆಡಳಿತ ಮಂಡಳಿ ಸದಸ್ಯರಾದ ಎಲ್.ಆರ್. ಶಿವರಾಮೇಗೌಡ, ಪತ್ನಿ ಸುಧಾ ಶಿವರಾಮೇಗೌಡ, ಮಗ ಚೇತನ್‌ಗೌಡ, ಸೊಸೆ ಎಲ್.ಎಸ್. ಭವ್ಯಾಗೌಡ, ಬ್ಯಾಂಕ್‌ನ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಾಲ ಪಡೆದು, ನಂತರ ಸಾಲದ ಹಣವನ್ನು ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದ್ದಾರೆ. ಸಾಲ ಮರುಪಾವತಿಯೂ ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 120b (ಕ್ರಿಮಿನಲ್ ಪಿತೂರಿ), 420 (ವಂಚನೆ), 468 (ಮೋಸ ಮಾಡುವ ಉದ್ದೇಶದಿಂದ ಫೋರ್ಜರಿ) ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಕಳಪೆ ಕಾಮಗಾರಿಗೆ ತಾಜಾ ಉದಾಹರಣೆ!



ಮೈಸೂರು, ಡಿ.4(ಎಂಕೆ)– ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಗಾಲ್ಫ್ ಕ್ಲಬ್‌ಗೆ ಹೋಗುವ ರಸ್ತೆಯಲ್ಲಿ ಸೋಮವಾರ ರಾತ್ರಿ ಲೋಡ್(ಮೇವು ತುಂಬಿದ್ದ) ಲಾರಿ ಹೂತುಕೊಂಡು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಈ ರಸ್ತೆಯಲ್ಲಿ ಯುಜಿಡಿ ಮ್ಯಾನ್‌ಹೋಲ್ ಕಾಮಗಾರಿ ನಡೆಸಿದ್ದು, ರಸ್ತೆ ಮಧ್ಯದಲ್ಲಿದ್ದ ಮ್ಯಾನ್‌ಹೋಲ್‌ನೊಳಗೆ ಲಾರಿ ಚಕ್ರ ಹೂತು ಕೊಂಡಿದೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಪಿಂಜಾರಾ ಪೋಲ್‌ಗೆ ಮೇವು ತುಂಬಿಕೊಂಡು ಹೋಗುತ್ತಿದ್ದ ಲೋಡ್ ಲಾರಿ ನಡುರಸ್ತೆಯಲ್ಲೇ ಹೂತುಕೊಂಡಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.

ಮ್ಯಾನ್‌ಹೋಲ್ ಕಾಮಗಾರಿ ನಡೆಸಿದ ಬಳಿಕ ಸರಿಯಾಗಿ ಗುಂಡಿ ಮುಚ್ಚಬೇಕಿತ್ತು. ಆದರೆ, ಅವ್ಯವಸ್ಥಿತ ಕಾಮಗಾರಿಯಿಂದಾಗಿ ಲಾರಿ ಹಾಗೂ ಇತರೆ ವಾಹನಗಳ ಸಂಚಾರಕ್ಕೆ ಬಾರೀ ತೊಂದರೆಯಾಗಿದೆ. ಅಲ್ಲದೆ ರಸ್ತೆಯು ಸಂಪೂರ್ಣವಾಗಿ ಗುಂಡಿಮಯವಾಗಿದೆ ಎಂದು ವಾಹನ ಚಾಲಕರೊಬ್ಬರು 'ಮೈಸೂರು ಮಿತ್ರ'ನಲ್ಲಿ ದೂರಿದರಲ್ಲದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಅತ್ಯಾಪ್ತ ಬಿಜೆಪಿ ಮುಖಂಡನಿಗೆ ಇರಿತ

ಬೆಳಗಾವಿ,ಡಿ.4–ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರೂ ಆಗಿರುವ ಶಾಸಕ ರಮೇಶ್ ಜಾರಕಿಹೊಳಿ ಅತ್ಯಾಪ್ತ ಪೃಥ್ವಿ ಸಿಂಗ್ (55) ಅವರಿಗೆ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಜಯನಗರದಲ್ಲಿ ನಡೆದಿದೆ. ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನಾಗಿರುವ ಚನ್ನರಾಜ ಹಟ್ಟಿಹೊಳಿ ಅವರು ತಮ್ಮ ಆಪ್ತರಾಗಿರುವ ಸದ್ದಾಂ, ಸುಜಯ್ ಜಾಧವ್, ಚನ್ನರಾಜ ಅವರ ಬಾಡಿಗಾರ್ಡ್ ಅವರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಪೃಥ್ವಿ ಜೊತೆ ಅವರ ಮನೆ ಸಮೀಪ ಚನ್ನರಾಜ್ ಆಪ್ತರು ಚರ್ಚೆ ನಡೆಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ಭೇಟಿ ನೀಡಿದ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಅವರು ಗಾಯಾಳು ಪೃಥ್ವಿ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾತನಾಡಿದ ನಾರಾಯಣಸ್ವಾಮಿ, ಪೃಥ್ವಿ ಸಿಂಗ್ ಹಲ್ಲೆ ಮಾಡಿದ್ದು ಯಾರು ಎಂದು ತನಿಖೆ ಮಾಡಿ. ಈಗಾಗಲೇ ದೂರು ನೀಡಲಾಗಿದೆ, ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರ ಗಮನಕ್ಕೆ ವಿಚಾರ ತರಲಾಗಿದೆ ಎಂದರು.

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ, ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ



ಬೆಂಗಳೂರು: ಕನ್ನಡದ ಜನಪ್ರಿಯ ಹಿರಿಯ ನಟಿ ಲೀಲಾವತಿ ವಯೋ ಸಹಜ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಲೀಲಾವತಿ ಅವರ ಚಿಕಿತ್ಸೆಯ ಅಗತ್ಯ ಕಂಡು ಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.

ಲೀಲಾವತಿ ಅವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋ ಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಪ್ರತಿಕ್ರಿಯಿಸಿದ ವಿನೋದ್ ರಾಜ್, ಸಿದ್ದರಾಮಯ್ಯ ಅವರ ತಾಯಿ ಆರೋಗ್ಯದ ಬಗ್ಗೆ ಪ್ರೀತಿಯಿಂದ ವಿಚಾರಿಸಿದ್ದಾರೆ ಎಂದು ತಿಳಿಸಿದರು. ಅಲ್ಲದೇ, ಅರಣ್ಯಾಧಿಕಾರಿಯಿಂದ ತೊಂದರೆ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದೇನೆ. ನಮ್ಮದು ಕಂದಾಯ ಭೂಮಿ ಎಂದು ಸೆಟಲ್ಮೆಂಟ್ ಆಗಿತ್ತು. ರೈತರನ್ನು ಅಲೆದಾಡಿಸೋದು ಆಗಬಾರದು. ಕೆಲವರು ರೈತರ ಜಾಗ ಭೂಕಬಳಿಕೆ ಮಾಡ್ತಿದ್ದಾರೆ. ಬಡವರನ್ನು ಕಣ್ಣೀರು ಹಾಕಿಸಬೇಡಿ ಎಂದು ಕಣ್ಣೀರಿಟ್ಟರು.



ಮೈಸೂರಿನ ಬೃಂದಾವನ ಬಡಾವಣೆಯ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ (ಕಾರ್ತಿಕ ಸೋಮವಾರ) ಲಕ್ಷದೀಪೋತ್ಸವ ಪ್ರಯುಕ್ತ ಭಕ್ತರು ಸಾಲು ಸಾಲು ದೀಪಗಳನ್ನು ಬೆಳಗಿಸಿದರು.

ಬಿಸಿಎಲ್ ಕ್ರಿಕೆಟ್; ಸರ್ ಎಂವಿ ತಂಡಕ್ಕೆ ಗೆಲುವು



ಮೈಸೂರು,ಡಿ.4(ಪಿಎಂ)– ಕೊಯಂಮತ್ತೂರಿನಲ್ಲಿ ನಡೆದ ಬಿಬಿಬಿ ಟ್ರಸ್ಟ್‌ನ ಮೂರನೇ ಆವೃತ್ತಿಯ ಬಿಸಿಎಲ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ನಲ್ಲಿ ಮೈಸೂರಿನ ಸರ್ ಎಂವಿ ತಂಡ ಗೆಲುವು ಸಾಧಿಸಿತು.

ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಕ್ಷಿಣ ಭಾರತದ 20 ತಂಡಗಳು ಪಾಲ್ಗೊಂಡಿದ್ದವು. ಈ ಪೈಕಿ ಮೈಸೂರಿನಿಂದ ಸರ್ ಎಂವಿ ಮತ್ತು ಮೈಸೂರು ಲ್ಯಾನ್ಸರ್ಸ್ ತಂಡಗಳು ಭಾಗವಹಿಸಿದ್ದವು.

ನಾಯಕ ಎಂ.ಎನ್.ದೀಪಕ್ ನೇತೃತ್ವದ ಮೈಸೂರಿನ ಸರ್ ಎಂವಿ ತಂಡವು ಫೈನಲ್‌ನಲ್ಲಿ ಬಸವನಗುಡಿ ಗೂಳಿಗಳು ತಂಡದ ವಿರುದ್ಧ ಗೆಲುವು ಸಾಧಿಸಿ, ಟ್ರೋಫಿಗೆ ಭಾಜನವಾಯಿತು. ನಾನಾ ನಾಣಿ ಹೋಮ್ಸ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕಿ ಕುನರ್ ಉಮಾ ಟ್ರೋಫಿಯನ್ನು ವಿಜೇತ ತಂಡಕ್ಕೆ ಪ್ರದಾನ ಮಾಡಿದರು.

ಜ.23ಕ್ಕೆ ಪಿಎಸ್‌ಐ ನೇಮಕಾತಿ ಮರುಪರೀಕ್ಷೆ; ಬೆಂಗಳೂರಲ್ಲಿ ಮಾತ್ರ ನಡೆಯುತ್ತೆ!



ಬೆಳಗಾವಿ: ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್‌ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.

545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು. ಆದರೆ ಹಲವು ಅಭ್ಯರ್ಥಿಗಳು ಮತ್ತು ಪ್ರತಿಪಕ್ಷ ಬಿಜೆಪಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು.

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ನಡೆಸುವುದಾಗಿ ಪರಮೇಶ್ವರ್ ತಿಳಿಸಿದ್ದಾರೆ. ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದ ಎಲ್ಲರಿಗೂ ಮರು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ. 2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಪೊಲೀಸ್ ಉಪ ಅಧೀಕ್ಷಕರು, ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಶ್ರೇಣಿಯ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಇನ್ನು ಅಂದಿನ ಬಿಜೆಪಿ ಸರ್ಕಾರ ಪರೀಕ್ಷೆಯನ್ನು ರದ್ದುಪಡಿಸಿ ಮತ್ತೆ ನಡೆಸಲು ನಿರ್ಧರಿಸಿತ್ತು.

ಸರ್ಕಾರಿ ಸೌಲಭ್ಯ ಪೌರಕಾರ್ಮಿಕರಿಗೆ ಶೀಘ್ರ ಕಲ್ಪಿಸಿ

ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ



ಮೈಸೂರು,ಡಿ.4–ಜಿಲ್ಲೆಯಲ್ಲಿನ ವಿವಿಧ ಪೌರಕಾರ್ಮಿಕರಿಗಳಿಗೆ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸಂಪೂರ್ಣವಾಗಿ ದೊರೆಯುವಂತೆ ಮಾಡಬೇಕು ಮತ್ತು ಸಮಸ್ಯೆಗಳನ್ನು ಅಧಿಕಾರಿಗಳ ಮಟ್ಟದಲ್ಲಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ನಿಯಮ 2013ರ ಕಾಯ್ದೆ 24ರಡಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಸಫಾಯಿ ಕಾರ್ಮಚಾರಿಗಳ ಆದಿದ್ರಾವಿಡ ಸಮುದಾಯಕ್ಕೆ ಸರ್ಕಾರ ಮೀಸಲಿರಿಸಿದ್ದ ಹೆಬ್ಬಾಳು ಕಾಲೋನಿಯ ಸರ್ವೇ ನಂಬರ್ 141 ರಲ್ಲಿ 2.0 ಎಕರೆ ಜಾಗವನ್ನು ಆಶ್ರಯ ಸಮಿತಿಗೆ ಸೇರಿಸಿರುವುದನ್ನು ವಾಪಸ್ ಪಡೆದು ಸಫಾಯಿ ಕರ್ಮಚಾರಿಗಳಿಗೆ ಕೊಡಿಸುವುದು, ಸೂರಿಲ್ಲದ ದಲಿತ ಸಫಾಯಿ ಕರ್ಮಚಾರಿಗಳಿಗೆ ಮೈಸೂರು ಹೆಬ್ಬಾಳು ಕಾಲೋನಿಯ ಸ್ಥಳದಲ್ಲಿ ಮನೆ ನಿರ್ಮಿಸಿ ಕೊಡುವುದು, ತಿ.ನರಸೀಪುರ ತಾಲೂಕಿನಲ್ಲಿ ಮೃತರಾದ ಪೌರಕಾರ್ಮಿಕ ಮುರುಗನ್ ಅವರ ಮಗಳಿಗೆ ಅನುಕಂಪದ ನೇಮಕಾತಿ ಕೋರಿರುವುದು, ನಂಜನಗೂಡು ತಾಲೂಕು ಕಳಲೆ ಗ್ರಾಮ ಪಂಚಾಯಿತಿಯ ಪೌರಕಾರ್ಮಿಕ ರಂಗಾ ಬಿನ್ ನಂಜಯ್ಯ ಅವರ 10 ತಿಂಗಳ ಬಾಕಿ ವೇತನ ಕೇಳಲು ಹೋದಾಗ ಜಾತಿ ನಿಂದನೆ ಮಾಡಿ, ಅವಮಾನಿಸಿದ್ದರಿಂದ ಪಂಚಾಯಿತಿ ಕಚೇರಿಯಲ್ಲೇ ಸಾವಿಗೀಡಾಗಿದ್ದು, ಹುಣಸೂರು ತಾಲೂಕು ಚಿಲ್ಕುಂದ ಗ್ರಾಮದಲ್ಲಿನ ಸುಮಾರು 150 ವರ್ಷದಿಂದ ಕಾಲೊನಿಯಲ್ಲಿ ವಾಸಿಸುತ್ತಿರುವ ಜಾಗಕ್ಕೆ ಪಂಚಾಯಿತಿಯಿಂದ ಹಕ್ಕು ಪತ್ರ ನೀಡುವುದು ಹಾಗೂ ಖಾಸಗಿ ವ್ಯಕ್ತಿಗಳು ಅರ್.ಟಿ.ಸಿಯಲ್ಲಿ ಸಫಾಯಿ ಕರ್ಮಚಾರಿಗಳನ್ನು ಕಾಣಿಸದೆ ಮೋಸ ಮಾಡಿವುದು, ಹುಣಸೂರು ತಾಲೂಕು ಬಿಳಿಕೆರೆ ಹೋಬಳಿ ಹುನಗನಹಳ್ಳಿ ಗ್ರಾಮದ ಸ್ವಚ್ಛತಾ ಕಾರ್ಮಿಕರಿಗೆ ಖಾಸಗಿ ವ್ಯಕ್ತಿಗಳು ಅವರ ಆರ್‌ಟಿಸಿಯಲ್ಲಿ ಸ್ವಚ್ಛತಾ ಕಾರ್ಮಿಕರ ವಾಸದ ಜಾಗ ಎಂದು ಕಾಣಿಸದೆ ವಂಚಿಸುವುದು, ಮೈಸೂರಿನ ಜ್ಯೋತಿ ನಗರದ ಕೊಳಚೆ ಪ್ರದೇಶದ ಸ್ವಚ್ಛತಾ ಸಿಬ್ಬಂದಿಗೆ ಸೇರಿದ ಮೈಸೂರು ತಾಲೂಕು ಕ್ಯಾತಮಾರನಹಳ್ಳಿ ಸರ್ವೇ ನಂಬರ್ 151ರಲ್ಲಿ 2.30 ಎಕರೆ ಜಮೀನಿನನ್ನು ಪೌರಕಾರ್ಮಿಕರ ಸ್ಮಶಾನಕ್ಕೆ ಮೀಸಲಿಟ್ಟಿರುವುದರಿಂದ ಜಮೀನನ್ನು ಸ್ಮಶಾನದ ಉದ್ದೇಶಕ್ಕಾಗಿ ಮೀಸಲಿರಿಸುವ ಬಗ್ಗೆ ಹೀಗೆ ಹಲವು ವಿಷಯ ಚರ್ಚಿಸಲಾಯಿತು.

ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು, ವೇತನ ಮತ್ತು ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಡಾ, ಮೈಸೂರು ಮಹಾನಗರ ಪಾಲಿಕೆ ಮತ್ತು ಸಂಬಂಧಿತ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಆದೇಶಿಸಲಾಯಿತು. ಮುಂದಿನ ಸಭೆಯವರೆಗೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ತಿಳಿಸಲಾಯಿತು.

ಹೊಸ ವಿಚಾರಗಳಿಗೆ ಸಂಬಂಧಿಸಿದಂತೆ ಮಹಾನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಪೌರಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸ್ವಚ್ಛತಾ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ, ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಗೆ ಬರುವ ಪೌರಕಾರ್ಮಿಕರಿಗೆ ಪ್ರತಿವರ್ಷ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ, ಕೆ.ಆರ್.ನಗರ ತಾಲೂಕಿನ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕಾರ್ಮಿಕರ ಇಲ್ಲದೆ ಸಮಸ್ಯೆಯಾಗಿರುವ ಕುರಿತು, ಸ್ವಚ್ಛತಾ ಕಾರ್ಮಿಕರಾದ ಮ್ಯಾನ್ಯುವಲ್ ಸ್ಕಾವೆಂಜರ್‌ಗಳನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವ ಕುರಿತು, ತಿ.ನರಸೀಪುರ ತಾಲೂಕಿನ ಗರ್ಗೇಶ್ವರಿ ಗ್ರಾಮ ಪಂಚಾಯಿತಿಯ ಮ್ಯಾನುವಲ್ ಕ್ಯಾವೆಂಜರ್‌ಗಳಿಗೆ ನಿವೇಶನ ಮತ್ತು ವಸತಿ ಕಲ್ಪಿಸುವ ಬಗ್ಗೆ, ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ವ್ಯಾಪ್ತಿಯಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ವಸತಿ ಕಲ್ಪಿಸುವ ಬಗ್ಗೆ, ನಗರದ ಹೆಬ್ಬಾಳ ಕಾಲೋನಿಯಲ್ಲಿನ ಗುಡಿಸಲು ಜಾಗದಲ್ಲಿ ಬಹುಮಾಡಿ ಮನೆ ನಿರ್ಮಿಸಿ ಡಿ.ಪಿ.ಆರ್ ಮಾಡಿಸಿ ನಿರಾಶ್ರಿತರಿಗೆ ಮನೆ ಕಟ್ಟಿಸಿ ಕೊಡುವ ಕುರಿತು, ಗ್ರಾಮ ಪಂಚಾಯಿತಿ ಸ್ವಚ್ಛತಾ ಕಾರ್ಮಿಕರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ವೇತನ ಕೊಡಿಸುವ ಕುರಿತು ಮತ್ತು ಮರು ಪರೀಕ್ಷೆ ಮಾಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿಚಾರಗಳಿಗೆ ಸಂಬಂಧಿಸಿದಂತೆ ಮಹಾನಗರಪಾಲಿಕೆ ಮತ್ತು ಸಂಬಂಧಿತ ಅಧಿಕಾರಿ ವರ್ಗಗಳಿಗೆ ನಿರ್ದೇಶಿಸಲಾಯಿತು. ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಮಹಾನಗರಪಾಲಿಕೆ ವತಿಯಿಂದ ನೀಡಿರುವ ಟೆಂಡರ್ ವಾಪಸ್ ಪಡೆದು ನೇರವಾಗಿ ಜಿಲ್ಲಾ ಆಸ್ಪತ್ರೆಗಳಿಗೆ ನೀಡುವಂತೆ ತಿಳಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕಾರ್ಮಿಕರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮನವಿಯನ್ನು ನೀಡಲಾಗುವುದು ಎಂದರು.

ಮಾನ್ಯುಯಲ್ ಸ್ಕ್ಯಾವೆಂಜರ್ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ರಾಜ್ಯ ಮಟ್ಟದ ಪ್ರತಿನಿಧಿಯಾದ ರಾಜು ಮಾತನಾಡಿ, ಪೌರಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಸೌಲಭ್ಯಗಳ ದೊರೆಯುತ್ತಿಲ್ಲ ಮತ್ತು ನಿರಾಶ್ರಿತರಿಗೆ ಮನೆ ಸೌಲಭ್ಯ ಇರುವುದಿಲ್ಲ ಎಂದು ತಿಳಿಸಿದರು.

ಜೊತೆಗೆ ರಾಜ್ಯಮಟ್ಟದಲ್ಲಿ ಸಚಿವರ ಜೊತೆ ಮಾತನಾಡಿ, ಮುಂದಿನ ದಿನಗಳಲ್ಲಿ ಪೌರಕಾರ್ಮಿಕರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ನೀಡಲು ಮನವಿ ಮಾಡಲಾಗುವುದು ಎಂದರು.

ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಆಶಾದ್ ಉರ್‌ರೆಹಮಾನ್ ಷರೀಫ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ, ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್, ಹುಣಸೂರು ಉಪವಿಭಾಗಾಧಿಕಾರಿ ರುಚಿ ಬಿಂದಾಲ್, ಮ್ಯಾನುವಲ್ ಕ್ಯಾವೆಂಜರ್ ಜಿಲ್ಲಾಮಟ್ಟದ ಜಾಗೃತಿ ಸಮಿತಿಯ ಮಂಜುನಾಥ್, ಗುರುದತ್, ಬಿ.ಚೆಲುವರಾಜು, ದೀಪಾ, ಪುಷ್ಪಲತಾ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೈಸೂರು ಮಿತ್ರ ಮಂಗಳವಾರ 5 ಡಿಸೆಂಬರ್ 2023

ಮಾವುತ ಕೂಸ, ದೊಡ್ಡಮಾಸ್ತಿಗೆ 'ಅರ್ಜುನ' ಮನೆ ಮಗ!

●ರಫ್ ಅಂಡ್ ಟಫ್ ಆಗಿದ್ದ ಅರ್ಜುನನ್ನು ಸಾಫ್ಟ್ ಆಗಿಸಿದ ದೊಡ್ಡಮಾಸ್ತಿ ●ಮನೆಗೆ ಬಂದು ರಾಗಿ ಮುದ್ದೆ, ಚಪಾತಿ ಮುಕ್ಕುತ್ತಿದ್ದ ●ಮದವೇರಿದ್ದಾಗಲೇ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅರ್ಜುನ



■ಎಂ.ಟಿ.ಯೋಗೇಶ್ ಕುಮಾರ್

ಮೈಸೂರು,ಡಿ.4– ನಾಡಹಬ್ಬ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ ಅರ್ಜುನ, ಮಾವುತರಾದ ಕೂಸ ಹಾಗೂ ದೊಡ್ಡಮಾಸ್ತಿಯ ನೆಚ್ಚಿನ ಬಂಧುವೇ ಆಗಿದ್ದ. ಅರ್ಜುನ ಮೊದಲಿಗೆ ರಫ್ ಅಂಡ್ ಟಫ್ ಆಗಿದ್ದು, ಕ್ರಮೇಣ ಮೃದು ಸ್ವಭಾವಿಯಾಗಿ ಪರಿವರ್ತನೆಗೊಂಡಿದ್ದ.

ಹೆಚ್.ಡಿ.ಕೋಟೆ ತಾಲೂಕಿನ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ 1968ರಲ್ಲಿ ಖೆಡ್ಡಾ ವಿಧಾನದಲ್ಲಿ ಸೆರೆ ಹಿಡಿದಾಗ ಅರ್ಜುನನಿಗೆ 15 ವರ್ಷ. ಗುಣ ಮಾತ್ರ ರಫ್ ಅಂಡ್ ಟಫ್. ಕ್ರಾಲ್‌ನಲ್ಲಿ ಪಳಗಿಸಿದ್ದರೂ ಅರ್ಜುನನ ಬಳಿ ಬೇರೆ ಯಾವ ಮಾವುತರು ಹೋಗುವುದಕ್ಕೆ ಭಯಪಡುತ್ತಿದ್ದರು. ಅರಣ್ಯ ಇಲಾಖೆ ಮೊದಲು ಕೂಸನನ್ನು ಮಾವುತನನ್ನಾಗಿ ಅರ್ಜುನನಿಗೆ ನಿಯೋಜಿಸಿತ್ತು. ಆರಂಭದಿಂದಲೂ ಕೂಸ ಆರೈಕೆಯಲ್ಲಿ ಬೆಳೆದ ಅರ್ಜುನ ಅಂತೂ ಮುಂಗೋಪಿಯೇ ಆಗಿದ್ದ. ಇದರಿಂದ ಅರ್ಜುನನ ಒಲಿಸಿಕೊಳ್ಳುವುದು ಕಷ್ಟಕರವಾಗಿದ್ದರಿಂದ ಬೇರೆ ಆನೆಗಳ ಮಾವುತರು ಅರ್ಜುನನ ಬಳಿ ಸುಳಿಯಲು ಹಿಂದೇಟು ಹಾಕುತ್ತಿದ್ದರು.

ಸಾಫ್ಟ್ ಆದ ಅರ್ಜುನ: ಕೂಸ ನಿವೃತ್ತಿಯ ನಂತರ ಅರ್ಜುನನ ಆರೈಕೆಯ ಹೊಣೆಗಾರಿಕೆ ದೊಡ್ಡಮಾಸ್ತಿ ಹೆಗಲಿಗೆ ಬಿತ್ತು. ಮೂರು ದಶಕದಿಂದ ಅರ್ಜುನನ ಪಾಲನೆ ಮಾಡಿದ ದೊಡ್ಡಮಾಸ್ತಿ, ಮುಂಗೋಪಿಯಾಗಿದ್ದ ಅರ್ಜುನನ್ನು ಮೃದು ಸ್ವಭಾವಿಯಾಗಿ ಪರಿವರ್ತಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಪ್ರೀತಿಯಿಂದ ಪಾಲನೆ ಮಾಡಿದ ದೊಡ್ಡಮಾಸ್ತಿ ಹಾಗೂ ಕುಟುಂಬದ ಸದಸ್ಯರಿಗೆ ಅರ್ಜುನ ಮನಸೋತಿದ್ದ.

ಹೆಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ ವಲಯ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿದ್ದ ಅರ್ಜುನ ದೊಡ್ಡಮಾಸ್ತಿ ಕುಟುಂಬದ ಸದಸ್ಯರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ. ಹಠವಾದಿ ಅರ್ಜುನ ಇಷ್ಟರ ಮಟ್ಟಿಗೆ ಸೌಮ್ಯ ಸ್ವಭಾವಿಯಾಗಿ ಮಾರ್ಪಟ್ಟಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಮಾವುತರಿಗೂ ಆಶ್ಚರ್ಯವನ್ನುಂಟು ಮಾಡಿತ್ತು.

ರಾಗಿಮುದ್ದೆ, ಚಪಾತಿ ಮುಕ್ಕುತ್ತಿದ್ದ: ಎಲ್ಲಾ ಆನೆಯಂತೆ ಅರ್ಜುನನ್ನೂ ಆನೆ ಕ್ಯಾಂಪ್‌ನಿಂದ ರಾತ್ರಿ ವೇಳೆ ಕಾಡಿಗೆ ಬಿಡಲಾಗುತ್ತಿತ್ತು. ಮರುದಿನ ಬೆಳಗ್ಗೆ ಎಲ್ಲಾ ಆನೆಗಳು ಕ್ಯಾಂಪ್‌ಗೆ ಬಂದರೆ, ಅರ್ಜುನ ಮಾತ್ರ ಮಾವುತ ದೊಡ್ಡಮಾಸ್ತಿ ಮನೆಗೆ ಹೋಗುತ್ತಿದ್ದ. ಅಲ್ಲಿ ದೊಡ್ಡಮಾಸ್ತಿ ಅಥವಾ ಅವರ ಕುಟುಂಬದ ಸದಸ್ಯರು ಅರ್ಜುನನಿಗೆ ರಾಗಿಮುದ್ದೆ ಅಥವಾ ಚಪಾತಿ ಕೊಡಲೇಬೇಕಾಗಿತ್ತು. ಪ್ರೀತಿಯ ಕೈತುತ್ತು ತಿಂದು ನೇರವಾಗಿ ಕ್ಯಾಂಪ್ ಹೋಗುವ ಪರಿಪಾಠ ಬೆಳೆಸಿಕೊಂಡಿದ್ದ.

ಮದವೇರಿದ್ದರೂ ಅಂಬಾರಿ ಹೊತ್ತಿದ್ದ: ಬಲರಾಮ ವಯೋನಿವೃತ್ತಿಯಾದ ಬಳಿಕ ಅಂಬಾರಿ ಹೊರುವ ಜವಾಬ್ದಾರಿ ಹೊತ್ತಿದ್ದ ಅರ್ಜುನ ಒಮ್ಮೆ ಮದವೇರಿದ್ದರೂ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತಿದ್ದಾನೆ. ನವರಾತ್ರಿ ಆರಂಭವಾಗುತ್ತಿದ್ದಂತೆ ಅರ್ಜುನನಿಗೆ ಮದದ ಲಕ್ಷಣ ಆರಂಭವಾಗಿದೆ. ಜಂಬೂಸವಾರಿಗೆ ಬೆರಳೆಣಿಕೆಯಷ್ಟು ದಿನ ಇತ್ತು. ಮದ ಕಾಣಿಸಿಕೊಂಡಿದ್ದರಿಂದ ಅರಣ್ಯ ಸಿಬ್ಬಂದಿಗೂ ಆತಂಕ ಶುರುವಾಗಿತ್ತು. ಆದರೆ, ಮಾವುತ ದೊಡ್ಡಮಾಸ್ತಿ ಮಾತ್ರ ಅಂಬಾರಿಯನ್ನು ಯಶಸ್ವಿಯಾಗಿ ಅರ್ಜುನ ಹೊರುತ್ತಾನೆ ಎಂದು ಭರವಸೆ ನೀಡಿ, ಧೈರ್ಯ ತುಂಬಿದ್ದರು. ಕೊಟ್ಟ ಮಾತಿನಂತೆ ಆ ವರ್ಷ ಅರ್ಜುನ ರಸ್ತೆಯುದ್ದಕ್ಕೂ ಕಿಕ್ಕಿರಿದು ಸೇರಿದ್ದ ಜನರ ಕೇಕೆ ಶಬ್ದದ ನಡುವೆಯೂ ಅಂಬಾರಿ ಹೊತ್ತು ಸರಾಗವಾಗಿ ಸಾಗಿದ್ದ. ಇದರಿಂದ ಅರಣ್ಯ ಇಲಾಖೆಗೆ ಅರ್ಜುನ ಹಾಗೂ ಮಾವುತ ದೊಡ್ಡಮಾಸ್ತಿ ಮೇಲೆ ಎಲ್ಲಿಲ್ಲದ ಗೌರವವಿತ್ತು.

ಆಕಸ್ಮಿಕ ಘಟನೆ: ಅಜಾನುಬಾಹು ಅರ್ಜುನ ಹತ್ತಾರು ವರ್ಷ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿದ್ದ. 90ರ ದಶಕದಲ್ಲಿ ದಸರಾ ಆನೆಗಳನ್ನು ಅರಮನೆಯಿಂದ ಕಾರಂಜಿಕೆರೆಗೆ ಕರೆದುಕೊಂಡು ಹೋಗಿ ನೀರು ಕುಡಿಸುವ ಹಾಗೂ ಮೈ ತೊಳೆಯುವ ಪದ್ಧತಿ ಚಾಲ್ತಿಯಲ್ಲಿತ್ತು. ಈ ವೇಳೆ ಇಳಿಜಾರಿನಲ್ಲಿ ಮುಂದೆ ಸಾಗುತ್ತಿದ್ದ ಆನೆ ಮಾವುತ ಮೇಲಿಂದ ಕೆಳಗೆ ಬಿದ್ದಾಗ ಹಿಂದೆಯಿದ್ದ ಅರ್ಜುನ ಅರಿವಿಲ್ಲದೆ ಕೆಳಗೆ ಬಿದ್ದ ಮಾವುತನ ಮೇಲೆ ಪಾದವೂರಿತ್ತು. ಇದರಿಂದ ಆಕಸ್ಮಿಕವಾಗಿ ಆತ ಮೃತ ಪಟ್ಟಿದ್ದ. ಆ ಕಾರಣದಿಂದ ಅರ್ಜುನನ ಮೇಲೆ ಕಳಂಕ ಬಂದು ಕೆಲವು ವರ್ಷ ದಸರಾದಿಂದ ದೂರವುಳಿದಿತ್ತು. ಪಶು ವೈದ್ಯ ಡಾ.ಡಿ.ಎನ್. ನಾಗರಾಜು ಅವರ ಕೋರಿಕೆ ಮೇರೆಗೆ 2000ದಿಂದ ಅರ್ಜುನನ್ನು ಮತ್ತೆ ದಸರಾ ಮಹೋತ್ಸವಕ್ಕೆ ಕರೆತರಲಾಯಿತು.

ಮುನ್ನಡೆಸಿದ ಮಾವುತರು: ದಸರಾ ಮಹೋತ್ಸವದಲ್ಲಿ 24 ವರ್ಷ ಭಾಗವಹಿಸಿದ್ದರೂ, ಅರ್ಜುನ 8 ಬಾರಿ ಮಾತ್ರ ಅಂಬಾರಿ ಹೊತ್ತಿದ್ದ. ಅದರಲ್ಲಿ 2012ರಿಂದ 2015ರವರೆಗೆ 4 ಬಾರಿ ದೊಡ್ಡಮಾಸ್ತಿ ಅಂಬಾರಿ ಹೊತ್ತ ಅರ್ಜುನನಿಗೆ ಮಾವುತನಾಗಿ ಮುನ್ನಡೆಸಿದ್ದರು. 2016ರಲ್ಲಿ ಗಜಪಯಣಕ್ಕೂ 20 ದಿನ ಮೊದಲೇ ದೊಡ್ಡಮಾಸ್ತಿ ನಿಧನರಾದ ಹಿನ್ನೆಲೆಯಲ್ಲಿ ಅವರ ಮಗ ಕಾವಾಡಿ ಸಣ್ಣಪ್ಪ ಅಲಿಯಾಸ್ ಮಹೇಶ್ ಅಂಬಾರಿ ಹೊತ್ತಿದ್ದ ಅರ್ಜುನನ್ನು ಮುನ್ನಡೆಸಿದ್ದರು. 2017ರಿಂದ 2019ರವರೆಗೆ ಮೂರು ಬಾರಿ ಮಾವುತ ವಿನು ಅಂಬಾರಿ ಆನೆಯನ್ನು ಮುನ್ನಡೆಸಿದ್ದರು. 2020ಕ್ಕೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅರ್ಜುನನನ್ನು ಅಂಬಾರಿ ಹೊರುವ ಕಾಯಕದಿಂದ ನಿವೃತ್ತಿಗೊಳಿಸಲಾಯಿತು. 2020 ಹಾಗೂ 2021ರಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ದಸರಾ ಆಚರಿಸಿದ್ದರಿಂದ ಎರಡು ವರ್ಷ ಅರ್ಜುನ ಕ್ಯಾಂಪ್‌ನಲ್ಲೇ ಉಳಿದಿದ್ದ 2022 ಹಾಗೂ 23ರಲ್ಲಿ ಜಂಬೂ ಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಸಾಗಿ ಅರ್ಜುನ ಗಮನ ಸೆಳೆದಿದ್ದ.



ವರ್ಷದಲ್ಲಿ ನಾಲ್ಕು ದಸರಾ ಆನೆ ದುರಂತ ಸಾವು

ಬಲರಾಮ, ಗೋಪಾಲಸ್ವಾಮಿ, ದುರ್ಗಾಪರಮೇಶ್ವರಿ ಈಗ ಅರ್ಜುನ

ವರ್ಷ ತುಂಬುವುದರಲ್ಲೇ ದಸರಾ ಮಹೋತ್ಸವ ನಾಲ್ಕು ಆನೆಗಳು ದುರಂತ ಸಾವಿಗೀಡಾಗಿವೆ. 2022ರ ನ.22ರಂದು ವೀರನಹೊಸಳ್ಳಿ ವಲಯದ ಕೊಳುವಿಗೆ ಆನೆ ಕ್ಯಾಂಪ್ ಬಳಿ ಅಯ್ಯಪ್ಪ ಎಂದು ಕರೆಯಲ್ಪಡುತ್ತಿದ್ದ ಕಾಡಾನೆ ದಾಳಿಗೆ ಸಿಲುಕಿ ಗೋಪಾಲ ಸ್ವಾಮಿ(39) ಮೃತಪಟ್ಟಿತ್ತು. 2023ರ ಜುಲೈನಲ್ಲಿ ಬಳ್ಳೆ ಕ್ಯಾಂಪ್‌ನಲ್ಲಿದ್ದ ದುರ್ಗಾಪರಮೇಶ್ವರಿ ಆನೆ ದಿಢೀರ್ ಕುಸಿದು ಸಾವನ್ನಪ್ಪಿತ್ತು. ಸತತ 13 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಮೇ 7ರಂದು ಆನೆಕಾಡು ಕ್ಯಾಂಪ್ ಬಳಿ ಮೃತಪಟ್ಟಿತ್ತು. ಬಲರಾಮನ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. 43 ಚೆರ್ರಿ ಬಲರಾಮ ದೇಹ ಹೊಕ್ಕಿತ್ತು. ಸುಧಾರಿಸಿಕೊಳ್ಳುತ್ತಿದ್ದ ಬಲರಾಮ ಆಲದ ಸೊಪ್ಪು ತಿನ್ನುವ ವೇಳೆ ಗಂಟಲಿಗೆ 'ವೈ' ಆಕಾರದ ತುಂಡೊಂದು ಸಿಲುಕಿ ಗಾಯಗೊಂಡು, ಚೇತರಿಸಿಕೊಳ್ಳದೆ ಮೇ.7ರಂದು ಕೊನೆಯುಸಿರೆಳೆದಿತ್ತು. ಇದೀಗ ಅರ್ಜುನ ಇಹಲೋಕ ತ್ಯಜಿಸಿದ್ದಾನೆ.

ಒಂದನೇ ಪುಟದಿಂದ



ಅರ್ಜುನ ಇನ್ನಿಲ್ಲ

ಕಪ್ಪುಚುಕ್ಕೆಯಿಂದ ಮುಕ್ತಿ ಹೊಂದಿ ಒಟ್ಟಾರೆ 8 ಬಾರಿ ಯಶಸ್ವಿಯಾಗಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತು ಕಳೆದ 4 ವರ್ಷದ ಹಿಂದೆ ವಯೋಸಹಜ ನಿವೃತ್ತನಾಗಿದ್ದರೂ ಜಂಬೂಸವಾರಿಯನ್ನು ಮುನ್ನಡೆಸುವ ನಿಶಾನೆ ಆನೆಯಾಗಿ ಮೆರವಣಿಗೆಯ ಮುಂಚೂಣಿಯಲ್ಲಿ ರಾಜಗಾಂಭೀರ್ಯದಿಂದ ನಡೆದು ಬರುತ್ತಿದ್ದ ಅರ್ಜುನ ಇನ್ನಿಲ್ಲ ಎಂಬುದೇ ಹಲವರ ದುಃಖಕ್ಕೆ ಕಾರಣವಾಗಿದೆ.

ಆಗಿದ್ದಿಷ್ಟು: ಹಾಸನ ಅರಣ್ಯ ವಿಭಾಗದ ಆಲೂರು, ಬೇಲೂರು, ಸಕಲೇಶಪುರ ಮತ್ತು ಯಸಳೂರು ವಲಯಗಳಲ್ಲಿ ಪುಂಡಾನೆ ಹಾವಳಿ ಹೆಚ್ಚಾಗಿದ್ದು, ಉಪಟಳ ನೀಡುತಿರುವ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಕಳೆದ 11 ದಿನದಿಂದ ನಡೆಯುತ್ತಿದೆ. ಇಂದು ಬೆಳಗ್ಗೆ ಉಪಟಳ ನೀಡುತ್ತಿದ್ದ ಪುಂಡಾನೆಯೊಂದು ಯಸಳೂರು ವಲಯದ ದಬ್ಬಳ್ಳಿಕಟ್ಟೆ ಸಮೀಪದ ಕೆಎಫ್‌ಡಿಸಿ ನೆಡುತೋಪಿನಲ್ಲಿರು ವುದಾಗಿ ಬಂದ ಮಾಹಿತಿಯನ್ನಾಧರಿಸಿ ಬಿಕ್ಕೋಡು ಕ್ಯಾಂಪ್‌ನಿಂದ ಅರ್ಜುನನ ನೇತೃತ್ವದಲ್ಲಿ ಸುಗ್ರೀವ, ಅಶ್ವತ್ಥಾಮ, ಧನಂಜಯ, ಕರ್ನಾಟಕ ಭೀಮಾ ಮತ್ತು ಪ್ರಶಾಂತ ಸೇರಿದಂತೆ 6 ಆನೆಗಳ ತಂಡದೊಂದಿಗೆ ದುಬಾರೆ ಶಿಬಿರದ ಉಪ ವಲಯ ಅರಣ್ಯಾಧಿಕಾರಿ ರಂಜನ್ ಸೇರಿದಂತೆ ಇತರ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಗ್ಗೆ 11.30ಕ್ಕೆ ಅರಣ್ಯ ಪ್ರವೇಶಿಸಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ 12 ಕಾಡಾನೆಗಳ ಗುಂಪಿನಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆಯು ಇರುವುದನ್ನು ಗಮನಿಸಿದ ಕಾರ್ಯಾಚರಣೆ ತಂಡ, ಆ ಆನೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಮುಂದಾಗಿದ್ದಾರೆ. ಮದವೇರಿದ್ದ ಈ ಆನೆಯು ಕಾರ್ಯಾಚರಣೆಯಲ್ಲಿದ್ದ ಆನೆಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ಅರಣ್ಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿ ಕಾಡಾನೆಯನ್ನು ಹಿಮ್ಮೆಟ್ಟಿಸಲು ಹಲವಾರು ಬಾರಿ ಪ್ರಯತ್ನಿಸಿದರೂ ಅದಕ್ಕೆ ಜಗ್ಗದ ಕಾಡಾನೆ, ಕಾರ್ಯಾಚರಣೆಯ ಆನೆಗಳ ಮೇಲೆ ನುಗ್ಗಿ ಬಂದಿದೆ. ಎಲ್ಲಾ ಆನೆಗಳು ಹಿಂದೆ ಸರಿದಿವೆ. ಆಗ ಕಾಡಾನೆ ನಿಂತಲ್ಲೇ ನಿಂತಿದ್ದು, ಧೈರ್ಯಶಾಲಿ ಅರ್ಜುನನ ಮೇಲೆ ದಾಳಿ ನಡೆಸಿದೆ. ತೀವ್ರ ರಕ್ತಸ್ರಾವದಿಂದ ಅರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸುಮಾರು 30ರಿಂದ 35 ವರ್ಷ ವಯಸ್ಸಿನ ಬಲಿಷ್ಠ ಕಾಡಾನೆ ಮಸ್ತಿಯಲ್ಲಿದ್ದ ಕಾರಣ ಕಾರ್ಯಾಚರಣೆಯಲ್ಲಿದ್ದ ಕಾಡಾನೆಗಳು ಅದನ್ನು ಎದುರಿಸಲಾಗದೇ ಹಿಂದೆ ಸರಿದವು. ಅದೇ ರೀತಿ ಬಲಿಷ್ಠ ಹಾಗೂ ಮಸ್ತಿಯಲ್ಲಿದ್ದ ಕಾಡಾನೆಯೊಂದಿಗೆ ಸಮರ್ಥವಾಗಿ ಸೆಣಸಲಾಗದೇ ಅರ್ಜುನ ಸಹ ಸಾವನ್ನಪ್ಪಿದ್ದಾನೆ.

ಅರ್ಜುನ ಹಲವಾರು ಕಾಡಾನೆ ಸೆರೆ ಹಾಗೂ ಹುಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ, ಯಶಸ್ವಿಯಾಗಿದ್ದ. ಅನಿರೀಕ್ಷಿತವಾಗಿ ಮದವೇರಿದ ಕಾಡಾನೆ ನುಗ್ಗಿ ಬಂದಿದ್ದರಿಂದ ಅರ್ಜುನನ ಮೇಲಿದ್ದ ಡಾ.ರಮೇಶ್ ಅವರಿಗೂ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ಶೂಟ್ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ಈ ಅನಿರೀಕ್ಷಿತ ದಾಳಿಗೆ ಅರ್ಜುನ ನೆಲಕ್ಕುರುಳಿದಾಗ ಆತನ ಮೇಲಿದ್ದ ಮಾವುತ ವಿನು, ಡಾ. ರಮೇಶ್ ಅವರುಗಳು ಕೆಳಗೆ ಬಿದ್ದಿದ್ದಾರೆ. ನಿಸ್ಸಹಾಯಕನಾಗಿ ನೆಲಕ್ಕುರುಳಿದ್ದ ಅರ್ಜುನನ್ನು ಕಾಡಾನೆ ದಂತದಿಂದ ಹಲವಾರು ಬಾರಿ ಚುಚ್ಚಿ ಪರಾರಿಯಾಗಿದೆ.

ತನ್ನ ನೆಚ್ಚಿನ ಅರ್ಜುನ ಸಾವನ್ನಪ್ಪಿದ್ದರಿಂದ ಆಘಾತಗೊಂಡ ಮಾವುತ ವಿನು ಸ್ಥಳದಲ್ಲೇ ಅಸ್ವಸ್ಥನಾಗಿ ಬಿದ್ದಿದ್ದಾರೆ. ಅವರನ್ನು ಅರಣ್ಯ ಸಿಬ್ಬಂದಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಅರ್ಜುನನ ಸಾವಿನಿಂದ ಸ್ಥಳದಲ್ಲಿ ನೀರವ ಮೌನ ಆವರಿಸಿತ್ತು. ಮಾವುತರು ಹಾಗೂ ಕಾವಾಡಿಗರು ಕಣ್ಣೀರು ಸುರಿಸುತ್ತಿದ್ದದ್ದು ಕಂಡುಬಂತು.

ಅಧಿಕಾರಿಗಳು ಚೆಲ್ಲಾಟವಾಡಿದರೆ

ಅರಿವು ಅಧಿಕಾರಿಗಳಿಗೆ ಇರಬೇಕಿತ್ತು. 65 ವರ್ಷ ವಯೋ ಮಾನದ ಅರ್ಜುನ ಚಿಕ್ಕ ವಯಸ್ಸಿನ ಮದವೇರಿದ ಕಾಡಾನೆಯನ್ನು ಹೇಗೆ ತಾನೆ ಎದುರಿಸಲು ಸಾಧ್ಯ. ಎಂಬುದರ ಬಗ್ಗೆ ಅಧಿಕಾರಿಗಳು ಯೋಚಿಸಬೇಕಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ. 60 ವರ್ಷ ಮೀರಿದ ಆನೆಗಳಿಗೆ ಭಾರ ಹೊರಿಸುವ ಕೆಲಸ ನೀಡಬಾರದು ಎಂಬ ಕಾರಣಕ್ಕಾಗಿಯೇ 60 ವರ್ಷ ಮೀರಿದ ಆನೆಗಳನ್ನು ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಕಾಯಕದಿಂದ ನಿವೃತ್ತಿಗೊಳಿಸಲಾಗುತ್ತಿದೆ. ಹೀಗಿರುವಾಗ ಅಧಿಕಾರಿಗಳು ಅರಣ್ಯದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಅರ್ಜುನನನ್ನು ಕರೆದೊಯ್ದದ್ದು ಸರಿಯೇ? ಎಂಬ ಪ್ರಶ್ನೆ ಉದ್ಭವಿಸಿದೆ.

ಡಿ.13, ಸಾರ್ವಜನಿಕ ಕುಂದುಕೊರತೆ ಸಭೆ

ಮಂಡ್ಯ, ಡಿ.4– ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ಡಿಸೆಂಬರ್ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರ ದೂರು/ಅಹವಾಲುಗಳನ್ನು ಸ್ವೀಕಾರ ಮಾಡಲಿದ್ದಾರೆ.

ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಸಜೀತ್ ವಿ.ಜೆ ಡಿವೈಎಸ್‌ಪಿ ಸುನೀಲ್ ಕುಮಾರ್ ಹೆಚ್.ಟಿ ಮತ್ತು ಮೋಹನ್ ರೆಡ್ಡಿ ಎಂ.ಆರ್, ಪೊಲೀಸ್ ಇನ್ಸ್‌ಪೆಕ್ಟರ್ ಜಿ.ಕೆ. ಪ್ರಕಾಶ್, ಕರ್ನಾಟಕ ಲೋಕಾಯುಕ್ತ ಮಂಡ್ಯ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಬ್ಯಾಟರಾಯಗೌಡ ಬಿ.ಪಿ ಅವರು ಪಾಲ್ಗೊಳ್ಳಲಿದ್ದಾರೆ. ಸದರಿ ಸಭೆಯಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ನೌಕರರುಗಳು ಸಾರ್ವಜನಿಕರ ಸರ್ಕಾರಿ ಕೆಲಸ ಮಾಡಿಕೊಳ್ಳಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು/ ಅಹವಾಲುಗಳೇನಾದರೂ ಇದ್ದಲ್ಲಿ ಸ್ವೀಕರಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿಗೆ ಜ್ಞಾನ, ವಿಜ್ಞಾನ, ತಂತ್ರಜ್ಞಾನ ಅವಶ್ಯಕ

ಕೃಷಿ ಮೇಳ ಉದ್ಘಾಟಿಸಿದ ಸಚಿವ ಚಲುವರಾಯಸ್ವಾಮಿ ಅಭಿಮತ



ಮಂಡ್ಯ, ಡಿ.4– ಬದಲಾದ ಹವಾಮಾನ ಪರಿಸ್ಥಿತಿಯಲ್ಲಿ ಕೃಷಿಯಲ್ಲಿ ಉತ್ತಮ ಇಳುವರಿ ಪಡೆಯಲು ಜ್ಞಾನ, ವಿಜ್ಞಾನ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಸೋಮವಾರ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ ಮಂಡ್ಯ ಇವರ ವತಿಯಿಂದ ವಿ.ಸಿ ಫಾರಂನಲ್ಲಿ ನಡೆದ ಕೃಷಿಮೇಳ–2023 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲಘಟ್ಟದಲ್ಲಿ ಪ್ರಕೃತಿ ನಮ್ಮ ಮೇಲೆ ಕರುಣೆ ತೋರಿಸಿ ಸರಿಯಾದ ಸಮಯಕ್ಕೆ ಮಳೆ–ಬೆಳೆ ಆಗುತ್ತಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಹವಾಮಾನ ವ್ಯವಸ್ಥೆ ಬದಲಾಗಿದೆ. ಸಂಶೋಧಕರು ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಬೆಳೆಯಬೇಕಿರುವ ತಳಿಗಳ ಬಗ್ಗೆ ಸಹ ಮಾಹಿತಿ ನೀಡುತ್ತಿದ್ದಾರೆ. ಕೃಷಿಯಲ್ಲಿ ಆಧುನಿಕ ಕೃಷಿ ತಂತ್ರಜ್ಞಾನವನ್ನು ಅಳವಡಿಸಿಕೊಂಡರೆ ಬೆಳೆದ ಬೆಳೆ ಕೈ ಸೇರಿ ರೈತರು ಆರ್ಥಿಕವಾಗಿ ಸದೃಢರಾಗುತ್ತಾರೆ ಎಂದು ಹೇಳಿದರು.

ಮಂಡ್ಯ ಜಿಲ್ಲೆ ಎಂದರೆ ರೈತರ ನಾಡು. ಆದರೆ ನಮ್ಮ ಜಿಲ್ಲೆಯ ರೈತರಿಗಿಂತ ಮಹಾರಾಷ್ಟ್ರ, ಬೆಳಗಾವಿ ಭಾಗದ ರೈತರೇ ಕೃಷಿಯಲ್ಲಿ ಹೆಚ್ಚಾಗಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮುಂದಿದ್ದಾರೆ, ಬೆಳಗಾವಿ ಭಾಗದ ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ 1 ಎಕರೆಗೆ 120 ಟನ್ ಕಬ್ಬು ಬೆಳೆಯುತ್ತಾರೆ. ಮಂಡ್ಯ ಜಿಲ್ಲಾ ಭಾಗದ ರೈತರು ಎಕರೆಗೆ 60–70 ಟನ್ ಅಷ್ಟೇ ಬೆಳೆಯುತ್ತಾರೆ. ಜಿಲ್ಲೆಯ ರೈತರು ಎಕರೆಗೆ ಹೆಚ್ಚು ಇಳುವರಿ ಗಳಿಸುವ ಸಂಶೋಧನೆ ಅಥವಾ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಬಲಾಢ್ಯರಾಗಬೇಕು ಎಂದು ಸಲಹೆ ನೀಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಜಿಲ್ಲೆಯ ಒಟ್ಟಾರೆ ಭೂಭಾಗದಲ್ಲಿ ಶೇ. 45 ರಷ್ಟು ಭಾಗ ಮಳೆ ಆಶ್ರಿತ ಪ್ರದೇಶವಾಗಿದೆ. ಕಬ್ಬು, ಭತ್ತ, ರಾಗಿ, ಹುರುಳಿ ಧಾನ್ಯಗಳನ್ನು ಬೆಳೆಯುತ್ತಾರೆ. ಇತ್ತೀಚೆಗೆ ಅಡಿಕೆಯನ್ನು ಅಳವಡಿಸಿಕೊಂಡಿದ್ದಾರೆ. ಹೀಗಾಗಿ ಕೃಷಿ ಇಲಾಖೆ ಹಾಗೂ ಕೃಷಿ ವಿವಿಗಳು ರೈತರಿಗೆ ನೆರವಾಗಬೇಕು. ಜೊತೆಗೆ ಯಾವ ಮಣ್ಣಿನಲ್ಲಿ ಯಾವ ಬೆಳೆ ಬೆಳೆದರೆ ಸೂಕ್ತ ಎಂದು ರೈತರಿಗೆ ಸಲಹೆ ನೀಡುವ ಕೆಲಸವಾಗಬೇಕು ಎಂದು ತಿಳಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ರೈತರು ತಾವು ಬೆಳೆದ ಬೆಳೆಗೆ ಹೆಚ್ಚಿನ ಲಾಭಗಳಿಸಲು ಸೆಕೆಂಡರಿ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಕೃಷಿ ಮೇಳದಲ್ಲಿ ಇದಕ್ಕೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ, ಕಾರ್ಯಾಗಾರ ಹಾಗೂ ಸಂವಾದಕ್ಕೆ ಅವಕಾಶವಿರುತ್ತದೆ. ರೈತರು ಕೃಷಿ ಮೇಳವನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಸಾಯನಿಕ ಗೊಬ್ಬರವನ್ನು ಹೆಚ್ಚಿಗೆ ಬಳಸಿ ಇಳುವರಿ ಪಡೆದುಕೊಂಡರೆ ಮುಂದಿನ ದಿನಗಳಲ್ಲಿ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಂಡು ಇಳುವರಿ ಕಡಿಮೆಯಾಗಿ 2040– 2050 ರ ವೇಳೆಗೆ ಆಹಾರದ ಕೊರತೆ ದೇಶದಲ್ಲಿ ಉಂಟಾಗಬಹುದು. ಈ ನಿಟ್ಟಿನಲ್ಲಿ ಎಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ. ಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯ ಎಂಬ ಘೋಷವಾಕ್ಯದಂತೆ ಸಿರಿಧಾನ್ಯ ಹಾಗೂ ಸಾವಯವ ಕೃಷಿ ಹೆಚ್ಚಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮೌಲ್ಯವರ್ಧಿತ ಸಿರಿಧಾನ್ಯಗಳನ್ನು ಅನಾವರಣಗೊಳಿಸಲಾಯಿತು.


ಚಿನಕುರಳಿಯಲ್ಲಿ ಶ್ರೀ ಆಂಜನೇಯಸ್ವಾಮಿ ಉತ್ಸವ



ಚಿನಕುರಳಿ, ಡಿ.4– ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಕಾರ್ತಿಕ ಸೋಮವಾರದ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿ ಉತ್ಸವ ಮೆರವಣಿಗೆ ಮಾಡಲಾಯಿತು.

ಗ್ರಾಮದ ಸರೋಜಮ್ಮ, ಮೀಸೆ ಮರಂಕೇಗೌಡರ ಕುಟುಂಬ ವರ್ಗದಿಂದ ಸೋಮವಾರ ಗ್ರಾಮದ ಶ್ರೀ ಗಣಪತಿ, ಶ್ರೀ ರಾಮೇಶ್ವರ, ಶ್ರೀಅಂಕನಾಥೇಶ್ವರ, ಶ್ರೀ ಆಂಜನೇಯಸ್ವಾಮಿ, ಶ್ರೀಆದಿಲಕ್ಷ್ಮಿ, ಮನೆ ಮಂಚಮ್ಮ, ಮಾಸ್ತಮ್ಮ ದೇವಾಲಯಗಳಿಗೆ ಅಭಿಷೇಕ ಹಾಗೂ ರಾಮಮಂದಿರ, ದಣ್ಣಮ್ಮ, ಪಟ್ಟಲದಮ್ಮ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ಎಲ್ಲಾ ಬೀದಿಗಳಲ್ಲೂ ಶ್ರೀ ಆಂಜನೇಯ ಸ್ವಾಮಿ ಉತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಬೀದಿ ಬೀದಿಗಳಲ್ಲಿ ಭಕ್ತರು ದೇವರ ಉತ್ಸವಕ್ಕೆ ಪೂಜೆ ಸಲ್ಲಿಸಿ ಭಕ್ತಿ ಭಾವ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಪ್ರಮುಖರು ಹಾಗೂ ಯುವಕರು ಪಾಲ್ಗೊಂಡಿದ್ದರು.

ಬಿ.ಕಾಂನಲ್ಲಿ ಚಿನ್ನದ ಪದಕ ಗಳಿಸಿದ ರೈತನ ಮಗಳು



ಕೆ.ಆರ್.ಪೇಟೆ, ಡಿ.4– ತಾಲೂಕಿನ ಪಿಡಿಜಿ ಕೊಪ್ಪಲು ಗ್ರಾಮದ ರೈತ ಪಿಕೆಜಿ ಮಹೇಶ್ ಮತ್ತು ಉಷಾ ದಂಪತಿ ಪುತ್ರಿ ಪಿ.ಎಂ. ಮೋನಿಕಾ ಅವರು ಪ್ರಸ್ತುತ ಮೈಸೂರಿನ ಸಂತ ಫಿಲೋಮಿನ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ (ಕಾಮರ್ಸ್) ವಿಭಾಗದಲ್ಲಿ ವ್ಯಾಸಂಗ ಮಾಡಿ, ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಗಳಿಸಿ, ಚಿನ್ನದ ಪದಕ ಪಡೆದು ಸಾಧನೆ ಮಾಡುವ ಮೂಲಕ ತಾಲೂಕಿಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾಳೆ.

ಬಸವನಹಳ್ಳಿ ಬಳಿ ನಿತ್ರಾಣವಾದ ಚಿರತೆ ಸೆರೆ

ಕಿಕ್ಕೇರಿ, ಡಿ.4– ಹೋಬಳಿಯ ಬಸವನಹಳ್ಳಿ ಬಳಿ ಪೆಟ್ಟು ಬಿದ್ದು ಘಾಸಿಯಾಗಿದ್ದ ಚಿರತೆಯನ್ನು ಸೋಮವಾರ ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದಾರೆ.



ಸೋಮವಾರ ರಾಜ್ಯ ಹೆದ್ದಾರಿಯ ಬಸವನಹಳ್ಳಿ ತಿರುವಿನ ಬಳಿ ಕಬ್ಬಿನ ಗದ್ದೆಯಿಂದ ಹಾರಿ ರಸ್ತೆ ದಾಟುವಾಗ ಯಾವುದೋ ವಾಹನ ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸೊಂಟಕ್ಕೆ ಪೆಟ್ಟು ಬಿದ್ದು ನಿತ್ರಾಣವಾಗಿತ್ತು. ತೆವಳುತ್ತ ಚಿರತೆ ಪೊದೆಯೊಳಗೆ ಹೋಗುತ್ತಿರುವುದನ್ನು ಕಂಡು ಕೂಗಿಕೊಂಡಿದ್ದಾರೆ. ವಿಷಯ ತಿಳಿದು ಜನಸಾಗರವೇ ಸ್ಥಳದಲ್ಲಿ ಜಮಾಯಿಸಿದೆ. ಚಿರತೆ ಜನರ ಗುಂಪು ಕಂಡು ಮತ್ತಷ್ಟು ಗಾಬರಿಗೊಂಡು ದಟ್ಟ ಪೊದೆಯೊಳಗೆ ನುಗ್ಗಿದೆ. ವಿಷಯ ತಿಳಿದು ಕಿಕ್ಕೇರಿ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಗುಂಪು ಚದುರಿಸಿ ಸುರಕ್ಷಿತವಾಗಿ ಚಿರತೆ ಸೆರೆಹಿಡಿಯಲು ಯಶಸ್ವಿಯಾದರು. ಸುಮಾರು 4ವರ್ಷ ಗಂಡು ಚಿರತೆಯಾಗಿದ್ದು ಪೆಟ್ಟು ಬಿದ್ದು ನಿತ್ರಾಣವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ಚಿರತೆ ರವಾನಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಪಶು ವೈದ್ಯಾಧಿಕಾರಿ ಡಾ. ವಿನಯಕುಮಾರ್, ಇನ್‌ಸ್ಪೆಕ್ಟರ್ ರೇವತಿ, ಎಸಿಎಫ್ ಶಿವರಾಮು, ತಾ. ಅರಣ್ಯಾಧಿಕಾರಿ ಅನಿತಾ, ಮೈಸೂರು ವೈಲ್ಡ್ ಲೈಫ್ ರೇಂಜ್ ಆಫೀಸರ್ ಸಂತೋಷಕುಮಾರ್, ಸಿಬ್ಬಂದಿಗಳಾದ ರಾಘವೇಂದ್ರ ರವಿ, ಅಭಿ, ಕಿರಣ್, ಭರತ್, ಶ್ರೀಕಾಂತ್, ಸಂಜಯ್, ಚಂದ್ರಶೇಖರ್, ಶ್ರೀನಿವಾಸ್ ಇದ್ದರು.



ತಾಪಂ ಕಚೇರಿಯಲ್ಲೇ ಕುಸಿದು ಬಿದ್ದು ಮಹಿಳಾ ಪಿಡಿಓ ಸಾವು

ಆರ್‌ಟಿಐ ಕಾರ್ಯಕರ್ತ ನೀಡಿದ್ದ ದೂರಿನ ವಿಚಾರಣೆ ನಂತರ ಘಟನೆ

ಪಾಂಡವಪುರ, ಡಿ.4– ಕರ್ತವ್ಯನಿರತ ಮಹಿಳಾ ಪಿಡಿಓ ಒಬ್ಬರು ತಾಪಂ ಕಚೇರಿಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.

ಮೈಸೂರಿನ ವಸಂತನಗರ ನಿವಾಸಿ ಭಾರತಿ(54) ಮೃತ ಪಿಡಿಓ. ಮಂಡ್ಯ ತಾಲೂಕು ತೂಬಿನಕೆರೆ ಗ್ರಾಪಂನಲ್ಲಿ ಕಾರ್ಯದರ್ಶಿಯಾಗಿದ್ದ ಭಾರತಿ ಅವರು ಇತ್ತೀಚೆಗೆ ಪಿಡಿಓ ಆಗಿ ಬಡ್ತಿಹೊಂದಿ ಪಾಂಡವಪುರ ತಾಲೂಕಿಗೆ ವರ್ಗಾವಣೆಗೊಂಡು ಗುಮ್ಮನಹಳ್ಳಿ ಗ್ರಾಪಂನಲ್ಲಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದರು. ಮೃತರಿಗೆ ಪತಿ ಪ್ರಕಾಶ್, ಓರ್ವ ಪುತ್ರಿ ಇದ್ದಾರೆ. ಪ್ರಕಾಶ್ ಅವರು ಸಹ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಗ್ರಾಪಂ ಉಪಾಧ್ಯಕ್ಷೆಯ ಪತಿಯೂ ಆದ ಆರ್‌ಟಿಐ ಕಾರ್ಯಕರ್ತ ರಮೇಶ್ ಎಂಬುವರು ಗುಮ್ಮನಹಳ್ಳಿ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಪಂನಲ್ಲೂ ನರೇಗಾ ಕಾಮಗಾರಿಗಳು ಗುಣಾತ್ಮಕವಾಗಿ ನಡೆದಿಲ್ಲ ಎಂದು ದೂರು ನೀಡಿದ್ದರು ಎನ್ನಲಾಗಿದೆ. ಆ ವಿಚಾರವಾಗಿ ಚರ್ಚಿಸಲು ಶಾಸಕ ದರ್ಶನ್ ಪುಟ್ಟಣ್ಣಯ್ಯ, ತಾಪಂ ಇಓ ಲೋಕೇಶ್‌ಮೂರ್ತಿ ಅವರು ಸೋಮವಾರ ಪಿಡಿಓ ಭಾರತಿ ಹಾಗೂ ಆರ್‌ಟಿಐ ಕಾರ್ಯಕರ್ತನನ್ನು ಕಚೇರಿಗೆ ಕರೆದು ಚರ್ಚಿಸಿದ್ದರು. ಸಭೆ ಮುಗಿದ ಬಳಿಕ ಸಿಬ್ಬಂದಿಗಳ ಕಚೇರಿಗೆ ತೆರಳಿದ ಪಿಡಿಓ ಭಾರತಿ ಅವರು ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದುಕೊಂಡು ಹೋಗಿದ್ದರೂ ಮೈಸೂರಿನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪಿಡಿಓ ಸಾವನ್ನಪ್ಪಿದ್ದಾರೆ. ಪಿಡಿಓ ಮೃತದೇಹವನ್ನು ಪಟ್ಟಣದ ತಾಪಂ ಕಚೇರಿಯ ಆವರಣಕ್ಕೆ ತಂದು ಕೆಲಕಾಲ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬಳಿಕ ದೇಹವನ್ನು ಮೈಸೂರಿಗೆ ತೆಗೆದುಕೊಂಡು ಹೋಗಲಾಯಿತು. ಆರ್‌ಟಿಐ ಕಾರ್ಯಕರ್ತರು ನೀಡಿದ ಒತ್ತಡದಿಂದ ಪಿಡಿಓ ಅವರಿಗೆ ಹೃದಯಾಘಾತವಾಗಿದೆ. ಪಿಡಿಓಗಳಿಗೆ ಕಚೇರಿಗಳಲ್ಲಿ ಕೆಲಸ ಮಾಡಲು ಒತ್ತಡ ಆಗುತ್ತಿದೆ ಎಂದು ಸಂಬಂಧಿಕರು, ಪಿಡಿಓಗಳು ಆರೋಪಿಸಿದರು.

"ಪಿಡಿಓ ಭಾರತಿ ಅವರಿಗೆ ಆರೋಗ್ಯ ಸಮಸ್ಯೆ ಇತ್ತು. ಜತೆಗೆ ಆರ್‌ಟಿಐ ಕಾರ್ಯಕರ್ತ ರಮೇಶ್ ಅವರು ತಾಲೂಕಿನ ಎಲ್ಲಾ ಗ್ರಾಪಂಗಳ ನರೇಗಾ ಕೆಲಸ ನಿಯಮಾನುಸಾರ ನಡೆದಿಲ್ಲ ಎಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ಅವರೊಟ್ಟಿಗೆ ಚರ್ಚಿಸಲು ಕಚೇರಿಗೆ ಕರೆಸಿದ್ದೆವು. ಜತೆಯಲ್ಲಿ ಪಿಡಿಓ ಭಾರತಿ ಅವರನ್ನು ಕರೆದಿದ್ದೆವು. ಸಭೆಯಲ್ಲಿ ಶಾಸಕರು ಸರಿಯಾಗಿ ಕೆಲಸ ಮಾಡಿ ಎಂದು ತಿಳಿಸಿ ತೆರಳಿದರು. ಸಭೆ ಮುಗಿದು ಅವರು ಕಚೇರಿಯ ಸಿಬ್ಬಂದಿಗಳ ಕೊಠಡಿಗೆ ತೆರಳಿದ್ದ ಸಂದರ್ಭದಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

-ಲೋಕೇಶ್‌ಮೂರ್ತಿ,
ಇಓ, ತಾಪಂ, ಪಾಂಡವಪುರ

ನಾಳೆ 'ಕಾವೇರಿ: ಪ್ರಕೃತಿಯ ಪ್ರಸಾದ ಮನುಷ್ಯರ ವಿವಾದ' ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ಮಂಡ್ಯ,ಡಿ.4– ಎಸ್.ಬಿ. ಎಜುಕೇಷನ್ ಟ್ರಸ್ಟ್, ಮಾಂಡವ್ಯ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಡಿ.6ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ 'ಕಾವೇರಿ: ಪ್ರಕೃತಿಯ ಪ್ರಸಾದ ಮನುಷ್ಯರ ವಿವಾದ' ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಪ್ರೊ. ಬಿ. ಶಿವಲಿಂಗಯ್ಯ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿವೃತ್ತ ಪೊಲೀಸ್ ಮಹಾ ನಿರೀಕ್ಷಕ .ಸಿ.ಚಂದ್ರಶೇಖರ್ ಸಮಾರಂಭ ಉದ್ಘಾಟಿಸುವರು. ಎಸ್.ಬಿ.ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ.ಶಿವಲಿಂಗಯ್ಯ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಡಾ. ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಸ್ಕೃತಿ ಚಿಂತಕ ಪ್ರೊ.ಎಂ.ಕೃಷ್ಣೇಗೌಡ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಹೇಳಿದರು. ನಿವೃತ್ತ ಪ್ರಾಂಶುಪಾಲ ಡಾ.ರಾಮಲಿಂಗಯ್ಯ, ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಸಿ.ಜಯರಾಂ, ಮಾಂಡವ್ಯ ಎಕ್ಸಲೆನ್ಸ್ ಕಾಲೇಜಿನ ಪಾಲುದಾರ ಎಂ.ಆರ್.ಮಂಜು, ಮಾಂಡವ್ಯ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಸಿ.ಭವಾನಿ ಶಂಕರ್ ಗೋಷ್ಠಿಯಲ್ಲಿದ್ದರು.

ಹೆಬ್ಬಾಳು ಶ್ರೀ ಲಕ್ಷ್ಮಿಕಾಂತಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯ ಲಕ್ಷದೀಪೋತ್ಸವ

ಅನಂತ ಜ್ಯೋತಿ ದರ್ಶನ ಭಾಗ್ಯ ಎಲ್ಲಾ ಭಕ್ತರಿಗೂ ಲಭಿಸಲಿ ; ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ





ಹೆಬ್ಬಾಳು ಶ್ರೀ ಲಕ್ಷ್ಮೀಕಾಂತಸ್ವಾಮಿ ದೇವಸ್ಥಾನದ ಆವರಣದಲ್ಲಿ ಸೋಮವಾರ ಲಕ್ಷದೀಪೋತ್ಸವಕ್ಕೆ ಆದಿಚುಂಚನಗಿರಿ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದ ಮಹಾರಾಜ್, ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಸೇರಿದಂತೆ ಮತ್ತಿತರರನ್ನು ಚಿತ್ರದಲ್ಲಿ ಕಾಣಬಹುದು. ಮತ್ತೊಂದು ಚಿತ್ರದಲ್ಲಿ ಲಕ್ಷದೀಪೋತ್ಸವದಲ್ಲಿ ಪಾಲ್ಗೊಂಡಿರುವ ಭಕ್ತರನ್ನು ಕಾಣಬಹುದು.

ಮೈಸೂರು,ಡಿ.4(ಪಿಎಂ)– ಸಾಲು ಸಾಲು ದೀಪಗಳ ಬೆಳಕಿನಲ್ಲಿ ಹೆಬ್ಬಾಳಿನ ಶ್ರೀ ಲಕ್ಷ್ಮಿಕಾಂತಸ್ವಾಮಿ ದೇವಸ್ಥಾನ ಆವರಣವು ಕಂಗೊಳಿಸಿತು. ಸೋಮವಾರ ಇಲ್ಲಿ ನಡೆದ ವಿಷ್ಣುಲಕ್ಷದೀಪೋತ್ಸವದಲ್ಲಿ ಅಪಾರ ಭಕ್ತರು ಪಾಲ್ಗೊಂಡು ಸಾಲು ಸಾಲು ದೀಪಗಳನ್ನು ಬೆಳಗಿಸಿದರು.

ವಿದ್ಯುತ್ ದೀಪಗಳಿಂದ ಶೃಂಗಾರಗೊಂಡಿದ್ದ ದೇವಸ್ಥಾನವು ದೀಪಗಳ ಬೆಳಕಿನಲ್ಲಿ ಮತ್ತಷ್ಟು ಪ್ರಜ್ವಲಿಸಿತು. ಭಕ್ತಾದಿಗಳ ಸಡಗರ–ಸಂಭ್ರಮ, ಭಕ್ತಿ ಭಾವದ ಮೂಲಕ ವಿಜೃಂಭಣೆಯಿಂದ ನಡೆದ ಈ ಉತ್ಸವಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ಭೈರವೈಕ್ಯ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರದ ಎದುರು ದೀಪ ಹಚ್ಚುವ ಮೂಲಕ ಲಕ್ಷದೀಪೋತ್ಸಕ್ಕೆ ಅವರು ಚಾಲನೆ ನೀಡಿದರು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದ ಮಹಾರಾಜ್, ಕಾಗಿನೆಲೆ ಕನಕ ಗುರು ಪೀಠದ ಮೈಸೂರು ಶಾಖೆಯ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಲಕ್ಷದೀಪೋತ್ಸವದ ಉದ್ಘಾಟನೆ ನೆರವೇರಿತು. ಆದಿಚುಂಚನಗಿರಿ ಮಠದ ವತಿಯಿಂದ ನಡೆದ ಈ ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾರ್ತಿಕ ಸೋಮವಾರದ ಈ ಶುಭ ಸಂಜೆಯಂದು ಭಕ್ತರು ಸಮಾವೇಶಗೊಂಡು ಶ್ರೀ ಲಕ್ಷ್ಮಿಕಾಂತಸ್ವಾಮಿಯ ಸನ್ನಿಧಿಯಲ್ಲಿ ಕಾರ್ತಿಕ ಜ್ಯೋತಿ ಬೆಳಕಿಸುವ ಕಾರ್ಯ ಮಾಡಿದ್ದಾರೆ. ಹೀಗೆ ನಾವು ಹೊರಗೆ ಬೆಳಕಿಸುವ ಜ್ಯೋತಿಯು ನಮ್ಮ ಅಂತರಂಗದಲ್ಲಿ ಸುಪ್ತವಾಗಿ ನಮಗೆ ಕಾಣದಿರುವ ಜ್ಯೋತಿಯ ಪ್ರತೀಕ ಎಂದು ಹೇಳಿದರು.



ಹಲವಾರು ಜ್ಞಾನಿಗಳು ಜ್ಞಾನದ ಬೆಳಕನ್ನು ಜಗತ್ತಿಗೆ ಕೊಟ್ಟು ಹೋಗಿದ್ದಾರೆ. ಅದರ ಅರ್ಥ ಪ್ರತಿಯೊಬ್ಬ ವ್ಯಕ್ತಿಯೂ ಅದೇ ತೆರನಾದ ಜ್ಯೋತಿಯಾದ ಜ್ಞಾನ ಪಡೆದುಕೊಳ್ಳಲು ಅವಕಾಶವಿದೆ ಎಂಬುದಾಗಿದೆ. ಹೊರಗಿನ ಜ್ಯೋತಿಯನ್ನು ಪ್ರಜ್ವಲಿಸುತ್ತಾ ಅಂತಃಕರಣದಲ್ಲಿರುವ ಮಾಲಿನ್ಯವನ್ನು ಹೋಗಲಾಡಿಸಿಕೊಂಡು ತಮ್ಮ ಒಳಗೆ ಸುಪ್ತವಾಗಿರುವ ಜ್ಯೋತಿ ಅನಾವರಣ ಮಾಡಬೇಕು. ಇದರ ಸಾಂಕೇತಿಕವಾದ ಅರ್ಥದಲ್ಲಿ ಇಂದು ಈ ಸನ್ನಿಧಿಯಲ್ಲಿ ಭಕ್ತರು ಜ್ಯೋತಿ ಬೆಳಕಿಸಿದ್ದಾರೆ. ಆ ಜ್ಯೋತಿ ನಮ್ಮೊಳಗಿನ ಜ್ಯೋತಿಯನ್ನು ಬೆಳಕಿಸಲಿ ಎಂದರು.

ಹೊರಗೆ ಬೆಳಗಿಸುವ ಜ್ಯೋತಿಗೆ ಸಾಕಷ್ಟು ಸಾಮಗ್ರಿಗಳು ಬೇಕಾಗುತ್ತವೆ. ಜೊತೆಗೆ ಅದಕ್ಕೆ ಕಾಲ ಮತ್ತು ಪ್ರದೇಶದ ಇತಿಮಿತಿ ಉಂಟು. ಆದರೆ ನಮ್ಮ ಅಂತಃಕರಣದಲ್ಲಿ ಸದಾ ಕಾಲ ಬೆಳಗುವ ಜ್ಯೋತಿಯು ಅನಂತತೆಯನ್ನು ಹೊಂದಿದೆ. ಅಂತಹ ಅನಂತ ಜ್ಯೋತಿಯ ದರ್ಶನ ಭಾಗ್ಯ ಎಲ್ಲಾ ಭಕ್ತರಿಗೂ ಲಭಿಸಲಿ ಎಂದು ಆಶೀರ್ವದಿಸಿದರು.

ಇದೇ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಕುಂಬಾರ ಕೊಪ್ಪಲು ಮುಖಂಡ ಡಿ.ಮಾದೇಗೌಡ 'ಮೈಸೂರು ಮಿತ್ರ'ನೊಂದಿಗೆ ಮಾತನಾಡಿ, ಶ್ರೀ ಲಕ್ಷ್ಮಿಕಾಂತಸ್ವಾಮಿ ದೇವಸ್ಥಾನ ಪುರಾತನ ಹಿನ್ನೆಲೆ ಹೊಂದಿದೆ. ಈ ದೇವಸ್ಥಾನ ಮತ್ತು ಇದರ ಎದುರು ಇದ್ದ ತೋಪು ಮತ್ತು ಹೆಬ್ಬಾಳು ಕೆರೆ, ಈ ಮೂರು ಪ್ರಸ್ತುತಕ್ಕೆ ತಕ್ಕಂತೆ ಅಭಿವೃದ್ಧಿ ಹೊಂದಿ ವಿಜೃಂಭಿಸುತ್ತಿವೆ. ಈ ಮೊದಲು ಇದೆಲ್ಲಾ ಬೆಂಗಾಡು. ಕಾರಣ ಏನೋ ಗೊತ್ತಿಲ್ಲ ಎರಡು ಮೂರು ಶತಮಾನಗಳ ಹಿಂದೆಯೇ ಹೆಬ್ಬಾಳು ಪಾಳು ಬೀಳುವಂತಾಯಿತು. ಇಲ್ಲಿದ್ದಂತಹ ಜನ ಸಮುದಾಯ ಇದೇ ಹೆಬ್ಬಾಳಿನ ನೆರೆ ಪ್ರದೇಶಕ್ಕೆ ವಲಸೆ ಹೋಯಿತು. ಅದಕ್ಕೂ ಹಿಂದೆ ಇದು ಬಹಳ ವೈಭವದಿಂದ ಕೂಡಿತ್ತು ಎಂದು ತಿಳಿಸಿದರು.

ಹೆಬ್ಬಾಳು ಕೆರೆ, ತೋಪು ಮತ್ತು ದೇವಸ್ಥಾನ ಮಾತ್ರವಲ್ಲದೆ, ಉಳಿದ ಭಾಗಗಳೂ ಕೈಗಾರಿಕೆ ಮತ್ತು ಜನವಸತಿ ಪ್ರದೇಶಗಳಾಗಿ ಅಭಿವೃದ್ಧಿಯಾಗಿವೆ. ಆಗ್ನೇಯ ಏಷ್ಯದಲ್ಲೇ ಹೆಬ್ಬಾಳು ಕೈಗಾರಿಕಾ ಪ್ರದೇಶ ಬೃಹತ್ ವಿಸ್ತೀರ್ಣ ಹೊಂದಿದೆ ಎಂದು ಹೆಸರಾಗಿದೆ. ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ಚಾಲನೆ ನೀಡಿದಾಗಲೇ ಲಕ್ಷದೀಪೋತ್ಸವ ಪ್ರಾರಂಭಿಸಲಾಯಿತು. ವರ್ಷಕ್ಕೆ ಎರಡು ಬಾರಿ ರಥೋತ್ಸವ ಕೂಡ ಈ ದೇವಸ್ಥಾನದಲ್ಲಿ ನಡೆಯಲಿದೆ. ಆದಿಚುಂಚನಗಿರಿ ಮಠದಿಂದ ದೇವಸ್ಥಾನ ಅಭಿವೃದ್ಧಿ ಹೊಂದಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಬೆಳಗ್ಗೆ ದೇವಸ್ಥಾನದಲ್ಲಿ ಅಭಿಷೇಕ, ವಿಶೇಷ ಅಲಂಕಾರ ಕಾರ್ಯಕ್ರಮಗಳು ನಡೆದವು. ಬಳಿಕ ಸುದರ್ಶನ ಹೋಮ, ಪೂರ್ಣಾಹುತಿ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿದವು. ಅಲ್ಲದೆ, ಸಂಜೆ ಶ್ರೀ ಲಕ್ಷ್ಮೀಕಾಂತ ಸ್ವಾಮಿಯ ಮೆರವಣಿಗೆ ಉತ್ಸವ ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಾಜಿ ಶಾಸಕ ಎಲ್.ನಾಗೇಂದ್ರ, ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ, ಜಿಪಂ ಮಾಜಿ ಸದಸ್ಯೆ ಚಂದ್ರಿಕಾ ಸುರೇಶ್, ಪಾಲಿಕೆ ಮಾಜಿ ಸದಸ್ಯೆ ಪ್ರೇಮಾಶಂಕರೇಗೌಡ, ಮುಖಂಡರಾದ ಬೆಳಗೊಳ ಸುಬ್ರಹ್ಮಣ್ಯ, ಮಹೇಂದ್ರ ಸಿಂಗ್ ಕಾಳಪ್ಪ ಬನ್ನೂರು, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ.ಲಿಂಗರಾಜು ಮತ್ತಿತರರು ಹಾಜರಿದ್ದರು.

ಬರ ಪರಿಹಾರಕ್ಕೆ ಆಗ್ರಹಿಸಿ ಎಎಪಿ ಪ್ರತಿಭಟನೆ



ಮೈಸೂರು, ಡಿ.4(ಜಿಎ)–ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿ(ಎಎಪಿ) ಕಾರ್ಯಕರ್ತರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಉಂಟಾದ ಬರ ಪರಿಸ್ಥಿತಿಯಿಂದಾಗಿ ರೈತರು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಆದರೆ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬರ ಪರಿಸ್ಥಿತಿ ಮತ್ತು ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಸರ್ಕಾರದ ಈ ನಡೆಯಿಂದ ಮೊದಲೇ ಸಂಕಷ್ಟದಲ್ಲಿರುವ ರೈತರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತಾಗಿದ್ದು, ಸರ್ಕಾರ ಕೂಡಲೇ ಇದರ ಕಡೆಗೆ ಗಮನವಹಿಸಿ ರೈತರಿಗೆ ಬೆಳೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ತಮ್ಮ ಬೇಡಿಕೆ ಈಡೇರಿಸುವ ಕುರಿತು ಮುಖ್ಯಮಂತ್ರಿಗಳು ಹಾಗೂ ಪ್ರಧಾನಮಂತ್ರಿ ಅವರಿಗೆ ಬರೆದಿರುವ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ರಂಗಯ್ಯ, ರಾಜ್ಯ ಕಾರ್ಯದರ್ಶಿ ಸೋಸಲೆ ಸಿದ್ದರಾಜು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಸಂಪತ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ವಿಶ್ವನಾಥ್ ಕುಲಕರ್ಣಿ, ಯುವ ಘಟಕದ ಅಧ್ಯಕ್ಷ ಕಿರಣ್ ಕಲ್ಯಾಣಿ, ರೈತ ಮುಖಂಡರಾದ ರವಿಕುಮಾರ್, ಮೊಯಿಉದ್ದೀನ್, ವೀರೇಶ್, ನಾಗರಾಜೇಗೌಡ ಭಾಗವಹಿಸಿದರು.

ಅರ್ಜುನನ ದುರಂತ ಸಾವು; ಮೈಸೂರಲ್ಲಿ ಶ್ರದ್ಧಾಂಜಲಿ ಸಲ್ಲಿಕೆ



ಮೈಸೂರು, ಡಿ.4(ಎಂಕೆ)– ಮೈಸೂರು ದಸರಾ ಅಂಬಾರಿ ಆನೆ 'ಅರ್ಜುನ' ದುರಂತ ಸಾವಿಗೆ ಮೈಸೂರು ರಕ್ಷಣಾ ವೇದಿಕೆ ವತಿಯಿಂದ ಮೊಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅರಮನೆ ಉತ್ತರದ್ವಾರದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಜಮಾವಣೆಗೊಂಡ ವೇದಿಕೆ ಕಾರ್ಯಕರ್ತರು, ಅಂಬಾರಿ ಹೊತ್ತು ಮೈಸೂರಿಗರ ಪ್ರೀತಿಗೆ ಪಾತ್ರವಾಗಿದ್ದ ಅರ್ಜುನ, ಅಂಬಾರಿ ಹೊತ್ತು ಸಾಗುತ್ತಿರುವ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ, ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಮೈಸೂರು ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಭಟ್ ಮಾತನಾಡಿ, 8 ಬಾರಿ ದಸರಾ ಅಂಬಾರಿ ಹೊತ್ತು ಜನಮಾನಸದಲ್ಲಿ ನೆಲೆಗೊಂಡಿದ್ದ ಅಂಬಾರಿ ಆನೆ ಅರ್ಜುನ, ನಾಡಿನ ಸೇವೆ ಮಾಡುತ್ತಲೇ ಸಾವಿಗೀಡಾಗಿದೆ. ಅರ್ಜುನ ಆನೆ ಹುಟ್ಟಿದ್ದೆ ಸೇವೆಗಾಗಿ ಎಂಬ ಭಾವನೆಯನ್ನು ನಮ್ಮಲ್ಲಿ ಮೂಡಿಸಿತ್ತು. ಮೈಸೂರು ಅರಮನೆಗೂ ಅರ್ಜುನನಿಗೂ ಅವಿನಾಭಾವ ಸಂಬಂಧವಿದ್ದು, 'ಅರ್ಜುನ' ಆನೆ ನೆನಪು ಶಾಶ್ವತವಾಗಿರುವಂತೆ ಅರಮನೆಯ ಯಾವುದಾದರು ದ್ವಾರ ಅಥವಾ ಅಂಬಾರಿ ಸಾಗುವ ಮಾರ್ಗಕ್ಕೆ 'ಅರ್ಜುನ ಮಾರ್ಗ' ಅಥವಾ 'ಅರ್ಜುನ ದ್ವಾರ' ಎಂದು ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿದರು.

ನಗರ ಪಾಲಿಕೆ ಮಾಜಿ ಸದಸ್ಯ ಕೆ.ಜೆ.ರಮೇಶ್, ಅಹಿಂದ ಮುಖಂಡ ನಜರ್‌ಬಾದ್ ನಟರಾಜ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಪ್ರತಾಪ್, ಮಧು ಎನ್. ಪೂಜಾರ್, ಟಿ.ಎಸ್.ಅರುಣ್, ಶ್ರೀಕಾಂತ್ ಕಶ್ಯಪ್, ಭೈರತಿ ಲಿಂಗರಾಜು, ಚಕ್ರಪಾಣಿ, ಮೈ.ಲಾ. ವಿಜಯ್ ಕುಮಾರ್, ಕೃಷ್ಣನಾಯಕ, ವರುಣ ಮಹದೇವ್, ಜಟ್ಟಿಹುಂಡಿ ಗೋಪಾಲ್, ಪಂಕಜ್, ಮಧು, ಸೂರಜ್, ಸದಾಶಿವ, ದಯಾನಂದ್, ಶಿವಲಿಂಗ ಸ್ವಾಮಿ, ವಕೀಲ ಹೇಮಂತ್, ಶಿವರಾಜ್, ಬಸವರಾಜ್ ಬಸಪ್ಪ ಮತ್ತಿತರರಿದ್ದರು.

ಡಿ.15ರಿಂದ ಯೋಗ ಉತ್ಸವ

ಮೈಸೂರು,ಡಿ.4(ಎಂಟಿವೈ)– ಯೋಗ ಪರಂಪರೆಯನ್ನು ಸಂಭ್ರಮಿಸುವ ನಿಟ್ಟಿನಲ್ಲಿ ಡಿ. 15 ರಿಂದ 17 ರವರೆಗೆ ನಗರದ ನಜರ್‌ಬಾದ್‌ನಲ್ಲಿರುವ ವಿಂಡ್ ಚೈಮ್ಸ್ ಸಭಾಂಗಣದಲ್ಲಿ ಮೈಸೂರು ಯೋಗ ಉತ್ಸವ ಆಯೋಜಿಸಲಾಗಿದೆ ಎಂದು ಉತ್ಸವ ಸಮಿತಿ ಸಂಚಾಲಕ ಡಾ. ವಿನಯಚಂದ್ರ ತಿಳಿಸಿದ್ದಾರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಕಾ ಯೋಗ ವೇದಿಕೆ, ಯೋಗ ಫೆಡರೇಷನ್ ಆಫ್ ಮೈಸೂರು, ಇಂಡಿಯನ್ ಯೋಗ ಅಸೋಸಿಯೇಷನ್ ಹಾಗೂ ಯುರೋಪಿಯನ್ ಯೂನಿಯನ್ ಆಫ್ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಮೈಸೂರು ಯೋಗ ಉತ್ಸವ ಆಯೋಜಿಸಲಾಗಿದೆ. ಡಿ. 15ರಂದು ಬೆಳಗ್ಗೆ 11ಕ್ಕೆ ಆರಂಭವಾಗುವ ಈ ಯೋಗ ಉತ್ಸವದಲ್ಲಿ ಸುಮಾರು 300 ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದರಲ್ಲಿ ಯೋಗ, ಆಧ್ಯಾತ್ಮ, ಸ್ವಾಸ್ಥ್ಯಕ್ಕೆ ಸಂಬಂಧಿಸಿದ ಪ್ರದರ್ಶನ ಆಯೋಜಿಸಲಾಗಿದೆ. ಆಸಕ್ತರಿಗೆ ಉಚಿತ ಯೋಗ ತರಗತಿ ಇರಲಿದೆ ಎಂದು ಮಾಹಿತಿ ನೀಡಿದರು. ಮೈಸೂರು ಯೋಗ ಉತ್ಸವ ಸಮಿತಿಯ ದತ್ತಪ್ರಸಾದ್, ಪದ್ಮಾವತಿ ಎಸ್. ಭಟ್, ಶ್ರೀಹರಿ ದ್ವಾರಕಾನಾಥ್ ಇದ್ದರು.

ವಿದ್ಯಾರ್ಥಿಗಳಿಗೆ ಕೌಶಲ್ಯ ರೂಢಿಸಲು ಮೈ ಕೆರಿಯರ್ ಲ್ಯಾಬ್

ಮೈಸೂರು,ಡಿ.4(ಎಂಟಿವೈ)– ಮೈಸೂರಿನ ಮಹಾಬೋಧಿ ಶಾಲೆಯಲ್ಲಿ ಕ್ರಾಸ್‌ರೋಡ್ಸ್ ಸಲ್ಯುಷನ್ಸ್ ಸಂಸ್ಥೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ರೂಢಿಸುವ ಉದ್ದೇಶದಿಂದ ಮೈ ಕೆರಿಯರ್ ಲ್ಯಾಬ್ ಎಂಬ ಘಟಕ ಆರಂಭಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಪ್ರೊ. ಶಂಕರ್ ಬೆಳ್ಳೂರು ತಿಳಿಸಿದ್ದಾರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗಾಗಿ ಸ್ವಯಂ ನಿಷ್ಪಕ್ಷಪಾತ ತಿಳುವಳಿಕೆ, ವ್ಯಕ್ತಿತ್ವ ಬೆಳೆಸಿಕೊಳ್ಳುವುದು, ವೃತ್ತಿ ಆಸಕ್ತಿ ಹಾಗೂ ಪ್ರೇರಕರು, ಯೋಗ್ಯತೆ, ಸಾಮರ್ಥ್ಯ, ಕಲಿಕೆಯ ಶೈಲಿ, ಅತ್ಯುತ್ತಮ ವೃತ್ತಿಜೀವನಕ್ಕೆ ಸಂಬಂಧಿಸಿದ ಅರಿವು, ವಿದ್ಯಾರ್ಥಿಗಳ ಗುರಿಗಳನ್ನು ಬಲಪಡಿಸಲು ನೈತಿಕ ಮತ್ತು ಶಿಕ್ಷಣ ಮಾರ್ಗದರ್ಶನ, ವೃತ್ತಿ ಮಾರ್ಗದರ್ಶನ ಮೊದಲಾದ ಸೌಲಭ್ಯ ಈ ಘಟಕ ಹೊಂದಿರುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿ.ವಿ. ವೆಂಕಟೇಶ್ವರಲು, ಶಾಲೆಯ ಸಿಇಒ ಜ್ಯೋತಿ ಇದ್ದರು.

ಕೂಂಬಿಂಗ್ ನಡೆಸಿದರೂ ಹುಲಿಯ ಸುಳಿವಿಲ್ಲ

ಕಾರ್ಯಾಚರಣೆಗೆ ಸ್ಪೆಷಲಿಸ್ಟ್ ತಂಡ ಕರೆಸುವಂತೆ ಹೆಚ್ಚಿದ ಒತ್ತಡ



ಮೈಸೂರು,ಡಿ.4(ಎಂಟಿವೈ)– ಕಬ್ಬಿನ ಗದ್ದೆ, ಹೊಲದ ಬಳಿ ಕಾಣಿಸಿಕೊಂಡು ಕಣ್ಮರೆಯಾಗುತ್ತಿದ್ದ ಹುಲಿ ಕಳೆದ ರಾತ್ರಿ ದೊಡ್ಡಕಾನ್ಯ ಗ್ರಾಮದ ಮುಖ್ಯ ರಸ್ತೆಯಲ್ಲೇ ಹಾದು ಹೋಗಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಅರಣ್ಯ ಇಲಾಖೆ ಕಳೆದ 7–8 ದಿನಗಳಿಂದಲೂ ಕಾರ್ಯಾಚರಣೆ ನಡೆಸಿದ್ದರೂ, ಕೇವಲ ಕ್ಯಾಮರಾ ಟ್ರ್ಯಾಪ್‌ಗೆ ಮುಖ ತೋರಿಸಿ ಸುಳಿವು ನೀಡದೆ ಕಣ್ಮರೆಯಾಗುತ್ತಿರುವ ಹುಲಿ ಡಿ.1ರಿಂದ 3ರ ಸಂಜೆವರೆಗೂ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಭಾನುವಾರ ರಾತ್ರಿ 7ರಿಂದ 7.30ರೊಳಗೆ ದೊಡ್ಡಕಾನ್ಯ ಗ್ರಾಮದ ಮುಖ್ಯ ರಸ್ತೆ ಮೂಲಕ ಕಾಲುವೆ ಏರಿ ಕಡೆ ಹುಲಿ ಸಂಚರಿಸಿರುವ ಗೆಜ್ಜೆ ಗುರುತು ರಸ್ತೆಯಲ್ಲಿ ಕಂಡು ಬಂದಿದ್ದು, ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯೊಬ್ಬ ಮಬ್ಬು ಗತ್ತಲೆಯಲ್ಲಿ ಹುಲಿ ಗ್ರಾಮದ ರಸ್ತೆಯಲ್ಲಿ ಹೋಗುತ್ತಿರುವುದನ್ನು ಮನೆಯ ಕಿಟಕಿಯಿಂದಲೇ ನೋಡಿರುವುದಾಗಿ ಹೇಳಿದ್ದರೂ, ಅದನ್ನು ದೃಢಪಡಿಸಲು ಫೋಟೋ ಅಥವಾ ವಿಡಿಯೋ ಮಾಡಿಕೊಂಡಿಲ್ಲ. ಇದರಿಂದ ಹುಲಿ ಸಂಚಾರದ ಮಾಹಿತಿ ಊಹಾಪೋಹ ಎಂದು ಅರಣ್ಯ ಸಿಬ್ಬಂದಿ ನಿರ್ಧರಿಸಿದ್ದರೂ, ರಸ್ತೆ ಮೇಲೆ ಕಾಣಿಸಿಕೊಂಡಿರುವ ಹೆಜ್ಜೆ ಗುರುತು ಚಿಂತೆಗೀಡು ಮಾಡಿದೆ.

ಈ ನಡುವೆ ರಾತ್ರಿ 7.30ರಲ್ಲಿ ದೊಡ್ಡಕಾನ್ಯ ಗ್ರಾಮದ ಟಾಟಾ ಮೈನಿಂಗ್ ಪ್ರದೇಶದಲ್ಲಿ ಹುಲಿ ಸಂಚರಿಸಿದ ಮಾಹಿತಿ ಆಧರಿಸಿ, ಅರಣ್ಯ ಸಿಬ್ಬಂದಿ, ಎಲ್‌ಟಿಎಫ್, ಡ್ರೋನ್ ಬಳಸಿ ಕೂಂಬಿಂಗ್ ಮಾಡಿದರೂ ಸುಳಿವು ಸಿಗಲಿಲ್ಲ. ಇದರಿಂದ ಅರಣ್ಯ ಇಲಾಖೆ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪರಿಣತಿ ಹೊಂದಿರುವ ತಂಡವನ್ನು ಕರೆಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಬೋನ್ ಬಳಿ ಬಂದು ಹೋದ ಚಿರತೆ: ಬ್ಯಾತಹಳ್ಳಿ ಬಳಿ ಹುಲಿ ಸೆರೆಗೆ ಇಡಲಾಗಿದ್ದ ಬೋನ್ ಬಳಿ ಚಿರತೆಯೊಂದು ಬಂದು ಹೋಗಿರುವ ದೃಶ್ಯ ಕ್ಯಾಮರಾ ಟ್ರ್ಯಾಪ್‌ನಲ್ಲಿ ಸೆರೆಯಾಗಿದೆ. ಮೂಲಗಳ ಪ್ರಕಾರ ಹುಲಿಯನ್ನು ಆಕರ್ಷಿಸಲು ಹಲವೆಡೆ ಇಡಲಾಗಿರುವ ಬೋನುವಿನಲ್ಲಿ ನಾಯಿ, ಕುರಿ, ಮೇಕೆಯನ್ನಿಡಲಾಗಿದೆ. ಆದರೆ, ಹುಲಿ ಮಾತ್ರ ಬೋನು ಬಳಿ ಬರದೇ ಚಳ್ಳೇಹಣ್ಣು ತಿನ್ನಿಸುತ್ತಿದೆ.

ದೊಡ್ಡಕಾನ್ಯ, ಚಿಕ್ಕಕಾನ್ಯ, ಬ್ಯಾತಹಳ್ಳಿ, ಸಿಂಧುವಳ್ಳಿ, ಯಾಚೇನಹಳ್ಳಿ, ಚಿಕ್ಕನಹಳ್ಳಿಯಲ್ಲಿ ಕ್ಯಾಮರಾ ಟ್ರ್ಯಾಪ್ ಅಳವಡಿಸಲಾಗಿದ್ದು, ಅದರಲ್ಲಿ ದಾಖಲಾಗುವ ಪ್ರತಿಯೊಂದು ದೃಶ್ಯವನ್ನು ಕಾಲಕಾಲಕ್ಕೆ ಪರಿಶೀಲಿಸಲಾಗುತ್ತಿದೆ. ಈ ಗ್ರಾಮಗಳ ಜನ ಸಂಜೆ ವೇಳೆ ಓಡಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ.



ಸಾಹಿತ್ಯ, ಕಲೆ, ಸಂಸ್ಕೃತಿ ಮನುಷ್ಯನೊಳಗಿನ ಕೊಳೆ ತೊಳೆಯುವ ಸಾಧನಗಳು

ರಂಗಭೂಮಿ, ಜನಪದ ಕಲಾ ಪ್ರಕಾರಗಳ ತರಬೇತಿ ಶಿಬಿರದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್ ಅಭಿಮತ

ಮೈಸೂರು, ಡಿ.4(ಎಸ್‌ಪಿಎನ್)– ಪ್ರಸ್ತುತ ಯುವಕ ಮತ್ತು ಯುವತಿಯರು ಉನ್ನತ ಶಿಕ್ಷಣದಲ್ಲಿ ಉತ್ತಮ ಅಂಕಗಳಿಸಿ, ಹಣ ಗಳಿಸಲು ನೌಕರಿ ಹಿಂದೆ ಓಡುತ್ತಾರೆ. ಇಂತಹ ವಿದ್ಯಾರ್ಥಿಗಳು ಕಲೆಯ ಹಿಂದೆ ಓಡುವಂತಾದರೆ, ಅಂತಹವರ ಬದುಕು ಮತ್ತಷ್ಟು ಶ್ರೀಮಂತವಾಗುತ್ತದೆ ಎಂದು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಾಂಶುಪಾಲ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ವಿದ್ಯಾರ್ಥಿಗಳು ನಿಲ್ಲಲು ಅವಕಾಶ ಮಾಡಿಕೊಡುವಲ್ಲಿ ಮಹಾರಾಜ ಕಾಲೇಜಿನ ವಾತಾವರಣ ಮಾತ್ರ ಸ್ಥಾನದಲ್ಲಿ ನಿಲ್ಲುತ್ತದೆ ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು.



ಬಹಿರಂಗದಲ್ಲಿರುವ ಕೊಳೆಯನ್ನು ತೊಳೆಯಬಹುದು. ಆದರೆ, ನಮ್ಮೊಳಗಿನ ಕೊಳೆಯನ್ನು ಶುಚಿಗೊಳಿಸುವ ಸಾಧನಗಳೆಂದರೆ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಎಂದರೆ ತಪ್ಪಾಗಲಾರದು. ಕವಿಯ ಬರಹಗಳಲ್ಲಿ ನೋವು, ಆತ ಸಮಾಜದಲ್ಲಿ ಅನುಭವಿಸುವ ಕೆಲ ಘಟನೆಗಳನ್ನು ಆಧರಿಸಿ, ಲೇಖನ, ಕವಿತೆಗಳು ರಚನೆಯಾಗುತ್ತವೆ. ಈ ಸಂಗತಿಗಳು ಓದುಗನ ಅಂತಃಕರಣಕ್ಕೆ ದೂಡುವ ಸಂಗತಿಗಳಾಗುತ್ತವೆ. ಇದು ಅಪ್ರತಿಮ ಸಾಹಿತ್ಯ ರಚನೆಗೂ ಕಾರಣವಾಗಬಹುದು ಎಂದು ತಿಳಿಸಿದರು.

ಮೈಸೂರಿನ ಮಹಾರಾಜ, ಯುವರಾಜ, ಮಹಾರಾಣಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಹಿರಿಯ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಆ ಸಾಲಿನಲ್ಲಿ ಎಸ್.ಬಂಗಾರಪ್ಪ ಸೇರಿದಂತೆ ಇತರರನ್ನು ಕಾಣಬಹುದು ಎಂದರು.

ಕುವೆಂಪು ರಚಿತ ಜಲಗಾರ ನಾಟಕದಲ್ಲಿ ಶಿವನನ್ನು ಕುರಿತು ಹೀಗೆ ಹೇಳುತ್ತಾರೆ. ನೀನು(ಶಿವ) ಊರ ಜಲಗಾರ, ನಾನು ಜಗದ ಜಲಗಾರ ಎಂದು ಉಲ್ಲೇಖಿಸಿದ್ದಾರೆ ಎಂದ ಅವರು, ಶಿವಮೊಗ್ಗದ ಹೆಗ್ಗೋಡಿನಲ್ಲಿರುವ ನಿನಾಸಂ ಸಂಸ್ಥೆ ನಾಟಕ ತರಬೇತಿಯಲ್ಲಿ ಎತ್ತರದ ಸ್ಥಾನದಲ್ಲಿದೆ. ಈ ಸಂಸ್ಥೆಯಲ್ಲಿ ತೊಡಗಿಸಿಕೊಂಡವರಿಗೆ ಸಮಾಜದಲ್ಲಿ ಯಶಸ್ಸು ಖಂಡಿತ. ಹಾಗಾಗಿ ಕಲಾವಿದ ಅಳಿದರೂ ಆತ ಕಲಾಕ್ಷೇತ್ರದಲ್ಲಿ ಸಾಧಿಸಿದ ಕೀರ್ತಿ ಆತನ ಸಾವಿನ ನಂತರವೂ ನೆನೆಯುತ್ತಾರೆ. ಅದಕ್ಕೆ ಉದಾಹರಣೆ ಎಂದರೆ ವರನಟ ಡಾ.ರಾಜ್‌ಕುಮಾರ್. ಹಾಗಾಗಿ ಕಲೆಯಲ್ಲಿ ತೊಡಗಿಸಿಕೊಂಡರೆ ಪ್ರಪಂಚದ ಯಾವುದೇ ಸ್ಥಳದಲ್ಲಿದ್ದರೂ ಜನ ಗುರುತಿಸುತ್ತಾರೆ ಎಂದರು.

ಎಪಿಎಂಸಿ ಮಾಜಿ ಉಪಾಧ್ಯಕ್ಷ ಅಹಿಂದ ಚಿಕ್ಕ ಜವರಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಲೆಯನ್ನು ಮೈಗೂಡಿಸುವಲ್ಲಿ ರಂಗ, ಜನಪದ ತರಬೇತಿ ಶಿಬಿರ ಹೆಚ್ಚು ಮಹತ್ವದ ಪಾತ್ರ ವಹಿಸುತ್ತದೆ. ಎಲ್ಲಾ ವರ್ಗವನ್ನು ಆಕರ್ಷಿಸುವ ರಂಗ ಭೂಮಿಯು ಗ್ರಾಮೀಣ ಸಂಸ್ಕೃತಿ ಮತ್ತು ಪ್ರತಿಭೆಗಳಿಗೆ ಉತ್ತೇಜನ ನೀಡುವುದಲ್ಲದೇ ಸಮಾಜದಲ್ಲಿ ಬದಲಾವಣೆಯೂ ತರಲಿದೆ ಎಂದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ವಕೀಲ ಎಂ.ಶಿವಪ್ರಸಾದ್, ಗೌತಮ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಡಾ.ಬಿ.ವಿ.ವಸಂತ ಕುಮಾರ್ ಅಭಿಪ್ರಾಯಪಟ್ಟರು.

ಮೈಸೂರು ರಂಗಾಯಣ ಆವರಣದಲ್ಲಿನ ಶ್ರೀರಂಗ ಮಂದಿರದಲ್ಲಿ ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ಹಾಗೂ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಹಸಿರು ನಮ್ಮ ಉಸಿರು

ಕೊಳತೋಡು ಗ್ರಾಮದಲ್ಲಿ ಹುಲಿ, ಕಾಡಾನೆ ಹಾವಳಿ

• ದೂರು ನೀಡಿದರೂ ಸ್ಪಂದಿಸದ ಅರಣ್ಯ ಇಲಾಖೆ • ಗ್ರಾಮಸ್ಥರ ಆರೋಪ

ಪೊನ್ನಂಪೇಟೆ, ಡಿ.4– ಹಲವು ತಿಂಗಳಿಂದ ಕೊಳತೋಡು ಗ್ರಾಮ ಸೇರಿದಂತೆ ಸುತ್ತಮುತ್ತ ನಿರಂತರವಾಗಿ ಹುಲಿ ಮತ್ತು ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮ ಹಾಗೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಕೆಲ ತಿಂಗಳಿಂದ ಈ ಭಾಗದಲ್ಲಿ ವನ್ಯಜೀವಿಗಳ ಉಪಟಳದಿಂದಾಗಿ ಜನರು ಬೇಸತ್ತುಹೋಗಿದ್ದಾರೆ. ಕಾಡಿನಿಂದ ವನ್ಯಜೀವಿಗಳು ನಾಡಿಗೆ ಬಂದು ರೈತರ ಫಸಲುಗಳನ್ನು ನಾಶಪಡಿಸುತ್ತಿವೆ. ಇದರಿಂದ ಕೃಷಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಕೊಳತೋಡು ಗ್ರಾಮದ ಮುರುವಂಡ ಸಾವನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.





ಹುಲಿಯೊಂದು ಗ್ರಾಮದಲ್ಲಿ ನಿರಂತರವಾಗಿ ಅಡ್ಡಾಡುತ್ತಿದ್ದು, ತನ್ನ ಮರಿಯೊಂದಿಗೆ ಆಗಾಗ್ಗೆ ಜನರಿಗೆ ಕಾಣಿಸಿಕೊಳ್ಳುತ್ತಿದೆ. ಇದರಿಂದ ಗ್ರಾಮಸ್ಥರು ಭಯದಿಂದಲೇ ದಿನ ಕಳೆಯುವಂತಾಗಿದೆ. ಕಳೆದ ಎರಡು ದಿನಗಳ ಹಿಂದೆ ಗ್ರಾಮಸ್ಥರೊಬ್ಬರ ಎರಡು ನಾಯಿಗಳು ಕಾಣೆಯಾಗಿದ್ದು, ಇವುಗಳು ಹುಲಿಗೆ ಆಹಾರವಾಗಿರಬಹುದು ಎನ್ನಲಾಗಿದೆ. ಕಾರ್ಮಿಕರು ಭಯದಿಂದ ತೋಟದ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದು ಕೃಷಿ ಚಟುವಟಿಕೆಗಳಿಗೆ ಪರಿಣಾಮ ಬೀರುತ್ತಿದೆ. ಅಲ್ಲದೆ, ಈ ಭಾಗದ ಕೃಷಿಕರು ಮತ್ತು ಕಾರ್ಮಿಕರ ಮಕ್ಕಳು ಪ್ರತಿನಿತ್ಯ ಆತಂಕದಲ್ಲೇ ಶಾಲಾ–ಕಾಲೇಜುಗಳಿಗೆ ತೆರಳುವ ಸ್ಥಿತಿ ನಿರ್ಮಾಣಗೊಂಡಿದೆ. ಭತ್ತ ಕೊಯ್ಲಿಗೆ ಬಂದಿದ್ದು, ಆದರೆ ಕಾಡಾನೆಗಳ ಹಿಂಡು ಗದ್ದೆಗೆ ನುಗ್ಗಿ ತಿಂದು, ತುಳಿದು ನಾಪಡಿಸುತ್ತಿವೆ. ಪ್ರತಿದಿನ ರಾತ್ರಿ ಗದ್ದೆಗಳಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ವನ್ಯಪ್ರಾಣಿಗಳಿಂದ ಬೆಳೆಗಳಿಗೆ ರಕ್ಷಣೆ ನೀಡಬೇಕಾಗಿರುವುದು ಅರಣ್ಯ ಇಲಾಖೆಯ ಹೊಣೆಯಾಗಿದೆ. ಆದ್ದರಿಂದ ಗ್ರಾಮದಲ್ಲಿ ಬೋನು ಅಳವಡಿಸಿ ಹುಲಿ ಸೆರೆಹಿಡಿಯಬೇಕು. ಬೆಳೆಗಳ ನಾಶಕ್ಕೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಗ್ರಾಮಸ್ಥರೊಂದಿಗೆ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಚೆನ್ನಯ್ಯನಕೋಟೆಯಲ್ಲಿ ದತ್ತಿ ಉಪನ್ಯಾಸ



ಸಿದ್ದಾಪುರ, ಡಿ.4– ಕನ್ನಡ ಸಾಹಿತ್ಯ ಪರಿಷತ್ತಿನ ವಿರಾಜಪೇಟೆ ತಾಲೂಕು ಮತ್ತು ಅಮ್ಮತ್ತಿ ಹೋಬಳಿ ಘಟಕದ ವತಿಯಿಂದ ಸಾಹಿತಿ ದಿ.ಎನ್.ರಾಮಕೃಷ್ಣ ಮತ್ತು ದಿ.ಬಿ.ಜಿ.ರಘುನಾಥ್ ನಾಯಕ್ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮ ಚೆನ್ನಯ್ಯನಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಕೆ.ಎ.ಕಾವೇರಮ್ಮ, ನಾಡು, ನುಡಿ, ಸಂಸ್ಕೃತಿ, ಪರಂಪರೆಯೊಂದಿಗೆ ಕನ್ನಡ ಅಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್‌ನ ಪದಾಧಿಕಾರಿ ಗಳು ನಡೆಸಬೇಕು ಎಂದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಪ್ರತಿಯೊಬ್ಬರು ಸಾಹಿತ್ಯ ಅಭಿಮಾನದೊಂದಿಗೆ ಕನ್ನಡಪರ ಕಾರ್ಯಕ್ರಮಗಳಿಗೆ ಹೆಚ್ಚು ಸಹಕಾರ ನೀಡುವ ಮೂಲಕ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಕನ್ನಡ ರಾಜ್ಯೋತ್ಸವ ಕುರಿತು ಸಾಹಿತಿ ರಜಿತ ಕಾರ್ಯಪ್ಪ ಹಾಗೂ ಕನ್ನಡ ಸೇವೆಯಲ್ಲಿ ಪೂರ್ವಾಧ್ಯಕ್ಷರ ಸೇವೆ ಕುರಿತು ಬಿಜಿಎಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಉಮಾರಾಣಿ ಉಪನ್ಯಾಸ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು.

ಅಮ್ಮತ್ತಿ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಟಿ.ಹೆಚ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ವಿರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ, ಚನ್ನಯ್ಯನಕೋಟೆ ಗ್ರಾಪಂ ಅಧ್ಯಕ್ಷ ಮೇಕೇರಿರ ಅರುಣ್ ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷೆ ಸಜಿತಾ, ಗ್ರಾಪಂ ಸದಸ್ಯರಾದ ಶೀಲಾ, ವಿಜು, ಕಸಾಪ ಸದಸ್ಯರಾದ ದಿನೇಶ್, ಯೋಗೇಶ್, ಭಾವ ಮಾಲ್ದಾರೆ ಹಾಗೂ ವೇಣುಕುಮಾರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ದಿಟ್ಟ ಕ್ರಮ

ಪ್ರೌಢಶಾಲಾ ಮುಖ್ಯ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಡಿಡಿಪಿಐ ಚಂದ್ರಕಾಂತ್ ಮಾಹಿತಿ

ಮಡಿಕೇರಿ, ಡಿ.4– ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಈ ಬಾರಿ ಫಲಿತಾಂಶ ಉತ್ತಮ ಪಡಿಸಲು ಶಿಕ್ಷಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ. ಚಂದ್ರಕಾಂತ್ ಹೇಳಿದರು.



ನಗರದ ಸಂತ ಮೈಕಲ್ ಶಾಲೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಉತ್ತಮ ಪಡಿಸಲು ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರೇಪಣೆ ಮೂಡಿಸಬೇಕು ಎಂದರು.

ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಯಶಸ್ಸು ಪಡೆಯಲು ಹೆಜ್ಜೆ ಹಾಕುವ ಮೊದಲ ಪ್ರಮುಖ ಘಟ್ಟವಾಗಿದ್ದು, ಇಲ್ಲಿನ ಸಾಧನೆ ಜೀವನದ ಎಲ್ಲಾ ಹಂತಗಳಲ್ಲೂ ಪ್ರಭಾವ ಬೀರುತ್ತದೆ. ಕಳೆದ ಸಾಲಿನಲ್ಲಿ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ 9ನೇ ಸ್ಥಾನ ಗಳಿಸಿದ್ದು, ಈ ಬಾರಿ 5ನೇ ಸ್ಥಾನದೊಳಗೆ ಫಲಿತಾಂಶ ಪಡೆಯಲು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು ಎಂದು ತಿಳಿಸಿದರು.

ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸುವ ಮೂಲಕ ಪರೀಕ್ಷಾ ಭಯ ನಿವಾರಣೆ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿ ಮನೋಸ್ಥೈರ್ಯ ಬೆಳೆಸಿ ಪರೀಕ್ಷೆಗೆ ಸಿದ್ಧಗೊಳಿಸಬೇಕು. ಪರೀಕ್ಷೆಯ ಸಿದ್ಧತೆ ಬಗ್ಗೆ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಿಸಲು ಮತ್ತು ಪರೀಕ್ಷೆ ಭಯ ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರಣೆ ಮೂಡಿಸಬೇಕು ಎಂದು ಸಲಹೆ ಮಾಡಿದರು. ಶೈಕ್ಷಣಿಕ ಗುಣಮಟ್ಟ ಪ್ರಗತಿ ಸಾಧಿಸಲು ಮಕ್ಕಳಿಗೆ ವಿಶೇಷ–ವಿನೂತನ ಕಾರ್ಯಕ್ರಮ ನೀಡುವ ಉದ್ದೇಶದಿಂದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಫಲಿತಾಂಶ ಸುಧಾರಣೆ ಮಾಡಬೇಕು ಎಂದು ತಿಳಿಸಿದರು.

ಪರೀಕ್ಷಾ ವಿಧಾನ ಮಾಹಿತಿ

ಕಾರ್ಯಾಗಾರದಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಹೊಸ ವಿಧಾನ ಕುರಿತು ಮಾಹಿತಿ ನೀಡಿದ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಎಂ.ಮಹದೇವಸ್ವಾಮಿ, ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಫಲಿತಾಂಶ ಉತ್ತಮಪಡಿಸುವ ಕುರಿತು ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಕ್ರಮ ವಹಿಸಬೇಕು ಎಂದರು. ಡಯಟ್‌ನ ಹಿರಿಯ ಉಪನ್ಯಾಸಕಿ ಗೀತಾ, ಉಪನ್ಯಾಸಕರಾದ ಶಿವಕುಮಾರ್, ಎಸ್.ಪಿ.ಮಹಾದೇವ, ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಕೈಗೊಳ್ಳಬೇಕಾದ ಶೈಕ್ಷಣಿಕ ಕ್ರಮಗಳ ಕುರಿತು ವಿವರಿಸಿದರು. ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿದರು.

ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿಗಳಾದ ಎಂ.ಕೃಷ್ಣಪ್ಪ, ಸೌಮ್ಯ ಪೊನ್ನಪ್ಪ, ವಿರಾಜಪೇಟೆ ಬಿಇಓ ಎಂ.ಪ್ರಕಾಶ್, ಸೋಮವಾರಪೇಟೆ ಪ್ರಭಾರ ಬಿಇಓ ಎಂ.ವಿ.ಮಂಜೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಕೆ.ಪಿ.ಗುರುರಾಜ್, ಜಿ.ಎಂ.ಹೇಮಂತ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಡಾ.ಸದಾಶಿವಯ್ಯ ಎಸ್. ಪಲ್ಲೇದ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುಳಾ ಚಿತ್ತಾಪುರ, ವಿಷಯ ಪರಿವೀಕ್ಷಕಿ ಕೆ.ಆರ್. ಬಿಂದು, ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.

ಜೆಡ್‌ಎಕ್ಸ್ ತಂಡಕ್ಕೆ ಕಬಡ್ಡಿ ಚಾಂಪಿಯನ್‌ಶಿಪ್



ಮಡಿಕೇರಿ, ಡಿ.4–ಮಡಿಕೇರಿಯ ಡಿಪಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ನಾಕೌಟ್ ಮಾದರಿಯ ಕಬಡ್ಡಿ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಜೆಡ್‌ಎಕ್ಸ್ ತಂಡ 'ಮಿಸ್ಟಿ ಕಪ್–2023' ಅನ್ನು ತನ್ನದಾಗಿಸಿಕೊಂಡಿತು.

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ದೇವರಕೊಲ್ಲಿ ಬ್ರದರ್ಸ್ ತಂಡ ದ್ವಿತೀಯ, ಮೋರಿಕಲ್ಲು ಅಜಿತ್ ಗೆಳೆಯರ ತಂಡ ತೃತೀಯ ಹಾಗೂ ಮುಳಿಯ ಜ್ಯುವೆಲ್ಸ್ ತಂಡ 4ನೇ ಸ್ಥಾನ ಗಳಿಸಿತು. ಪಂದ್ಯಾವಳಿಯ ಪ್ರಥಮ ವಿಜೇತ ತಂಡಕ್ಕೆ 15 ಸಾವಿರ ರೂ. ನಗದು, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ನಗದು ಹಾಗೂ ತೃತೀಯ ಹಾಗೂ 4ನೇ ವಿಜೇತ ತಂಡಕ್ಕೆ ತಲಾ 5 ಸಾವಿರ ರೂ. ನಗದು ಮತ್ತು ಟ್ರೋಫಿ ನೀಡಲಾಯಿತು.

ರಾಷ್ಟ್ರೀಯ ತರಬೇತುದಾರ ಮಂಜುನಾಥ್ ಪಂದ್ಯಾವಳಿಗೆ ಚಾಲನೆ ನೀಡಿ, ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಇಂದು ಜನಪ್ರಿಯಗಳಿಸಿದೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳ ಅವಶ್ಯಕತೆಯಿದ್ದು, ಡಿಪಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ ಎಂದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿದರು. ಹೊಟ್ಟೆಯಂಡ ಸಚಿನ್ ಪೂವಯ್ಯ ನೇತೃತ್ವದಲ್ಲಿ ನಡೆದ ಪಂದ್ಯಾವಳಿಯ ಅಧ್ಯಕ್ಷತೆಯನ್ನು ಡಿಪಿ ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿ ಅಜ್ಜ ಮಕ್ಕಡ ವಿನು ಕುಶಾಲಪ್ಪ ವಹಿಸಿದ್ದರು. ಉದ್ಯಮಿಗಳಾದ ಸಂಜಯ್ ಪೂವಯ್ಯ, ಪ್ರದೀಪ್ ಪೊನ್ನ ಚೆಟ್ಟಿರ, ಸೋಮಣ್ಣ ತೀತಿಮಾಡ, ಪ್ರಮುಖರಾದ ಪ್ರದೀಪ್ ಕರ್ಕೇರ ಹಾಜರಿದ್ದರು.

ನಗರಸಭೆ ಸದಸ್ಯನಿಂದ ನೀರುಗಂಟಿ ಮೇಲೆ ಹಲ್ಲೆ

ಮಡಿಕೇರಿ, ಡಿ.4– ನಗರಸಭೆ ಸದಸ್ಯ ನೀರುಗಂಟಿ ಮೇಲೆ ಹಲ್ಲೆ ನಡೆಸಿರುವ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದಸ್ಯ ಜಿ.ಆರ್.ಸುಬ್ರಮಣಿ ಎಂಬವರು ಭಾನುವಾರ ಸಂಜೆ ನಗರಸಭೆಯ ನೀರುಗಂಟಿ ಅನಿಲ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತಲೆಯ ಭಾಗಕ್ಕೆ ಗಾಯವಾಗಿರುವ ಅನಿಲ್ ಕುಮಾರ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಮಲೆ ಮಹದೇಶ್ವರಬೆಟ್ಟದ ಹಳೇ ದಾಸೋಹ ಭವನದಲ್ಲಿ ಲಾಡು ತಯಾರಿಗೆ ಚಾಲನೆ



ಹನೂರು, ಡಿ.4–ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರ ಮಲೆಮಹದೇಶ್ವರಬೆಟ್ಟದ ಹಳೇ ದಾಸೋಹ ಭವನದಲ್ಲಿ ಸಾಲೂರು ಬೃಹನ್ ಮಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿ ಸಮ್ಮುಖದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಿ, ಲಾಡು ತಯಾರಿಕಾ ಘಟಕ ಪುನರಾರಂಭಿಸಲಾಯಿತು.

ಡಿ.1ರಂದು (ಶುಕ್ರವಾರ) ಮಧ್ಯಾಹ್ನ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಲಾಡು ತಯಾರಿಕ ಘಟಕಕ್ಕೆ ಬೆಂಕಿ ಬಿದ್ದಿದ್ದರಿಂದ ಲಾಡು ತಯಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದುವರೆಗೆ ಲಾಡು ತಯಾರಿಕಾ ಘಟಕದಲ್ಲಿ ಸತತ ಮೂರು ಬಾರಿ ಬೆಂಕಿ ಬಿದ್ದು, ಅವಘಡಗಳು ಸಂಭವಿಸಿದ್ದ ಹಿನ್ನೆಲೆ ಈ ಸ್ಥಳದಲ್ಲಿ ಲಾಡು ತಯಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಳದ ಬದಲು ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಮುಂಭಾಗದ ಹಳೇ ದಾಸೋಹ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಮಹದೇಶ್ವರಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ಸೋಮವಾರದಿಂದ ಲಾಡು ತಯಾರಿಕೆ ಪ್ರಾರಂಭಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಹಳೇ ದಾಸೋಹ ಭವನದ ಕಟ್ಟಡ ಸುಸ್ಥಿತಿಯಲ್ಲಿದ್ದು, ಸಣ್ಣಪುಟ್ಟ ದುರಸ್ತಿ ಇದ್ದ ಹಿನ್ನೆಲೆಯಲ್ಲಿ ಸಮಸ್ಯೆಗಳನ್ನು ಸರಿಪಡಿಸಿ, ಲಾಡು ತಯಾರಿಕೆಗೆ ಚಾಲನೆ ನೀಡಲಾಗಿದೆ. ಅಲ್ಲದೆ, ಲಾಡು ಸಂಗ್ರಹ ಮಾಡಲು ಕೊಠಡಿ ಸಿದ್ಧಪಡಿಸಿಕೊಳ್ಳಲಾಗಿದೆ. ಮಳೆ ಬಿದ್ದರೆ ಯಾವುದೇ ತೊಂದರೆ ಆಗಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಶೀಟ್‌ಗಳನ್ನು ಅಳವಡಿಸಲಾಗಿದೆ.

ಪ್ರಸಾದ ಮಾರಾಟಕ್ಕೆ ಕ್ರಮ

ಲಾಡು ತಯಾರಿಕಾ ಘಟಕಕ್ಕೆ ಬೆಂಕಿ ಬೀಳುವ ಮುನ್ನ 30,000 ಲಾಡು ತಯಾರಿಸಿ ಸಂಗ್ರಹಿಸಲಾಗಿತ್ತು. ಬೆಂಕಿ ಬಿದ್ದಿದ್ದ ಹಿನ್ನೆಲೆ ಭಕ್ತರಿಗೆ ಲಾಡು ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹಾಗೂ ವಿವಿಧ ಸೇವೆಗಳಿಗೆ ಟಿಕೆಟ್ ಪಡೆದುಕೊಂಡಿದ್ದವರಿಗೆ ಮಾತ್ರ ಲಾಡು ನೀಡಲಾಗುತ್ತಿತ್ತು. ಶ್ರೀ ಕ್ಷೇತ್ರಕ್ಕೆ ಬಂದು ಲಾಡು, ಕಲ್ಲುಸಕ್ಕರೆ ಹಾಗೂ ತೀರ್ಥ ಪ್ರಸಾದ ತೆಗೆದುಕೊಂಡು ಹೋಗುವುದು ವಾಡಿಕೆ. ಆದರೆ, ಕಳೆದ ಎರಡು ದಿನಗಳಿಂದ ಲಾಡು ತಯಾರಿಕೆ ಸ್ಥಗಿತವಾಗಿದ್ದರಿಂದ ಭಕ್ತರಿಗೆ ನಿರಾಸೆ ಉಂಟಾಗಿತ್ತು.

ಈ ನಿಟ್ಟಿನಲ್ಲಿ ಮಹದೇಶ್ವರಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ಭಕ್ತರ ಭಾವನೆಗಳಿಗೆ ಧಕ್ಕೆ ತರಬಾರದು ಎಂಬ ದೃಷ್ಟಿಯಿಂದ ಹಳೇ ದಾಸೋಹ ಭವನದಲ್ಲಿ ಲಾಡು ತಯಾರಿಕೆ ಘಟಕವನ್ನು ಪ್ರಾರಂಭಿಸಿದ್ದಾರೆ. ಇದರಿಂದ ಎಂದಿನಂತೆ ಭಕ್ತರಿಗೆ ಸೋಮವಾರ ಸಂಜೆಯಿಂದಲೇ ಲಾಡು ಪ್ರಸಾದ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಮಹದೇಶ್ವರನ ಸ್ಮರಣೆಯಿಂದ ಬಯಕೆಗಳು ಈಡೇರಿಕೆ



ಬೇಗೂರು(ಗುಂಡ್ಲುಪೇಟೆ), ಡಿ.4– ಮಹದೇಶ್ವರರನ್ನು ಸ್ಮರಿಸಿದರೆ ನಮ್ಮ ಬಯಕೆಗಳು ಈಡೇರುತ್ತವೆ ಎಂದು ಸುತ್ತೂರು ಮಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ ತಿಳಿಸಿದರು.

ಸಮೀಪದ ಭೋಗಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ನಡೆದ ಮಕ್ಕಳ ಮಹದೇಶ್ವರ ದೇವಸ್ಥಾನದ ಕಳಸಾರೋಹಣ ಮತ್ತು ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಮಹದೇಶ್ವರರು ಸಂಚಾರ ಮಾಡಿದ ದಾರಿಯಲ್ಲಿ ಧಾರ್ಮಿಕ ದೀಕ್ಷೆಯನ್ನು ನೀಡಿ ಎಚ್ಚರಿಸಿದ್ದರು. ಆದ್ದರಿಂದ ಮನಸ್ಸಿನಲ್ಲಿ ಮಹದೇಶ್ವರರನ್ನು ಸ್ಮರಿಸಿಕೊಂಡರೆ ಬಯಕೆ ಈಡೇರುತ್ತದೆ. ಮಹದೇಶ್ವರರ ದೇವಸ್ಥಾನಕ್ಕೆ ಬಂದ ಮನುಷ್ಯನ ಜೀವನ ಪರಿವರ್ತನೆಯಾಗುತ್ತದೆ. ಮನುಷ್ಯ ಸನ್ಮಾರ್ಗದಲ್ಲಿ ನಡೆಯುವಂತೆ ದೇವಸ್ಥಾನಗಳು ನಿರ್ಮಾಣವಾಗಿವೆ ಎಂದರು.

ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ, ಮಳೆಗಾಲದಲ್ಲೂ ಮಳೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇವೆಲ್ಲವನ್ನು ಎದುರಿಸಬೇಕಾದರೆ ದೇವರ ಅನುಗ್ರಹಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಹಾಲಹಳ್ಳಿ ಪೃಥ್ವಿರಾಜ್ ಮಾತನಾಡಿ, ಹಿಂದೆ ಮನುಷ್ಯ ಪ್ರಕೃತಿಯನ್ನು ದೈವ ಆರಾಧ್ಯ ಎಂದು ಪೂಜೆ ಮಾಡುತ್ತಿದ್ದ. ಆದರೆ, ಶಿಲ್ಪಶಾಸ್ತ್ರ ಯಾವಾಗ ಬಂತು ಅಲ್ಲಿಂದ ಮೂರ್ತಿಗಳನ್ನು ಪೂಜಿಸಲಾಗುತ್ತಿದೆ. ಇದರಿಂದ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಇದು ನಂಬಿಕೆ ಮತ್ತು ಶ್ರದ್ಧೆಯ ಸಂಕೇತವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದೇವನೂರು ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮೀಜಿ, ಮರಿಯಾಲ ಮಠಾಧ್ಯಕ್ಷರಾದ ಶ್ರೀ ಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ, ಭೋಗಯ್ಯನಹುಂಡಿ ಮಠಾಧ್ಯಕ್ಷರಾದ ನಂಜುಂಡ ಸ್ವಾಮೀಜಿ, ಶಿವಕುಮಾರಪುರದ ಇಮ್ಮಡಿ ಮಹಾಂತಸ್ವಾಮೀಜಿ, ಮೈಸೂರಿನ ಕುದೇರು ಮಠಾಧ್ಯಕ್ಷರಾದ ಶ್ರೀ ಗುರುಶಾಂತ ಸ್ವಾಮೀಜಿ, ಚುಂಚನಹಳ್ಳಿ ಚೆನ್ನಬಸವ ಸ್ವಾಮೀಜಿ, ದಾವಣಗೆರೆಯ ಅಕ್ಕಮಹಾದೇವಿ, ಮಾಜಿ ಶಾಸಕ ನಿರಂಜನ್ ಮತ್ತಿತರರು ಹಾಜರಿದ್ದರು.



ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್ ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆದು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಪ್ರಶಿಕ್ಷಣ ವರ್ಗದ ರಾಜ್ಯ ಸಮಿತಿ ಸದಸ್ಯ ಎಸ್.ಬಾಲಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ನಟರಾಜು, ಹಿಂದುಳಿದ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ತಾವರಕಟ್ಟೆ ಮೋಳೆ ಮಹೇಶ್, ನಗರಸಭಾ ಮಾಜಿ ಅಧ್ಯಕ್ಷ ಮಹದೇವನಾಯಕ, ಬಿಜೆಪಿ ನಗರಾಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವಣ್ಣ, ಮಾಧ್ಯಮ ಜಿಲ್ಲಾ ಸಂಚಾಲಕ ಮಂಜುನಾಥ, ಮುಖಂಡರಾದ ಆರ್.ಪುಟ್ಟಮಲ್ಲಪ್ಪ, ಗ್ರಾಪಂ ಸದಸ್ಯ ಮಹೇಶ್, ರಂಗಸ್ವಾಮಿ, ಬುಲೆಟ್ ಚಂದ್ರ, ಆನಂದ್, ಭಗೀರಥ, ಬಿ.ರಾಜಪ್ಪ, ಎಪಿಎಂಸಿ ಅಧ್ಯಕ್ಷ ಮನೋಜ್ ಪಟೇಲ್ ಇದ್ದರು.

ಡಿ.26, ಕೃತಕ ಕಾಲು ಜೋಡಣೆ ಶಿಬಿರ



ಗುಂಡ್ಲುಪೇಟೆ, ಡಿ.4–ಸಂಗಮ ಪ್ರತಿಷ್ಠಾನ ವತಿಯಿಂದ ಡಿ.26ರಂದು ಕೃತಕ ಕಾಲು ಜೋಡಣೆ ಉಚಿತ ಶಿಬಿರ ಆಯೋಜಿಸಲಾಗಿದ್ದು, ಫಲಾನುಭವಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಜನ್ಮದಿನದ ಅಂಗವಾಗಿ ಕೃತಕ ಕಾಲು ಜೋಡಣೆ ಶಿಬಿರ ಆಯೋಜಿಸಲಾಗಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬದ್ಧನಾಗಿದ್ದು, ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲಾಗುವುದು ಎಂದರು.

ಶಾಲಾ ಮಕ್ಕಳಿಗೆ ಈಗಾಗಲೇ 1500 ಬ್ಯಾಗ್‌ಗಳನ್ನು ಸದ್ಯದಲ್ಲೇ ವಿತರಿಸಲಾಗುವುದು. ಬರದಿಂದ ರಾಜ್ಯದ ಜನರು ತತ್ತರಿಸಿದ್ದು, ಇಂತಹ ಸಂದರ್ಭದಲ್ಲಿ ನನ್ನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವುದು ಬೇಡ ಎಂದು ನಿರ್ಧರಿಸಿದ್ದೇನೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಜನ್ಮದಿನದ ಹೆಸರಿನಲ್ಲಿ ದುಂದುವೆಚ್ಚ ಮಾಡುವ ಬದಲಾಗಿ ಶಾಲಾ ಮಕ್ಕಳು ಮತ್ತು ಬಡವರಿಗೆ ವಿನಿಯೋಗಿಸಿ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಡಾ ಮಾಜಿ ಅಧ್ಯಕ್ಷ ಹೆಚ್.ಎಸ್.ನಂಜಪ್ಪ, ಮಾಜಿ ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ತಾಪಂ ಮಾಜಿ ಅಧ್ಯಕ್ಷ ಹೆಚ್.ಎನ್. ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕುಮಾರಸ್ವಾಮಿ, ಎಸ್.ಆರ್.ಎಸ್.ರಾಜಶೇಖರ್ ಇದ್ದರು.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಡಿ.4–ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ತಾತ್ಕಾಲಿಕ ಪಟ್ಟಿಯನ್ನು ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಡಿ.8ರವರೆಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಚಾಮರಾಜನಗರ, ಡಿ.4–ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಡಿ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ವಿ.ಶ್ರೀನಿವಾಸ ಪ್ರಸಾದ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ, ಹೆಚ್.ಎಂ. ಗಣೇಶ್‌ಪ್ರಸಾದ್, ವಿಧಾನಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ನಗರಸಭಾ ಸದಸ್ಯ ಎಂ.ಮಹೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬ್ಯಾಟರಿ ಹಿಡಿದು ಪ್ರತಿಭಟನೆ



ಚಾಮರಾಜನಗರ, ಡಿ.4–ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಕಳೆದ 90 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಸೋಮವಾರ ಭುವನೇಶ್ವರಿ ವೃತ್ತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾಟರಿ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರಕ್ಕೆ ಕಣ್ಣಿದ್ದರೆ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರು ನಿಲ್ಲಿಸಬೇಕು. ಸರ್ಕಾರಕ್ಕೆ ರೈತರ ಹಿತಾಶಕ್ತಿ ಬೇಕಿಲ್ಲ. ಬರೀ ರಾಜಕೀಯ ಮಾತ್ರ ಬೇಕಾಗಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ಕಣ್ಣುಮುಚ್ಚಿಕೊಂಡಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಶಾ.ಮುರಳಿ, ಚಾ.ವೆಂ. ರಾಜ್ ಗೋಪಾಲ್, ವರದನಾಯಕ, ಪಣ್ಯದಹುಂಡಿ ರಾಜು, ಗು.ಪುರುಷೋತ್ತಮ್, ಪ್ರಕಾಶ್, ವೀರಭದ್ರ, ರಾಜಪ್ಪ, ಲಿಂಗರಾಜು, ತಾಂಡವಮೂರ್ತಿ, ಸಾಗರ್ ರಾವತ್ ಇತರರು ಭಾಗವಹಿಸಿದ್ದರು.

ಕಾಂಗ್ರೆಸ್‌ಗೆ ಗಂಗಾಧರ ನೇಮಕ



ಚಾಮರಾಜನಗರ, ಡಿ.4– ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಗಂಗಾಧರ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಸೂಚನೆ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಗಂಗಾಧರ ಅವರನ್ನು ನೇಮಕಗೊಳಿಸಿ, ಆದೇಶಿಸಿದ್ದಾರೆ.

ಮೈಸೂರು ಮಿತ್ರ
ಮಂಗಳವಾರ 5 ಡಿಸೆಂಬರ್ 2023

ಮೈಸೂರು ಜಿಲ್ಲೆಯ ಶೇ.90 ರಷ್ಟು ಹೆಣ್ಣು ಮಕ್ಕಳಲ್ಲಿ 'ರಕ್ತಹೀನತೆ'

● ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನದಿಂದ ಬಯಲು ● ಅಪೌಷ್ಟಿಕ ಜಂಕ್ ಫುಡ್, ಫಾಸ್ಟ್ ಫುಡ್ ಸೇವಿಸುವವರಲ್ಲಿ ಈ ದೋಷ ಅಧಿಕ

ಮೋಹನ್ ಕಾಯಕ

ಮೈಸೂರು, ಡಿ.4– ಮೈಸೂರು ಜಿಲ್ಲೆಯ ಶೇ.90 ರಷ್ಟು ಹೆಣ್ಣು ಮಕ್ಕಳು 'ಅನೀಮಿಯಾ (ರಕ್ತಹೀನತೆ)'ದಿಂದ ಬಳಲುತ್ತಿದ್ದಾರೆ...!

ಅಪೌಷ್ಟಿಕ ಆಹಾರ ಸೇವನೆ, ಜಂಕ್ ಫುಡ್ ಅಂಡ್ ಫಾಸ್ಟ್ ಫುಡ್‌ಗಳಿಂದ ಹೆಣ್ಣು ಮಕ್ಕಳಲ್ಲಿ 'ಅನೀಮಿಯಾ' (ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆ) ಹೆಚ್ಚಾಗಿರುವುದು 'ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ'(AMPK) ಅಭಿಯಾನದಿಂದ ತಿಳಿದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ವತಿಯಿಂದ ಜಿಲ್ಲೆಯಲ್ಲಿ ನ.23 ರಿಂದ ಆರಂಭಗೊಂಡ ಅಭಿಯಾನದ ಮೊದಲ ಹಂತದಲ್ಲಿ ಇದುವರೆಗೆ 15,773 ಪಿಯು ಕಾಲೇಜುಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ ಬಹುತೇಕ ಹೆಣ್ಣು ಮಕ್ಕಳಲ್ಲಿ ರಕ್ತಹೀನತೆ ಕಂಡುಬಂದಿದೆ.

ಮೊದಲ ಹಂತದಲ್ಲಿ ಸರ್ಕಾರಿ ಹಾಗೂ ಅನುದಾನಿತ ಪಿಯು ಕಾಲೇಜು, ಎರಡನೇ ಹಂತದಲ್ಲಿ ಶಾಲೆಗಳು ಹಾಗೂ ಮೂರನೇ ಹಂತದಲ್ಲಿ ಅಂಗನವಾಡಿ ಮಕ್ಕಳಲ್ಲಿ 'ಅನೀಮಿಯಾ' ತಪಾಸಣೆ ಅಭಿಯಾನ ನಡೆಯಲಿದ್ದು, ಅದರ ಮೊದಲ ಹಂತ ಈಗಾಗಲೇ ಅರ್ಧದಷ್ಟು ಪೂರ್ಣವಾಗಿದೆ. 31,846 ಮಕ್ಕಳ ತಪಾಸಣೆ ಗುರಿಯಲ್ಲಿ 15,773 ಮಕ್ಕಳನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 356 ಮಂದಿ ಕಾಲೇಜು ಮಕ್ಕಳು ತೀವ್ರ ರಕ್ತಹೀನತೆಯಿಂದ ಬಳಲುತ್ತಿದ್ದಾರೆ. 1963 ಮಂದಿಯಲ್ಲಿ ಮಧ್ಯಮ ರಕ್ತಹೀನತೆ(moderate anaemia), 1244 ಮಕ್ಕಳಲ್ಲಿ ಸೌಮ್ಯ ರಕ್ತಹೀನತೆ (mild anaemia) ಕಂಡುಬಂದಿದೆ. ಅಲ್ಲದೆ 2993 ಮಕ್ಕಳು ಕೂಡಲೇ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ.



ಮೈಸೂರಿನ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿಯರಲ್ಲಿ ಹಿಮೋಗ್ಲೋಬಿನ್ ತಪಾಸಣೆ ನಡೆಸುತ್ತಿರುವುದು

2019–20ನೇ ಸಾಲಿನಲ್ಲಿ ನಡೆದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ(ಎನ್‌ಎಫ್‌ಹೆಚ್‌ಎಸ್–5) ವರದಿಯಂತೆ ಜಿಲ್ಲೆಯಲ್ಲಿ 6 ರಿಂದ 59 ತಿಂಗಳೊಳಗಿನ ಶಿಶುಗಳಲ್ಲಿ ಶೇ.57.2 ರಷ್ಟು, 15 ರಿಂದ 49 ವರ್ಷದೊಳಗಿನ ಸಾಮಾನ್ಯ ಮಹಿಳೆಯರಲ್ಲಿ ಶೇ.48 ರಷ್ಟು ರಕ್ತಹೀನತೆ ಕಂಡುಬಂದಿದೆ. ಹಾಗೆಯೇ ರಕ್ತಹೀನತೆಯಿಂದ ಬಳಲುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ 'ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ' ಅಭಿಯಾನವನ್ನು ರೂಪಿಸಲಾಗಿದೆ.

ಶೇ.90 ರಷ್ಟು ಹೆಣ್ಣು ಮಕ್ಕಳು: ನ.23 ರಿಂದ ಮೈಸೂರು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಶೇ.90 ರಷ್ಟು(ಪಿಯು ಕಾಲೇಜುಗಳಲ್ಲಿ ಮಾತ್ರ) ತಪಾಸಣೆ ನಡೆಸಲಾಗಿದ್ದು, ನೂರು ಹೆಣ್ಣು ಮಕ್ಕಳಲ್ಲಿ 90 ಮಕ್ಕಳು ಅನೀಮಿಯಾದಿಂದ ಬಳಲುತ್ತಿದ್ದಾರೆ. ಅಂದರೇ ಶೇ.90 ರಷ್ಟು ಹೆಣ್ಣು ಮಕ್ಕಳಲ್ಲಿ ರಕ್ತಹೀನತೆ ಕಂಡು ಬಂದಿದೆ ಎಂದು ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ವೈದ್ಯಾಧಿಕಾರಿ ಡಾ.ಕೆ.ಎಸ್.ಅಜಿತ್ ಕುಮಾರ್ 'ಮೈಸೂರು ಮಿತ್ರ'ನಿಗೆ ತಿಳಿಸಿದರು.

20 ತಂಡಗಳ ತಪಾಸಣೆ: ಜಿಲ್ಲೆಯಾದ್ಯಂತ 20 ಶಾಲಾ ವೈದ್ಯಕೀಯ ತಪಾಸಣಾ ತಂಡಗಳು ಸರ್ಕಾರಿ ಹಾಗೂ ಅನುದಾನಿತ ಪಿಯು ಕಾಲೇಜುಗಳಲ್ಲಿ ತಪಾಸಣೆ ನಡೆಸುತ್ತಿದ್ದು, ಡಿ.9ರ ನಂತರ ಜಿಲ್ಲೆಯ ಖಾಸಗಿ ಕಾಲೇಜುಗಳಲ್ಲಿ ತಪಾಸಣೆ ನಡೆಸಲಾಗುವುದು. ನಂತರ ಶಾಲೆಗಳು, ಅನಂತರ ಅಂಗನವಾಡಿ ಕೇಂದ್ರಗಳಲ್ಲಿ ಅನಿಮೀಯಾ ತಪಾಸಣೆ ನಡೆಯಲಿದೆ. ರಕ್ತಹೀನತೆಯಿಂದ ಬಳಲುತ್ತಿರುವ ಮಕ್ಕಳಲ್ಲಿ ಹಿಮೋಗ್ಲೋಬಿನ್ ಹೆಚ್ಚಾಗುವಂತೆ ವಿಟಮಿನ್ ಮಾತ್ರೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಒಂದು ತಪಾಸಣಾ ತಂಡದಲ್ಲಿ ಇಬ್ಬರು ವೈದ್ಯರು, ಒಬ್ಬರು ನರ್ಸ್ ಹಾಗೂ ಕಣ್ಣು ತಪಾಸಣೆ ಮತ್ತು ದತ್ತಾಂಶ ಸಂಗ್ರಹಕ್ಕೆ ಒಬ್ಬರು ಇರಲಿದ್ದಾರೆ. ಪ್ರತಿನಿತ್ಯ ತಪಾಸಣೆ ನಡೆಸುವುದರ ಜೊತೆಗೆ ಅನಿಮೀಯತೆಯಿಂದ ಹೊರಬರಲು ಪೌಷ್ಟಿಕ ಆಹಾರ ಸೇವನೆ ಅವಶ್ಯವಾಗಿದೆ ಎಂಬುದನ್ನು ಮನದಟ್ಟು ಮಾಡಿಕೊಡುವ ಕೆಲಸ ಮಾಡಲಾಗುತ್ತಿದೆ ಎಂದರು.

ಅಪೌಷ್ಟಿಕ ಜಂಕ್ ಫುಡ್‌ನಿಂದ ಆರೋಗ್ಯ ಹಾಳು: ಪೌಷ್ಟಿಕಾಂಶವೇ ಇಲ್ಲದ ಅಪೌಷ್ಟಿಕ ಜಂಕ್‌ಫುಡ್ ಮತ್ತು ಫಾಸ್ಟ್ ಫುಡ್ ಸೇವನೆಯಿಂದಾಗಿ ರಕ್ತಹೀನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹೆಣ್ಣು ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಿದ್ದು, ಎಚ್ಚೆತ್ತುಕೊಳ್ಳದಿದ್ದರೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಟಮಿನ್ ಮಾತ್ರೆಗಳನ್ನು ಬಿಸಾಡಬೇಡಿ...

ಶಾಲಾ–ಕಾಲೇಜು ಹೆಣ್ಣು ಮಕ್ಕಳು ವಿಟಮಿನ್ ಮಾತ್ರೆಗಳನ್ನು ಬಳಸದೆ ಬಿಸಾಡುವುದು ಸಾಮಾನ್ಯವಾಗಿದೆ. ಇದರ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ದೇಹದಲ್ಲಿ ಹಿಮೋಗ್ಲೋಬಿನ್ ಅಂಶ ಕಡಿಮೆಯಾದರೆ ಆಯಾಸ, ನಿಶ್ಯಕ್ತಿ, ಉಸಿರಾಟ ತೊಂದರೆ, ನಾಲಿಗೆಯಲ್ಲಿ ಸೆಳೆತ, ತಲೆನೋವು, ಕಲಿಕಾ ಹಾಗೂ ಗ್ರಹಿಕಾ ಸಾಮರ್ಥ್ಯ ಕುಗ್ಗುವುದು, ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾಗಲು ನಿರಾಸಕ್ತಿ ಹಾಗೂ ಭೌತಿಕ ಹಾಗೂ ದೈಹಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಆದ್ದರಿಂದ ವಿಟಮಿನ್ ಮಾತ್ರೆಗಳನ್ನು ಬಿಸಾಡಬೇಡಿ.

- ಡಾ.ಕೆ.ಎಸ್.ಅಜಿತ್ ಕುಮಾರ್, ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ವೈದ್ಯಾಧಿಕಾರಿ

'ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ'ವನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕಾರ್ಯಕ್ರಮ ರೂಪಿಸಲಾಗಿದೆ. ಶೀಘ್ರವಾಗಿ ಅನೀಮಿಯಾ ಪತ್ತೆ ಮಾಡಿ, ಗುಣಮಟ್ಟದ ಚಿಕಿತ್ಸೆ ನೀಡುವುದರಿಂದ ಆರೋಗ್ಯಕರ ಸಮಾಜ ನಿರ್ಮಾಣವಾಗಲಿದೆ.

- ಡಾ.ಎಂ.ಎಸ್.ಜಯಂತ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ

ಒಂದನೇ ಪುಟದಿಂದ

ಮಹದೇವಯ್ಯ ಶವವಾಗಿ ಪತ್ತೆ

ಆನ್ ಆಗಿದ್ದು, ಬಿಟ್ಟಾತ ಕರೆ ಸ್ವೀಕರಿಸಿ ಪಾನ ಮತ್ತಿನಂತೆ ಕೆಲ ಸೆಕೆಂಡ್‌ಗಳು ಮಾತನಾಡಿ, ಮತ್ತೆ ಸ್ವಿಚ್‌ಆಫ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಠಾಣೆ ಪೊಲೀಸರು, ಕೊಳ್ಳೇಗಾಲ ಟೌನ್, ಗ್ರಾಮಾಂತರ, ಹನೂರು, ರಾಮಾಪುರ ಹಾಗೂ ಮಹದೇಶ್ವರ ಬೆಟ್ಟ ಠಾಣೆಗಳಿಗೆ ಮಾಹಿತಿ ರವಾನಿಸಿ, ಮಹದೇವಯ್ಯ ಪತ್ತೆಗಾಗಿ ಸಹಕಾರ ಕೋರಿದ್ದಾರೆ. ಈ ಮಧ್ಯೆ ಭಾನುವಾರ ರಾತ್ರಿ ರಾಮಾಪುರದ ಆರೋಗ್ಯ ಕೇಂದ್ರದ ಬಳಿ ಮಹದೇವಯ್ಯ ಅವರ ಕಾರು ಪತ್ತೆಯಾಗಿದೆ. ಲಾಕ್ ಮಾಡಿದ್ದ ಕಾರನ್ನು ಪೊಲೀಸರು ಓಪನ್ ಮಾಡಿ ಪರಿಶೀಲನೆ ನಡೆಸಿದಾಗ ಅದರ ಡಿಕ್ಕಿಯಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಕಾರ್ ನಿಂತಿದ್ದ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ಮೂವರು ವ್ಯಕ್ತಿಗಳು ರಾಮಾಪುರದಿಂದ ನಾಲಾ ರೋಡ್ ರಸ್ತೆ ಕಡೆಗೆ ಹೋಗಿರುವುದು ಗೋಚರವಾಗಿದೆ. ಓರ್ವ ಪಂಚೆ ಉಟ್ಟಿದ್ದು, ಇಬ್ಬರು ಪ್ಯಾಂಟ್ ಧರಿಸಿದ್ದಾರೆ. ಈ ವ್ಯಕ್ತಿಗಳು ನಾಲಾ ರೋಡ್ ಕಡೆ ಹೋಗಿ 15 ನಿಮಿಷಗಳ ನಂತರ ವಾಪಸ್ಸಾಗಿದ್ದಾರೆ.

ಇದರಿಂದಾಗಿ ದುಷ್ಕರ್ಮಿಗಳು ಮಹದೇವಯ್ಯ ಅವರನ್ನು ಹತ್ಯೆ ಮಾಡಿ ರಾಮಾಪುರ–ನಾಲಾ ರೋಡ್ ನಡುವಿನ ಅರಣ್ಯದಲ್ಲಿ ದೇಹವನ್ನು ಬಿಸಾಡಿರಬಹುದು ಎಂದು ಊಹಿಸಿದ ಪೊಲೀಸರು, ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆಯಿಂದ ಹುಡುಕಾಟ ನಡೆಸಿದ್ದಾರೆ. ದೊಡ್ಡಗುಂಡಿ ಎಂಬ ಅರಣ್ಯ ಪ್ರದೇಶದಲ್ಲಿ ರಸ್ತೆಯಲ್ಲಿ ನಿಂತು ಅರಣ್ಯಕ್ಕೆ ದೇಹವನ್ನು ಎಸೆದಿದ್ದು, ಸುಮಾರು 50 ಅಡಿ ಅಂತರದಲ್ಲಿ ಮಹದೇವಯ್ಯ ದೇಹ ಪತ್ತೆಯಾಗಿದೆ. ಅವರ ಗುರುತು ಸಿಗಬಾರದು ಎಂದು ಮುಖವನ್ನು ಕಲ್ಲಿನಿಂದ ಜಜ್ಜಲಾಗಿದೆ. ಚಿಕ್ಕರ ಗ್ರಾಮದಿಂದ ಮಹದೇವಯ್ಯ ಅವರನ್ನು ಅಪಹರಿಸಿದ ದುಷ್ಕರ್ಮಿಗಳು ಮಾರ್ಗಮಧ್ಯೆಯೇ ಅವರನ್ನು ಹತ್ಯೆಗೈದು ದೇಹವನ್ನು ಇಲ್ಲಿನ ಅರಣ್ಯದಲ್ಲಿ ಬಿಸಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ರಾಮಾಪುರದಿಂದ ಕೌದಳ್ಳಿ ಹಾಗೂ ನಾಲಾ ರೋಡ್‌ಗೆ ಸಂಪರ್ಕ ಕಲ್ಪಿಸುವ ಜಂಕ್ಷನ್‌ನಲ್ಲಿರುವ ಆರೋಗ್ಯ ಕೇಂದ್ರದ ಬಳಿ ಮಹದೇವಯ್ಯ ಕಾರನ್ನು ನಿಲ್ಲಿಸಿ ಹೋಗಿರುವುದು ಹಾಗೂ ಈ ಅರಣ್ಯ ಪ್ರದೇಶದಲ್ಲಿ ದೇಹವನ್ನು ಬಿಸಾಡಿರುವುದನ್ನು ನೋಡಿದಾಗ ಹಂತಕರು ಈ ಪ್ರದೇಶದ ಬಗ್ಗೆ ಪರಿಚಯವಿರುವವರಾಗಿದ್ದಾರೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. ಮಹದೇವಯ್ಯ ದೇಹ ದೊರೆತ ಅರಣ್ಯ ಪ್ರದೇಶಕ್ಕೆ ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು, ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ, ಕೊಳ್ಳೇಗಾಲ ಡಿವೈಎಸ್ಪಿ ಸೋಮೇಗೌಡ, ರಾಮಾಪುರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್, ಚನ್ನಪಟ್ಟಣ ಠಾಣೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿಧಿವಿಜ್ಞಾನ ಇಲಾಖೆಯ ಅಧಿಕಾರಿಗಳು ಬಂದು ಪರಿಶೀಲಿಸಿದ ನಂತರ ಅರಣ್ಯ ಪ್ರದೇಶದಿಂದ ದೇಹವನ್ನು ಹೊರ ತೆಗೆಯಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಹದೇವಯ್ಯ ಹತ್ಯೆ ವಿಚಾರ ಗೊತ್ತಾಗುತ್ತಿದ್ದಂತೆಯೇ ಇಂದು ಸಂಜೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಹಾಗೂ ಅವರ ಸಹೋದರ ಸಿ.ಪಿ. ರಾಜೇಶ್ ಮತ್ತು ಕುಟುಂಬದವರು ರಾಮಾಪುರ ಠಾಣೆಗೆ ಆಗಮಿಸಿದರು. ಪೊಲೀಸರು ಕುಟುಂಬದ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದು, ಶವವನ್ನು ಸಾಗಿಸಿದ್ದಾರೆ. ನಾಳೆ ಬೆಂಗಳೂರಲ್ಲಿ ಮರಣೋತ್ತರ ಪರೀಕ್ಷೆ ನಂತರ ದೇಹವನ್ನು ಕುಟುಂಬಕ್ಕೆ ಒಪ್ಪಿಸಲಿದ್ದಾರೆ.

ತಾಯಿ ಹೊಳೆಯಲ್ಲಿ ಮುಳುಗಿ ಸಾವು

ಗ್ರಾಮದ ಏಗುಂದ ಬಳಿಯ ತಮ್ಮ ತೋಟಕ್ಕೆ ಹೋಗಿರಬಹುದೆಂದು ಭಾವಿಸಿ ಅಲ್ಲಿಗೆ ಹೋಗಿ ನೋಡಿದಾಗ ತೋಟದಲ್ಲಿ ಅವರ ಸ್ಕೂಟರ್ ನಿಂತಿತ್ತು. ತೋಟಕ್ಕೆ ಹೊಂದಿಕೊಂಡಂತಿರುವ ಕಟ್ಟುವಾಲ ಹೊಳೆ ದಡದಲ್ಲಿ ಶನಿವಾರ ನವ್ಯ ಧರಿಸಿದ್ದ ಬಟ್ಟೆ ಹಾಗೂ ಮೂವರ ಚಪ್ಪಲಿಗಳು ಕಂಡು ಬಂದಿವೆ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶ್ರೀಮಂಗಲ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪೊಲೀಸರು ಅಗ್ನಿಶಾಮಕ ದಳದ ಸಹಕಾರದೊಂದಿಗೆ ನದಿಯಲ್ಲಿ ಶೋಧ ಕಾರ್ಯ ನಡೆಸಿ ಭಾನುವಾರ ಸಂಜೆ ಮೂವರ ದೇಹಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಅಶ್ವಿನಿ ಅವರ ಪತಿ ಬಲರಾಮ ಮೈಸೂರಿನ ಹೋಟೆಲೊಂದರ ಕಾರ್ಮಿಕನಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಕ್ಕೆ ಆಗಮಿಸಿದ್ದಾರೆ. ಅಶ್ವಿನಿ ಅವರ ಕುಟುಂಬ ಅನ್ಯೋನ್ಯವಾಗಿಯೇ ಇತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಶನಿವಾರ ಈ ಮೂವರ ಸಾವು ಹೇಗೆ ಸಂಭವಿಸಿದೆ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿಗಳು ಇಲ್ಲವಾದರೂ, ನವ್ಯ ಅವರು ಶನಿವಾರ ಧರಿಸಿದ್ದ ಬಟ್ಟೆ ಮಾತ್ರ ಹೊಳೆ ದಡದಲ್ಲಿದ್ದು ಇನ್ನುಳಿದವರು ಅಂದು ಧರಿಸಿದ್ದ ಬಟ್ಟೆಯಲ್ಲೇ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಾಂದರ್ಭಿಕ ಸಾಕ್ಷಿಯನ್ನು ನೋಡಿದಾಗ ಸ್ನಾನಕ್ಕಾಗಿ ನೀರಿಗಿಳಿದ ನವ್ಯ ಮುಳುಗುತ್ತಿದ್ದ ವೇಳೆ ಅಕ್ಕೆಯನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರು ಪಾಲಾಗಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಸದ್ಯಕ್ಕೆ ಅಕಸ್ಮಿಕ ಸಾವು ಪ್ರಕರಣವನ್ನು ಶ್ರೀಮಂಗಲ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಈ ಮೂವರ ಸಾವು ಹೇಗೆ ಸಂಭವಿಸಿದೆ ಎಂಬುದು ತಿಳಿಯಬಹುದಾಗಿದೆ.

ಸ್ಕ್ಯಾನಿಂಗ್ ಸೆಂಟರ್ಸ್ ಪರಿಶೀಲನೆ

ಡಾ.ಗೋಪಿನಾಥ್ ಮಾಹಿತಿ ನೀಡಿದರು. ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ 288 ಸ್ಕ್ಯಾನಿಂಗ್ ಸೆಂಟರ್‌ಗಳಿವೆ. ಇದರಲ್ಲಿ 139 ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಶುಕ್ರವಾರ ಮತ್ತು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಕಾರ್ಯಾಚರಣೆ ಮುಗಿದ ನಂತರ ಡಿಸೆಂಬರ್ 31 ರೊಳಗೆ ಪರಿಶೀಲನಾ ವರದಿ ನೀಡುವಂತೆ ಸರ್ಕಾರ ಆದೇಶ ನೀಡಿದೆ. ಆದರೆ ಒಂದು ವಾರದೊಳಗೆ ಪರಿಶೀಲನಾ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಾಕೀತು ಮಾಡಿದ್ದಾರೆ. ಹಾಗಾಗಿ ಬಿರುಸಿನಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಕೆಪಿಎಂಇ ಕಾಯ್ದೆ ಪ್ರಕಾರ ಸ್ಕ್ಯಾನಿಂಗ್ ಸೆಂಟರ್‌ಗಳು ಹಲವು ಕಾನೂನು ನಿಯಮ ಪಾಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಈ ನಿಯಮ ಪಾಲನೆ ಆಗುತ್ತಿದೆಯೇ ಎಂದು ದಾಖಲಾತಿಗಳನ್ನು ಪರಿಶೀಲಿಸಲಾಗಿದೆ ಎಂದರು.

ಸ್ಕ್ಯಾನಿಂಗ್ ಸೆಂಟರ್‌ಗಳು ಆರೋಗ್ಯ ಇಲಾಖೆಯಿಂದ ಅನುಮತಿ ಪಡೆಯುವಾಗ ಅಳವಡಿಸಿದ್ದ ಸ್ಕ್ಯಾನಿಂಗ್ ಮೆಷಿನ್‌ಗಳನ್ನೇ ಬಳಕೆ ಮಾಡಬೇಕು. ಆದ ಕಾರಣ ಅಂದು ಅಳವಡಿಸಿದ್ದ ಮೆಷಿನ್‌ಗಳು ಈಗಲೂ ಬಳಕೆಯಲ್ಲಿದೆಯೇ ಎಂದು ಪರಿಶೀಲಿಸಲಾಗಿದೆ ಎಂದು ತಿಳಿಸಿದರು. ಪ್ರಸವಪೂರ್ವ ಲಿಂಗ ಪತ್ತೆ ಮಹಾಪರಾಧವಾಗಿದ್ದು, ಈ ಬಗ್ಗೆ ಮಾಹಿತಿ ನೀಡುವುದು ಹಾಗೂ ವೈದ್ಯರಿಂದ ಮಾಹಿತಿ ಪಡೆಯುವುದು ಕಾನೂನು ಪ್ರಕಾರ ಅಪರಾಧ. ಹಾಗೊಂದು ವೇಳೆ ಕಾನೂನು ನಿಯಮ ಉಲ್ಲಂಘನೆ ಮಾಡಿದರೆ ಜೈಲು ಶಿಕ್ಷೆ ಹಾಗೂ ದಂಡದ ಬಗ್ಗೆ ಮಾಹಿತಿ ನೀಡುವ ಫಲಕವನ್ನು ಆಸ್ಪತ್ರೆಯ ಪ್ರವೇಶ ದ್ವಾರ ಹಾಗೂ ಒಳಗೆ ಕಡ್ಡಾಯವಾಗಿ ಅಳವಡಿಸಬೇಕು. ಜೊತೆಗೆ ಸ್ಕ್ಯಾನಿಂಗ್ ಸೆಂಟರ್‌ಗಳ ನೋಂದಣಿ ಸಂಖ್ಯೆಯನ್ನು ಕೂಡ ಪ್ರದರ್ಶಿಸಬೇಕೆಂಬ ನಿಯಮವಿದೆ. ಈ ಹಿನ್ನೆಲೆಯಲ್ಲಿ ಕಾನೂನು ನಿಯಮವಿರುವ ಫಲಕಗಳನ್ನು ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಅಳವಡಿಸಲಾಗಿದೆಯೇ ಎಂದು ಪರಿಶೀಲನೆ ಮಾಡಲಾಗಿದೆ ಎಂದು ಡಾ.ಗೋಪಿನಾಥ್ ಹೇಳಿದರು. ಈ ನಿಯಮಗಳನ್ನು ಪಾಲನೆ ಮಾಡದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಈಗ ತಿಳುವಳಿಕೆ ನೀಡಲಾಗಿದೆ.

ಮಾಹಿತಿ ನೀಡಿದರೆ 50 ಸಾವಿರ ಬಹುಮಾನ

ಜನರಲ್ಲಿ ಪರಿಣಾಮಕಾರಿ ಅರಿವು ಮೂಡಿಸಲಾಗುವುದು ಎಂದು ಡಿಎಚ್‌ಒ ಹೇಳಿದರು. ಈ ಕಾರ್ಯಕ್ರಮದ ನಂತರ ಹೆಣ್ಣು ಭ್ರೂಣ ಹತ್ಯೆ ಕೃತ್ಯ ಎಸಗುವ ವ್ಯಕ್ತಿ ಅಥವಾ ಆಸ್ಪತ್ರೆ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ 50 ಸಾವಿರ ರೂಪಾಯಿ ಗೌರವ ಧನ ನೀಡುವ ಯೋಜನೆ ಘೋಷಣೆ ಮಾಡಲಾಗುವುದು. ಆದರೆ ಸಾರ್ವಜನಿಕರು ನೀಡುವ ಮಾಹಿತಿ ಖಚಿತವಾಗಿರಬೇಕು. ಅವರ ಮಾಹಿತಿ ಆಧರಿಸಿ ನಡೆಸುವ ಕಾರ್ಯಾಚರಣೆ ಯಶಸ್ವಿಯಾಗಬೇಕು. ಆಗ 50 ಸಾವಿರ ಗೌರವ ಬಹುಮಾನ ನೀಡಲಾಗುವುದು. ಹಾಗೆಯೇ ಹೀಗೆ ಮಾಹಿತಿ ನೀಡುವ ವ್ಯಕ್ತಿಯ ಹೆಸರು ಬಹಿರಂಗಪಡಿಸದೆ, ಗೌಪ್ಯತೆ ಕಾಪಾಡಲಾಗುವುದು ಎಂದು ಡಾ.ಕುಮಾರಸ್ವಾಮಿ ತಿಳಿಸಿದರು.

ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿರುವ ಬಗ್ಗೆ ಕೆಲವರಿಗೆ ಗುಮಾನಿ ಇರುತ್ತದೆ. ಆದರೆ ಈ ಉಸಾಬರಿ ನಮಗೇಕೆ ಎಂದು ನಿರ್ಲಕ್ಷ್ಯ ತೋರುತ್ತಾರೆ. ಹೀಗೆ ನಿರ್ಲಕ್ಷ್ಯ ತೋರುವುದು ಬೇಡ ಎಂದು ತಿಳುವಳಿಕೆ ಮೂಡಿಸಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಇಡೀ ಜಿಲ್ಲೆಯಾದ್ಯಂತ ಸಾಮಾನ್ಯರಂತೆ ಸಂಚರಿಸಿ ಎಲ್ಲಾದರೂ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿದೆಯೇ ಅಥವಾ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡುತ್ತಿದೆಯೇ ಎಂದು ಪರಿಶೀಲನೆ ನಡೆಸುವರು ಎಂದರು.

ಹೆಡ್ ನರ್ಸ್ ಬಂಧನ

ಜಾರಿ ಮಾಡಿದ್ದರು. ದಾಖಲಾತಿಗಳೊಂದಿಗೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಹೋದ ಜಗದೀಶ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಗದೀಶ್, ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೂ ನಮ್ಮ ಆಸ್ಪತ್ರೆಗೂ ಯಾವುದೇ ಸಂಬಂಧವಿಲ್ಲ. ಹೆಣ್ಣು ಭ್ರೂಣ ಹತ್ಯೆ ಮಾಡಿಸಿರುವವರು ನಮ್ಮ ಆಸ್ಪತ್ರೆ ಸಂಪರ್ಕಿಸಿ ಭ್ರೂಣ ಹತ್ಯೆ ಅಭ್ಯಾಸನ್ ಮಾಡಿಸಿರಬಹುದು. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಪ್ರಕರಣದಲ್ಲಿ ನಮ್ಮ ಆಸ್ಪತ್ರೆಯ ಆಡಳಿತ ಮಂಡಳಿಯ ಪಾತ್ರವಿಲ್ಲ. ಪೊಲೀಸರ ವಿಚಾರಣೆ ವೇಳೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ಒಟ್ಟಾರೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಪೊಲೀಸರ ತನಿಖೆ ಚುರುಕುಗೊಂಡಿದ್ದು, ಈ ಪ್ರಕರಣ ಮತ್ತಾವ್ಯಾರ ಕೊರಳಿಗೆ ಸುತ್ತಿಕೊಳ್ಳುತ್ತದೆಯೋ ಕಾದು ನೋಡಬೇಕಿದೆ. ಮೈಸೂರಿನ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುತ್ತಿರುವ ಸಿಐಡಿ ತಂಡ ಸಮರ್ಥ ಹಾಗೂ ಪ್ರಾಮಾಣಿಕವಾಗಿ ತನಿಖೆ ಮಾಡಿದರೆ ಕೆಲವು ಆಸ್ಪತ್ರೆಗಳ ಮೋಸದಾಟ ಬಯಲಾಗಲಿದೆ. ಕೆಲವು ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿದ್ದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈ ವಿಚಾರ ತಿಳಿದಿರಲಿಲ್ಲ ಅಥವಾ ತಿಳಿದರೂ ಜಾಣ ಕುರುಡು ಪ್ರದರ್ಶಿಸಿದ್ದರೆಯೇ ಎಂಬ ಸಂಶಯಗಳು ಉದ್ಭವಿಸಿವೆ.

ಕೈಗಾರಿಕೆಗಳಿಗೆ ಭೂಮಿ ನೀಡಿದ ರೈತರಿಗೆ ಶೀಘ್ರ ನ್ಯಾಯ ಕಲ್ಪಿಸದಿದ್ದರೆ ಉಗ್ರ ಹೋರಾಟ

ಕೋಚನಹಳ್ಳಿ ಹೋರಾಟ ಸಮಿತಿ ಎಚ್ಚರಿಕೆ



ಮೈಸೂರು,ಡಿ.4(ಎಂಟಿವೈ)– ಕೋಚನಹಳ್ಳಿ ರೈತರಿಗೆ ಆಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಪಾದಯಾತ್ರೆ ಸೇರಿದಂತೆ ಉಗ್ರ ಹೋರಾಟ ನಡೆಸುವುದಾಗಿ ಕೋಚನಹಳ್ಳಿ ಹೋರಾಟ ಸಮಿತಿಯ ರೈತ ಮುಖಂಡ ಹೊಸಕೋಟೆ ಬಸವರಾಜು ಎಚ್ಚರಿಸಿದ್ದಾರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಕೋಚನಹಳ್ಳಿಯಲ್ಲಿನ ಸುಮಾರು 400 ಎಕರೆ ಭೂಮಿಯನ್ನು 215 ರೈತರಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ವೇಳೆ ಎಲ್ಲಾ ರೈತರಿಗೆ ಕಾರ್ಖಾನೆಗಳಲ್ಲಿ ನೇರ ನೇಮಕಾತಿ ಪತ್ರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ, ಭೂಮಿ ನೀಡಿದ ರೈತರ ಕುಟುಂಬದ ಸದಸ್ಯರಿಗೆ ಇನ್ನು ಉದ್ಯೋಗ ನೀಡಿಲ್ಲ. ಎಕರೆಗೆ ಕೇವಲ ಒಂದರಿಂದ ಒಂದೂವರೆ ಲಕ್ಷ ರೂ. ದರ ನೀಡಿ ಖಾಸಗಿಯವರು ಖರೀದಿಸಿದ್ದಾರೆ. ಬಳಿಕ ಕೆಐಎಡಿಬಿ ಅದೇ ಜಮೀನನ್ನು ಎಕರೆಗೆ 47 ಲಕ್ಷ ರೂ. ನೀಡಿ ಖರೀದಿಸಿದೆ ಇದರಿಂದ ಭೂ ಮಾಲೀಕರಿಗೆ ಮೋಸವಾಗಿದೆ ಎಂದು ಆರೋಪಿಸಿದರು.

ಭೂಮಿ ಪಡೆದ ಕೆಐಎಡಿಬಿ ವತಿಯಿಂದ ರೈತರಿಗೆ ಪರಿಹಾರವೂ ದೊರೆತಿಲ್ಲ. ಉದ್ಯೋಗವೂ ದೊರೆತಿಲ್ಲ. ಇನ್ನಾದರೂ ಭೂಮಿ ನೀಡಿದ ರೈತರಿಗೆ ನ್ಯಾಯ ಒದಗಿಸಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿವೈಎಸ್‌ಪಿ ಮಟ್ಟದಲ್ಲಿ ಶೀಘ್ರ ತನಿಖೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು.

ಮುಖಂಡ ಉಗ್ರನರಸಿಂಹೇಗೌಡ ಮಾತನಾಡಿ, ರೈತರಿಂದ ಭೂಮಿ ಪಡೆದ ಹಲವಾರು ಕಾರ್ಖಾನೆಗಳೂ ಭೂಮಿ ನೀಡಿದ ರೈತರಿಗೆ ಉದ್ಯೋಗ ನೀಡಿದರೂ ಕನಿಷ್ಠ ವೇತನವನ್ನೂ ಕೊಡುತ್ತಿಲ್ಲ. ವರ್ಷಗಟ್ಟಲೆ ಟ್ರೈನಿಗಳೆಂದೇ ಮುಂದುವರಿಸಲಾಗಿದೆ ಇದೇ ರೀತಿ ಕಾರ್ಖಾನೆಯೊಂದಕ್ಕೆ ಕೆಲಸ ಕೇಳಿ ಹೋದ ಭೂಮಿ ನೀಡಿದ ರೈತ ಸಿದ್ದರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಡೆತ್‌ನೋಟ್‌ನಲ್ಲಿ ಹೆಸರಿಸಿರುವವರ ವಿರುದ್ಧ ಇನ್ನೂ ಕ್ರಮ ಕೈಗೊಂಡು, ಮೃತನ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಬೇಸರಿಸಿದರು.

ಕಾರ್ಮಿಕ ಮುಖಂಡ ಚಂದ್ರಶೇಖರ ಮೇಟಿ ಮಾತನಾಡಿ, ಕಾರ್ಖಾನೆಗಳಿಗಾಗಿ ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ನೀರು, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದೆಂದು ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ. ಈ ಕ್ರಮ ಶೀಘ್ರ ಜಾರಿಗೊಳ್ಳಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತ ಹಾಗೂ ಕಾರ್ಮಿಕ ಮುಖಂಡರಾದ ಪಿ. ಮರಂಕಯ್ಯ, ಮಂಡಕಳ್ಳಿ ಮಹೇಶ್, ಚಂದ್ರಶೇಖರ್ ಇದ್ದರು.

ಪರಸ್ಪರ ಸಹಕಾರದಿಂದ ಮಾತ್ರ ಮಾಜಿ ಸೈನಿಕರ ಸಮಸ್ಯೆ ಪರಿಹಾರ

ನೌಕಾ ಪಡೆಯ ನಿವೃತ್ತ ಅಧಿಕಾರಿ ರವಿ ಗಾಯಕ್ವಾಡ್ ಅಭಿಮತ



ಮೈಸೂರು, ಡಿ.4(ಜಿಎ)–ಪರಸ್ಪರ ಸಹಕಾರದಿಂದ ಮಾತ್ರ ಮಾಜಿ ಸೈನಿಕರ ಸಮಸ್ಯೆ ಪರಿಹಾರ ಸಾಧ್ಯ ಎಂದು ನೌಕಾಪಡೆಯ ನಿವೃತ್ತ ಅಧಿಕಾರಿ ರವಿ ಗಾಯಕ್ವಾಡ್ ತಿಳಿಸಿದರು.

ಮೈಸೂರಿನ ರಿಯೋ ಮೆರಿಡಿಯನ್ ಹೋಟೆಲ್‌ನಲ್ಲಿ ನೇವಲ್ ವೆಟರ್ನಸ್ ಅಸೋಸಿಯೇಷನ್ ಸೋಮವಾರ ಆಯೋಜಿಸಿದ್ದ ನೇವಿ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ವರ್ಷ ದೆಹಲಿಯಲ್ಲಿ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳ ಸಮ್ಮುಖದಲ್ಲಿ ನೇವಿ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ವಿಶೇಷವಾಗಿ ನೇವಿ ದಿನವನ್ನು ದಕ್ಷಿಣ ಮಹಾರಾಷ್ಟ್ರದ ಸಿಂಧೂ ದುರ್ಗದಲ್ಲಿ ಇಲ್ಲಿ ಭಾರತೀಯ ಸೇನೆಯ ಎಲ್ಲಾ ತುಕಡಿಗಳು ಭಾಗವಹಿಸಿ ಆಚರಿಸಲಾಗುತ್ತಿದ್ದು, ಅದರಲ್ಲಿ ಪ್ರಧಾನ ಮಂತ್ರಿ ಮತ್ತು ರಾಷ್ಟ್ರಪತಿಗಳು ಭಾಗವಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಕಳೆದ ಎರಡು ವರ್ಷಗಳಿಂದ ಮೈಸೂರಿನಲ್ಲಿ ನೇವಿ ದಿನಾಚರಣೆಯನ್ನು ಆಯೋಜಿಸುತ್ತಿದ್ದು, ಇದು ಮೂರನೇ ಬಾರಿ ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬ ಮಾಜಿ ಸೈನಿಕರ ಸಮಸ್ಯೆಗಳಿಗೆ ಮಾಜಿ ಸೈನಿಕರೇ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಗಜಾನನ ಭಟ್, ಉಪಾಧ್ಯಕ್ಷ ಕೆ.ಪಿ.ಉತ್ತಪ್ಪ, ಜನರಲ್ ಸೆಕ್ರೆಟರಿ ರಾಜೇಶ್, ನಿವೃತ್ತ ಬಿಬಿಎಂಪಿ ಆಯುಕ್ತ ಮಂದಣ್ಣ, ಪುತ್ತೂರು ಉಪ ಆಯುಕ್ತ ಗಿರೀಶ್ ನಂದನ್, ಸೌಯದ್ ಹೈದರಿ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದ ಸೋಮಣ್ಣ ಉಪಸ್ಥಿತರಿದ್ದರು.

ಅಭಿಯಂತರರ ವಾರ್ಷಿಕೋತ್ಸವ

ಮೂರು ದಿನ 'ರಂಗ ಸಂಭ್ರಮ' ನಾಟಕೋತ್ಸವ



ಮೈಸೂರು,ಡಿ.4(ಎಂಟಿವೈ)– ಮೈಸೂರಿನ ಕಲಾಮಂದಿರದಲ್ಲಿ ಕಿರುರಂಗ ಮಂದಿರದಲ್ಲಿ ಡಿ.8ರಿಂದ 10ರವರೆಗೆ 'ರಂಗ ಸಂಭ್ರಮ' ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಅಭಿಯಂತರರು ಸಂಸ್ಥೆಯ ಅಧ್ಯಕ್ಷ ಹೆಚ್.ಎಸ್. ಸುರೇಶ್‌ಬಾಬು ತಿಳಿಸಿದ್ದಾರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಜಿನಿಯರ್‌ಗಳಿಂದಲೇ ಸ್ಥಾಪಿಸಿದ ಅಭಿಯಂತರರು ಸಂಸ್ಥೆಯ 30 ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿ "ರಂಗ ಸಂಭ್ರಮ" ಉತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಚರಿಸಲಾಗುತ್ತಿದೆ. ಡಿ. 8ರಂದು ಸಂಜೆ 6.30 ಕ್ಕೆ ಜಾನಪದ ವಿದ್ವಾಂಸ ಪ್ರೊ. ಕಾಳೇಗೌಡ ನಾಗವಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಭಿಯಂತರರು ಶೀರ್ಷಿಕೆ ಅಡಿಯಲ್ಲಿ ರಾಜಶೇಖರ ಕದಂಬರವರ ಸಂಪಾದಕತ್ವದಲ್ಲಿ ಹೊರತಂದಿರುವ ಸ್ಮರಣ ಸಂಚಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿಗಳಾದ ರಾಜಶೇಖರ ಕದಂಬ, ರಾಜೇಂದ್ರ ಕಾರಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಸಭಾ ಕಾರ್ಯಕ್ರಮದ ಬಳಿಕ ಸಂಜೆ 7ಕ್ಕೆ ಕೆ.ವಿ.ಸುಬ್ಬಣ್ಣ ರಚನೆಯ, ಮಂಜುನಾಥ್ ಬಡಿಗೇರ್ ನಿರ್ದೇಶನದ 'ಸೂಳೇ ಸನ್ಯಾಸಿ', ಡಿ.9ರಂದು ಸಂಜೆ 7ಕ್ಕೆ ರಾಜೇಂದ್ರ ಕಾರಂತ್ ರಚಿಸಿ, ನಿರ್ದೇಶಿಸಿರುವ 'ಮಲ್ಲಿಗೆ ತೋಟದಲ್ಲಿ ಮರ್ಡರ್' ಹಾಗೂ ಡಿ.10ರಂದು ಸಂಜೆ 7ಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ರಂಗರೂಪದಲ್ಲಿ ಹೆಚ್.ಎಸ್.ಸುರೇಶ್‌ಬಾಬು ನಿರ್ದೇಶನದಲ್ಲಿ 'ಚಿದಂಬರ ರಹಸ್ಯ' ನಾಟಕ ಪ್ರದರ್ಶನಗೊಳ್ಳಲಿವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಂಗಕರ್ಮಿ ರಾಜಶೇಖರ ಕದಂಬ, ಮುಸ್ತಫಾಖಾನ್, ಲಕ್ಷ್ಮಣ್‌ದಶ್ ಇದ್ದರು.

ನಾಳೆ ಡಾ. ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ



ಮೈಸೂರು,ಡಿ.4(ಎಂಟಿವೈ)– ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 67 ನೇ ಮಹಾ ಪರಿನಿಬ್ಬಾಣ ಕಾರ್ಯಕ್ರಮದ ಅಂಗವಾಗಿ ಡಿ. 6ರಂದು ಸಂಜೆ 6 ಗಂಟೆಗೆ ಅಶೋಕಪುರಂನಲ್ಲಿ ಮೇಣದ ಬತ್ತಿ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಲೇಖಕ ಸಿದ್ದಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 6 ವಿಷಾದದ ದಿನವಾದರೂ ಡಾ.ಅಂಬೇಡ್ಕರ್ ಅವರು ದೇಶದ ಬೆಳಕಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬಡಾವಣೆಯ ಡಾ.ಬಿ.ಆರ್. ಅಂಬೇಡ್ಕರ್ ಉದ್ಯಾನದಿಂದ ಹೊರಡುವ ಮೆರವಣಿಗೆ ಬಡಾವಣೆಯ ಎಲ್ಲ ಮುಖ್ಯ ರಸ್ತೆಗಳಲ್ಲಿ ಸಾಗಲಿದೆ. ಇದರಲ್ಲಿ ಬಿಳಿ ಸಮವಸ್ತ್ರ ಧರಿಸಿ ಅಂಬೇಡ್ಕರ್ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಅಂದು ಯಾವುದೇ ವೈಯಕ್ತಿಕ ಶುಭ ಸಮಾರಂಭ ಆಯೋಜಿಸುವುದಿಲ್ಲವೆಂದರು.

ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಮಾಜಿ ಸದಸ್ಯೆ ಪಲ್ಲವಿಬೇಗಂ, ಮುಖಂಡರಾದ ಶಿವಣ್ಣ, ಬಬಿತಾ, ರಾಜು ಇದ್ದರು.

ಚಿಕ್ಕಮಗಳೂರಲ್ಲಿ ವಕೀಲರ ಮೇಲೆ ಪೊಲೀಸರ ಹಲ್ಲೆ ಖಂಡಿಸಿ

ಮೈಸೂರಲ್ಲಿ ವಕೀಲರಿಂದ ಭಾರಿ ಪ್ರತಿಭಟನೆ

ಮೈಸೂರು, ಡಿ.4(ಜಿಎ)–ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ಪೊಲೀಸರಿಂದ ವಕೀಲರೊಬ್ಬರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮೈಸೂರು ವಕೀಲರ ಸಂಘದ ಸದಸ್ಯರು, ಸೋಮವಾರ ಕೋರ್ಟ್ ಕಲಾಪದಿಂದ ಹೊರಗುಳಿದು ನಗರದಲ್ಲಿ ಮೆರವಣಿಗೆ ನಡೆಸಿ ಪ್ರತಿ ಭಟನೆ ಮಾಡಿದರು.

ನಗರದ ಕೃಷ್ಣರಾಜ ಬುಲೇವಾರ್ಡ್ ರಸ್ತೆಯಲ್ಲಿರುವ ನ್ಯಾಯಾಲಯದ ಸಂಕೀರ್ಣದಿಂದ ಆರಂಭವಾದ ಮೆರವಣಿಗೆ ಜೆಎಲ್‌ಬಿ ರಸ್ತೆಯ ಮೂಲಕ ರಾಮಸ್ವಾಮಿ ವೃತ್ತಕ್ಕೆ ತಲುಪಿ, ಅಲ್ಲಿ ವಕೀಲರು ಮಾನವ ಸರಪಳಿ ನಿರ್ಮಿಸಿದರು. ಮೆರವಣಿಗೆ ಉದ್ದಕ್ಕೂ ವಕೀಲರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು.



ರಾಮಸ್ವಾಮಿ ವೃತ್ತದಲ್ಲಿ ಮಾಧ್ಯಮಗಳೊಂದಿಗೆ ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಂ.ಮಹದೇವಸ್ವಾಮಿ ಮಾತನಾಡಿ, ಚಿಕ್ಕಮಗಳೂರಿನ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ತಪ್ಪಿತಸ್ಥ ಪೊಲೀಸರನ್ನು ಅಮಾನತುಗೊಳಿಸಿದ ನಂತರ ಚಿಕ್ಕಮಗಳೂರು ಪೊಲೀಸರು ವಕೀಲರ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ ಎಂದ ಅವರು, ತಪ್ಪಿತಸ್ಥ ಪೊಲೀಸರ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿರುವಾಗ ಠಾಣೆಯ ಜಾಮೀನಿನ ಮೇಲೆ ಪೊಲೀಸರು ಏಕೆ ಬಿಡುಗಡೆ ಮಾಡಿದರು. ಇದು ಗಂಭೀರ ಅಪರಾಧವಾಗಿದೆ.

ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಪ್ರಕರಣವನ್ನು ಗಮನಿಸಿ ಕರ್ನಾಟಕ ಹೈಕೋರ್ಟ್ ಕೂಡ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ, ವಕೀಲರು ಮುಂದಿನ ಕ್ರಮವನ್ನು ರೂಪಿಸುತ್ತಾರೆ, ವಕೀಲರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ವಕೀಲರ ಸಂರಕ್ಷಣಾ ಮಸೂದೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗಿದೆ ಎಂದು ಅವರು ಹೇಳಿದರು.

ನಂತರ ವಕೀಲರು ಹೆಚ್ಚುವರಿ ಡಿಸಿ ಲೋಕನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ವಕೀಲರು ಪಾಲ್ಗೊಂಡಿದ್ದರು.

ಮೈಸೂರು ಮಿತ್ರ

ಚೋರನಹಳ್ಳಿಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆ



ಸುತ್ತೂರು, ಡಿ. 4– ವರುಣ ಕ್ಷೇತ್ರಕ್ಕೆ ಸೇರುವ ಚೋರನಹಳ್ಳಿ ಗ್ರಾಮದ ಗ್ರಾಮ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನವನ್ನು ಮಾಜಿ ಶಾಸಕರು ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.

ನಂತರ ಮಾತನಾಡಿ, ಪ್ರತಿಯೊಂದು ಗ್ರಾಮದಲ್ಲಿ ಗ್ರಾಮದೇವತೆ ದೇವಸ್ಥಾನಗಳ ನಿರ್ಮಿಸಿದರೆ ಗ್ರಾಮಗಳಲ್ಲಿ ಸಹಬಾಳ್ವೆಯ ಜೊತೆಗೆ ಶಾಂತಿ ನೆಮ್ಮದಿಯಿಂದ ಬದುಕಲು ಅನುಕೂಲವಾಗುವುದು ಎಂದರಲ್ಲದೇ, ಈ ಭಾಗದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಆಶೀರ್ವಾದ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ದೇವಾಲಯ ಉದ್ಘಾಟನೆಯನ್ನು ನೆರವೇರಿಸಲಾಗಿದೆ ಎಂದು ಹೇಳಿದರು. ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ, ಮುಖಂಡರಾದ ಚೋರನಹಳ್ಳಿ ರಾಜು, ವರುಣ ಚಿಕ್ಕದೇವಯ್ಯ, ಗ್ರಾ.ಪಂ ಮಾಜಿ ಅಧ್ಯಕ್ಷ ಅಭಿ, ಕುಪ್ಪೇಗಾಲ ಪುಟ್ಟರಾಮು, ಗ್ರಾಮದ ಯಜಮಾನರಾದ ತಿಮ್ಮೇಗೌಡ, ಸೋಮಣ್ಣ, ಜಗದೀಶ್, ಭೂಮಿಗೌಡ, ವೆಂಕಟೇಶ್, ವಕೀಲರಾದ ಕುಮಾರ್, ಧೀರಜ್, ನಟರಾಜು, ದರ್ಶನ್, ಕಾರ್ತಿಕ್, ಮನು, ರಾಜೇಶ್, ಮೆಲ್ಲಳ್ಳಿ ರಾಜೇಶ್, ಎಂ.ಸಿ ಹುಂಡಿ ಶಿವಪ್ರಸಾದ್, ಸಿದ್ದರಾಜು, ಶಿವಕುಮಾರ್, ಅವಿರಮೇಶ್, ಚಾಮುಂಡೇಶ್ವರಿ ಯುವಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇಂದಿರಾ ಗಾಂಧಿ ಭದ್ರತಾ ಅಧಿಕಾರಿಯಾಗಿದ್ದ ಲಾಲ್ದುಹೋಮಾಗೆ ಮಿಜೋರಾಂ ಸಿಎಂ ಪಟ್ಟ

ಐಜ್ವಾಲ್: ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಆಡಳಿತಾರೂಢ ಎಂಎನ್‌ಎಫ್ ಸೋಲು ಅನುಭವಿಸಿದೆ. ಜೋರಾಮ್ ಪೀಪಲ್ಸ್ ಮೂವ್ಮೆಂಟ್ ZPM ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ.



ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭದ್ರತೆಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಲಾಲ್ದುಹೋಮಾ ಅವರು ಜೋರಾಮ್ ಪೀಪಲ್ ಮೂವ್ಮೆಂಟ್‌ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಭರ್ಜರಿ ಗೆಲುವಿನೊಂದಿಗೆ ಸಿಎಂ ಪಟ್ಟವೇರಲು ಸಜ್ಜಾಗಿದ್ದಾರೆ.

2019ರಲ್ಲಿ ರಾಜಕೀಯ ಪಕ್ಷವಾಗಿ ನೋಂದಾಯಿಸಲ್ಪಟ್ಟ ZPM ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ZPM ಗೆದ್ದುಕೊಂಡಿದ್ದು, ಮತ್ತೊಂದರಲ್ಲಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ(ಇಸಿ) ತಿಳಿಸಿದೆ. ಲಾಲ್ದುಹೋಮಾ ಅವರು ಎಮ್‌ಎನ್‌ಎಫ್ ಅಭ್ಯರ್ಥಿ ಜೆ ಮಲ್ಸಾವ್ಮ್ ಜುವಾಲಾ ವಂಚೋಂಗ್ ಅವರ ವಿರುದ್ಧ 2,982 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಮೂರು ದಶಕಗಳಿಂದ, ಈಶಾನ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯು ಇಬ್ಬರು ಹಿರಿಯ ರಾಜಕಾರಣಿಗಳ ನಡುವೆ–ಕಾಂಗ್ರೆಸ್‌ನ ಲಾಲ್ ಥನ್ಹಾವ್ಲಾ ಮತ್ತು ಎಂಎನ್‌ಎಫ್‌ನ ಜೋರಮ್ ತಂಗಾ ನಡುವಿನ ಸಂಬಂಧವಾಗಿದೆ.

ಲಾಲ್ದುಹೋಮಾ ಅವರು 1984 ರಲ್ಲಿ ಕಾಂಗ್ರೆಸ್ ನಿಂದ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ನಂತರ ಅದೇ ವರ್ಷ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿದ್ದರು.

1986ರಲ್ಲಿ ಆಗಿನ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ಮತ್ತು ಕೆಲವು ಕ್ಯಾಬಿನೆಟ್ ಮಂತ್ರಿಗಳ ವಿರುದ್ಧ ಪಿತೂರಿ ನಡೆಸಿದ ಆರೋಪದ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

1988ರಲ್ಲಿ ಕಾಂಗ್ರೆಸ್ ತೊರೆದ ಲಾಲ್ದುಹೋಮಾ ಅವರು ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅನರ್ಹಗೊಂಡಿದ್ದರು. ಈ ಮೂಲಕ ಪಕ್ಷಾಂತರ–ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ ಎಂಬ ಕುಖ್ಯಾತಿಗೆ ಪಾತ್ರರಾದರು. ನಂತರ ಜೋರಾಮ್ ನ್ಯಾಷನಲಿಸ್ಟ್ ಪಾರ್ಟಿ ಸ್ಥಾಪಿಸಿದ 73 ವರ್ಷದ ಲಾಲ್ದುಹೋಮಾ ಅವರು ಈಗ ಮಿಜೋರಾಂ ಮುಖ್ಯಮಂತ್ರಿ ಗಾದಿಗೆ ಏರುತ್ತಿದ್ದಾರೆ.

ಕನ್ನಡ ಕಲಿತವರಿಗೆ ಉದ್ಯೋಗದಲ್ಲಿ ಆದ್ಯತೆ



ಸುತ್ತೂರು, ಡಿ.4–ಕನ್ನಡ ಬಲ್ಲವರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವಂತಾಗಬೇಕು ಎಂದು ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಮಾತೃಭಾಷೆ ಕನ್ನಡವಾಗಿದ್ದು, ಪ್ರತಿಯೊಂದು ಗ್ರಾಮದಲ್ಲೂ ಕನ್ನಡ ಮಾಧ್ಯಮದ ಶಾಲೆಗಳು ಪ್ರಾರಂಭವಾಗಬೇಕು. ಪ್ರತಿ ಮನೆಯೂ ಕನ್ನಡ ಕಲಿಕೆಯ ಕೇಂದ್ರವಾಗಬೇಕು. ಕನ್ನಡ ಭಾಷೆಯಲ್ಲಿ ಕಲಿತವರಿಗೆ ಉದ್ಯೋಗಾವಕಾಶ ಸಿಗುವಂತಾಗಬೇಕು. ನಮ್ಮ ತಂದೆ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲು ಮುಖ್ಯಮಂತ್ರಿಯಾಗಿದ್ದಾಗ ಕನ್ನಡ ಭಾಷೆಗೆ ಹೆಚ್ಚು ಆದ್ಯತೆ ನೀಡಿದರು. ಈಗಲೂ ಅದೇ ರೀತಿ ಕನ್ನಡ ಭಾಷೆಯ ಕಲಿಕೆಗೆ ಸರ್ಕಾರ ಆದೇಶ ಹೊರಡಿಸಿದ್ದಾರೆ. ಕನ್ನಡ ಉಳಿವಿಗಾಗಿ ಅನೇಕರು ಹೋರಾಟ ಮಾಡಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ನಮ್ಮ ದೇಶದಲ್ಲಿ ಕನ್ನಡ ಭಾಷೆಯನ್ನು ಪ್ರೋತ್ಸಾಹಿಸಬೇಕೆಂದು ತಿಳಿಸಿದರು. ಕನ್ನಡ ಯುವ ವೇದಿಕೆ ಪದಾಧಿಕಾರಿಗಳು, ಮುಖಂಡರಾದ ಗಂಗ ತಿಮ್ಮಯ್ಯ, ನಾಗರಾಜು, ಯಜಮಾನ ಗವಿನಾಯಕ, ಗ್ರಾ.ಪಂ ಅಧ್ಯಕ್ಷ ಚಂದ್ರ ಕುಮಾರ್, ಪ್ರಶಾಂತ, ಶಂಕರ್‌ಪ್ರಸಾದ್, ಪ್ರೊ ಸಿದ್ದಯ್ಯ ತಿಮ್ಮನಾಯಕ, ಪ್ರಶಾಂತ್ ನಾಯಕ ಸೇರಿದಂತೆ ನಾಯಕ ಜನಾಂಗದ ಯಜಮಾನರು, ಗ್ರಾಮಸ್ಥರು, ಇನ್ಸ್‌ಪೆಕ್ಟರ್ ಶಿವನಂಜಶೆಟ್ಟಿ, ಸಬ್ ಇನ್ಸ್‌ಪೆಕ್ಟರ್ ಚೇತನ್ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಮುಖಂಡರು ಹಾಜರಿದ್ದರು.

ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಂದ ಗದ್ದಲ



ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ ವಾಗಿದ್ದು, ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ಉಚ್ಚಾಟನೆ ಕುರಿತು ನೈತಿಕ ಸಮಿತಿ ಶಿಫಾರಸ್ಸು ವಿಷಯ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದವು.

ಈ ಮಧ್ಯೆ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ತಮ್ಮ ಕತ್ತಿಗೆ ಭಿತ್ತಿಪತ್ರ ಕಟ್ಟಿಕೊಳ್ಳುವ ಮೂಲಕ ಬಿಜೆಪಿ ಸಂಸದನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಇದು ಕೊನೆಯ ಪೂರ್ಣ ಅಧಿವೇಶನವಾಗಿದೆ ಮತ್ತು ಚಳಿಗಾಲದ ಅಧಿವೇಶನದಲ್ಲಿ ಎಲ್ಲಾ ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸಲು ಬಿಜೆಪಿ ಬಯಸಿದೆ. ಸಂಸತ್ತಿನ ಮುಂದೆ ಬಾಕಿ ಉಳಿದಿರುವ ಮಸೂದೆ ಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕದ ಮಸೂದೆಯ ಜೊತೆಗೆ ಐಪಿಸಿ, ಕ್ರಿಮಿನಲ್ ದಂಡ ಸಂಹಿತೆ ಮತ್ತು ಸಾಕ್ಷಿ ಕಾಯ್ದೆಯನ್ನು ಬದಲಿಸುವ ಹೊಸ ಮಸೂದೆಗಳು ಸೇರಿವೆ.

ಮೈಸೂರಿನ ಅಭಿರುಚಿ ಬಳಗದಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ



ಮೈಸೂರು, ಡಿ. 4– ಮೈಸೂರಿನ ಅಭಿರುಚಿ ಬಳಗ, ಎನ್.ವಿ.ರಮೇಶ್ ಕಲಾ ಬಳಗ, ಆಸಕ್ತಿ ಪ್ರಕಾಶನ, ಚುಟುಕು ಸಾಹಿತ್ಯ ಪರಿಷತ್ತಿನ ಮೈಸೂರು ವಿಭಾಗದ ಸಂಯುಕ್ತ ಆಶ್ರಯದಲ್ಲಿ ಎನ್.ವಿ. ರಮೇಶ್ ರವರ 73ನೇ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ವಿತರಣೆ, ಕಲಾ ಪ್ರದರ್ಶನ, ಅನುಭವಗಳ ಹಂಚಿಕೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಮೇಲುಕೋಟೆಯ ವೆಂಗೀಮಠದ ಇಳೈ ಆಳ್ವಾರ್ ಸ್ವಾಮೀಜಿ ಉದ್ಘಾಟಿಸಿ, ಇಂತಹ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತಾ, ವಿವಿಧ ಕ್ಷೇತ್ರಗಳಲ್ಲಿ ಸಾಧಕರ ಗುರುತಿಸಿ 25 ಜನರನ್ನು ಒಂದೇ ವೇದಿಕೆಯಲ್ಲಿ ಗೌರವಿಸುತ್ತಿರುವುದು ಅನುಕರಣೀಯ ಎಂದರು. ದಾವಣಗೆರೆ ಜಿಲ್ಲೆಯ ಎಸ್.ವಿ. ಶಾಂತಕುಮಾರ್, ಶಿವಕುಮಾರ್ ಅಕ್ಕಿ, ಹೆಚ್.ಕೆ. ಶೇಖರಪ್ಪ, ಸಾವಿತ್ರಿ ರಿತ್ತಿ, ಚಿ. ಎಸ್.ಎಲ್. ರಂಜನ್ ಅವರಿಗೆ ಅಭಿರುಚಿ ನಾಟಕ ರತ್ನ ಪ್ರಶಸ್ತಿ, ಶಾಂತಕುಮಾರಿ ಅವರಿಗೆ ಅಭಿರುಚಿ ನೃತ್ಯ ರತ್ನ ಪ್ರಶಸ್ತಿ, ಹೆಚ್.ಎಸ್. ನಿಜಗುಣಂಯ್ಯ, ಭಾಸ್ಕರ್ ಅವರಿಗೆ ಅಭಿರುಚಿ ಶಿಕ್ಷಣ ರತ್ನ ಪ್ರಶಸ್ತಿ, ಯಶೋದ ರಾಮಕೃಷ್ಣ, ಡಾ. ಟಿ.ತ್ಯಾಗರಾಜು, ಕುಶಾಲನಗರದ ದಿನಮಣಿ ಹೇಮರಾಜ್, ಮೀನಾಕ್ಷಿ (ಕೆಎಸ್‌ಆರ್‌ಟಿಸಿ), ಮೈ.ನಾ. ಲೋಕೇಶ್ ಅವರಿಗೆ ಅಭಿರುಚಿ ಸಾಹಿತ್ಯ ರತ್ನ ಪ್ರಶಸ್ತಿ, ವಿ. ವಿನೋದ್ ಕುಮಾರ್ ಅವರಿಗೆ ಅಭಿರುಚಿ ವಿಜ್ಞಾನ ರತ್ನ ಪ್ರಶಸ್ತಿ, ದಾವಣಗೆರೆಯ ಸುಬ್ರಹ್ಮಣ್ಯ ನಾಡಿಗೇರ್, ಡಾ.ಡಿ.ಫ್ರಾನ್ಸಿಸ್ ಝೇವಿಯರ್ ಅವರಿಗೆ ಅಭಿರುಚಿ ಮಾಧ್ಯಮ ರತ್ನ ಪ್ರಶಸ್ತಿ, ಡಿ.ಎನ್. ವಸಂತಕುಮಾರ್, ಅನಿಲ್‌ರಾಜ್, ಎಂ.ಸಿ. ಸೌಂದರ್ಯ ಅವರಿಗೆ ಅಭಿರುಚಿ ಯುವ ರತ್ನ ಪ್ರಶಸ್ತಿ, ರತ್ನ ಚಂದ್ರಶೇಖರ್ ಅವರಿಗೆ ಅಭಿರುಚಿ ಮಹಿಳಾ ರತ್ನ ಪ್ರಶಸ್ತಿ, ರಾಮಕೃಷ್ಣ, ಅಮೀನಾ ಬೇಗಂ, ಅಲಮೇಲಮ್ಮ ಅವರಿಗೆ ಅಭಿರುಚಿ ಸಮಾಜಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಧ್ಯಕ್ಷತೆಯನ್ನು ಸಂಸ್ಕೃತಿ ಚಿಂತಕರಾದ ಸುಮತಿ ಸುಬ್ರಹ್ಮಣ್ಯ ವಹಿಸಿದ್ದರು. ಕಾರ್ಯದರ್ಶಿ ಉಮಾ ಸ್ವಾಗತ ಕೋರಿದರು. ಡಾ.ಪರಮೇಶ್ ಉತ್ತನಹಳ್ಳಿ ನಿರೂಪಿಸಿದರು. ದಾವಣಗೆರೆಯಿಂದ ಬಂದಿದ್ದ ನಾಟಕ ಕಲಾವಿದರು ಪ್ರದರ್ಶಿಸಿದ ಪೌರಾಣಿಕ ಪಾತ್ರಗಳು ಹಾಗೂ ಸಾಮಾಜಿಕ ನಾಟಕದ ದೃಶ್ಯಗಳು ರಸಿಕರ ಮನಸೂರೆಗೊಂಡವು.



ಮೈಸೂರಿನ ಮಂಚೇಗೌಡನಕೊಪ್ಪಲಿನ ಶ್ರೀ ಘನನೀಲಿ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಸೋಮವಾರ (ಕಾರ್ತಿಕ ಸೋಮವಾರ) ಲಕ್ಷದೀಪೋತ್ಸವ ಪ್ರಯುಕ್ತ ಧಾರ್ಮಿಕ ಪೂಜಾ ವಿಧಿವಿಧಾನಗಳು ನಡೆದವು. ಅಲ್ಲದೆ, ದೇವಸ್ಥಾನದ ಹೊರಾವರಣದಲ್ಲಿ ಭಕ್ತರು ದೀಪಗಳನ್ನು ಬೆಳಗಿಸಿದರು. ಸ್ಥಳೀಯ ಮುಖಂಡರಾದ ಜೋಗಿ ಗುಡ್ಡಪ್ಪ, ಆರ್.ರವಿ (ಡೆಲ್ಲಿ), ಕೃಷ್ಣ, ಮೂರ್ತಿ, ನರಸಣ್ಣ ಮತ್ತಿತರರು ಹಾಜರಿದ್ದರು.

ನಾಳೆ ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

ಮೈಸೂರು, ಡಿ. 4–ಮೈಸೂರಿನ ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಡಿ.6ರ ಬುಧವಾರ ಸಂಜೆ 6 ಗಂಟೆಗೆ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಮಹಾಪರಿನಿಬ್ಬಾಣ ದಿನಾಚರಣೆಯ ಪ್ರಯುಕ್ತ 'ನಿನಗೆ ನೀನೇ ಬೆಳಕು' ಎಂಬ ಬುದ್ಧರ ಹಿತನುಡಿಯನ್ನು ಕುರಿತು ಸಂವಾದ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಉಪಾಸಕರು ಪ್ರಾರ್ಥನೆಯನ್ನು ನೆರವೇರಿಸಿ ಕೊಡಲಿದ್ದಾರೆ. ನಂತರ ಭಗವಾನ್ ಬುದ್ಧರಿಗೆ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಗುವುದು.

ಕರ್ನಾಟಕ ಬುದ್ಧ ಧಮ್ಮ ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ ಅಧ್ಯಕ್ಷತೆ ವಹಿಸುವರು. ಪ್ರಧಾನ ಕಾರ್ಯದರ್ಶಿ ಆರ್. ಮಹದೇವಪ್ಪ ಪ್ರಾಸ್ತಾವಿಕ ಮಾತುಗಳನ್ನಾಡುವರು. ಸಹ ಕಾರ್ಯದರ್ಶಿ ಎಚ್.ಶಿವರಾಜ್, ಆರ್.ನಟರಾಜು, ಸಮಿತಿಯ ಪದಾಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು, ಸಂಶೋಧಕರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹದೇವಪ್ಪ ತಿಳಿಸಿದ್ದಾರೆ.

ಇಂದು ಶ್ರೀನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೈಸೂರು,ಡಿ.4(ಪಿಎಂ)– ಶ್ರೀನಗರ (ದಡದಹಳ್ಳಿ ರಸ್ತೆ) ಬಡಾವಣೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮತ್ತು ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು, ಡಿ.5ರಂದು ಶಾಸಕ ಜಿ.ಟಿ.ದೇವೇಗೌಡ ನೆರವೇರಿಸಲಿದ್ದಾರೆ.

ಅಂದು ಬೆಳಗ್ಗೆ 9.30ಕ್ಕೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಹೆಚ್.ವಿ.ರಾಜೀವ್ ವಹಿಸಲಿದ್ದಾರೆ. ಸಮಾರಂಭದಲ್ಲಿ ಸ್ಥಳೀಯ ಜಿಪಂ ಮಾಜಿ ಸದಸ್ಯ ಗೆಜ್ಜಗಳ್ಳಿ ಲೋಕೇಶ್ ಭಾಗವಹಿಸಲಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕ ಬಿ.ಕೆ.ಹನುಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಳಚರಂಡಿ ಕಾಮಗಾರಿಗೆ ಶಾಸಕ ಹರೀಶ್‌ಗೌಡ ಗುದ್ದಲಿ ಪೂಜೆ



ಮೈಸೂರು, ಡಿ. 4– ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆಯ ಅನುದಾನದಲ್ಲಿ ವಾರ್ಡ್ ನಂ.23ರ ದಿವಾನ್ಸ್ ರಸ್ತೆಯ ಅಗಸಕೇರಿ ಅಡ್ಡ ರಸ್ತೆಯಿಂದ ಲೋಕಾಯುಕ್ತ ಕಚೇರಿಯವರೆಗೆ ಒಳಚರಂಡಿ ಕಾಮಗಾರಿಗೆ ಶಾಸಕ ಹರೀಶ್ ಗೌಡ ಚಾಲನೆ ನೀಡಿದರು.

ಈ ವೇಳೆ ವಾರ್ಡಿನ ಅಧ್ಯಕ್ಷ ಆನಂದ್, ಮಾಜಿ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಮಾಜಿ ಮುಡಾ ಸದಸ್ಯ ನವೀನ್ ಕುಮಾರ್, ಕಾಂಗ್ರೆಸ್ ಮುಖಂಡರಾದ ರಾಜೀವ್, ದೇವರಾಜ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ರಾಮರಾಜ್, ಜ್ಞಾನೇಶ್, ಮಾದೇವಣ್ಣ ವೆಂಕಟೇಶ, ಕುಮಾರ್, ಗುತ್ತಿಗೆದಾರರಾದ ಶಿವರಾಜು, ಕಾಂಗ್ರೆಸ್ ಮುಖಂಡರಾದ ಪವನ್ ಲೋಕೇಶ್, ಶ್ರೀಕಾಂತ್ ಪಾಪು ಪ್ರಶಾಂತ್, ರಾಜು, ರವಿಚಂದ್ರ, ಮಂಜುಳಾ, ಶಾಂತಿ, ಮಂಗಳ, ಲೀಲಾವತಿ ಸಂದೀಪ್, ಕಾಂತಿಲಾಲ್, ನೌಕರ ಪ್ರವೀಣ್, ಹರೀಶ್ ಗೌಡ, ನಾಗೇಶ್ ಮಂಜಣ್ಣ, ನಂಜುಂಡಿ ಬಸವರಾಜಣ್ಣ, ಜಗದೀಶ್ ರಾಹುಲ್, ಹರ್ಷ, ನವೀನ್ ಅಧಿಕಾರಿಗಳಾದ ಮುಸ್ತಾಫ ಜಗದೀಶ್, ನಾಗರಾಜ್ ಉಪಸ್ಥಿತರಿದ್ದರು.

ಒಂದನೇ ಪುಟದಿಂದ

ಬರೋಬ್ಬರಿ 600 ಕೋಟಿ ಬಾಕಿ

ಅನೇಕ ಇಲಾಖೆಗಳು ಬಿಲ್ ಬಾಕಿ ಉಳಿಸಿಕೊಂಡು ಬಂದಿದ್ದು, ಜಿಲ್ಲಾ ಪಂಚಾಯತ್ ಇಲಾಖೆಯೂ 110 ಕೋಟಿ, ಕಾವೇರಿ ನೀರಾವರಿ ನಿಗಮ 112 ಕೋಟಿ ಮತ್ತು ಮಂಡ್ಯದ ಮೈಷುಗರ್ ಕಾರ್ಖಾನೆಯಿಂದ 40 ಕೋಟಿ ವಿದ್ಯುತ್ ಶುಲ್ಕವನ್ನು ಸೆಸ್ಕ್‌ಗೆ ಪಾವತಿಸಬೇಕಿದ್ದು, ನೂರು ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿಕೊಂಡಿರುವ ಇಲಾಖೆಗಳಿಂದ ಸೆಸ್ಕ್ ಬಾಕಿ ವಸೂಲಿಗೆ ಮುಂದಾದಾಗ ತಮಗೆ ಸರ್ಕಾರದಿಂದ ಅನುದಾನ ಬಂದಿಲ್ಲ, ಪತ್ರ ವ್ಯವಹಾರ ಮಾಡುತ್ತಿದ್ದೇವೆ ಎಂದು ನೆಪ ಹೇಳುತ್ತಿದ್ದಾರೆ. ಹಾಗೇ ಸಾರ್ವಜನಿಕ ಸಂಸ್ಥೆಗಳಾಗಿರುವ ಕಾರಣ ನಿರ್ದಾಕ್ಷಿಣ್ಯವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲೂ ಸಾಧ್ಯವಾಗುತ್ತಿಲ್ಲ ಎಂದು ಸೆಸ್ಕ್ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಇಲಾಖೆಗಳಲ್ಲದೇ ನಗರಾಭಿವೃದ್ಧಿ, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಒಳಾಡಳಿತ, ಕಂದಾಯ, ವಸತಿ, ಲೋಕೋಪಯೋಗಿ, ಕಾನೂನು, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನಾ, ಅರಣ್ಯ, ಪಿಎಸ್‌ಎಸ್‌ಕೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಆಹಾರ ಮತ್ತು ನಾಗರಿಕ ಸರಬರಾಜು, ಕ್ರೀಡಾ, ಅಬಕಾರಿ, ಮಾಹಿತಿ ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ, ಕಾರ್ಮಿಕ, ಸಾರಿಗೆ, ಅಲ್ಪಸಂಖ್ಯಾತರ ಕಲ್ಯಾಣ, ಸಣ್ಣ ನೀರಾವರಿ, ಮೂಲ ಸೌಕರ್ಯ ಅಭಿವೃದ್ಧಿ, ಗೃಹ, ಜವಳಿ ಇಲಾಖೆ ಸೇರಿದಂತೆ ಬಹಳಷ್ಟು ಇಲಾಖೆಗಳಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ ಒಟ್ಟು 600 ಕೋಟಿ ರೂ. ವಿದ್ಯುತ್ ಬಳಕೆ ಬಾಕಿ ಹಣ ಬರಬೇಕಾಗಿದೆ.

ಗೋಪಾಲಪುರದಲ್ಲಿ ಮಕ್ಕಳ ಗ್ರಾಮ ಸಭೆ



ಮೈಸೂರು, ಡಿ.4 ಮೈಸೂರು ತಾಲೂಕು ಗೋಪಾಲಪುರ ಗ್ರಾಮ ಪಂಚಾಯಿತಿ ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಗೋಪಾಲಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ "ಮಕ್ಕಳ ಗ್ರಾಮ ಸಭೆ'ಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಬಸವೇಗೌಡರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಸಂಯೋಜಕ ರಘು ಮಾತನಾಡಿ, ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆಯಲ್ಲಿ ಇರುವ ಕಾನೂನು ವ್ಯವಸ್ಥೆಗಳ ಕುರಿತು ಸುದೀರ್ಘವಾಗಿ ತಿಳಿಸಿದರು. ಮಕ್ಕಳು ಅವರ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯ ದುರಸ್ತಿ, ಪ್ರತ್ಯೇಕ ಶೌಚಾಲಯ, ಅಡುಗೆ ಕೊಠಡಿಗಳ ದುರಸ್ತಿ, ಕೂರಲು ಕೊಠಡಿಗಳ ಕೊರತೆ, ಶಾಲೆಗಳಿಗೆ ಸುಣ್ಣ ಬಣ್ಣ ಬಳಿಸುವುದು, ಕಾಂಪೌಂಡ್ ಒಳಗಡೆ ಗಿಡಗಳನ್ನು ಬೆಳೆಸುವುದು, ಚಾವಣಿ ರಿಪೇರಿ, ಶಾಲಾ ಕಾಂಪೌಂಡ್, ಕ್ರೀಡಾ ಸಾಮಗ್ರಿಗಳು, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಗ್ರಾಮದಲ್ಲಿರುವ ಚರಂಡಿಯ ಸಮಸ್ಯೆ, ಗೇಟ್ ನಿರ್ಮಿಸುವುದು, ಗ್ರಾಮದಲ್ಲಿ ಕುಡಿತದ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳುವುದಾಗಿ ಮತ್ತು ಮುಂದಿನ ಕ್ರಮಕ್ಕಾಗಿ ಸಂಬಂಧಪಟ್ಟ ಇಲಾಖೆಯವರಿಗೆ ಪತ್ರ ವ್ಯವಹಾರ ಮಾಡುವುದಾಗಿ ಮಕ್ಕಳಿಗೆ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನರಹರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಮಾತಾ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಭಾಗ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಮೂರ್ತಿ, ಸಿದ್ದಯ್ಯ, ಭಾಗ್ಯ, ರಾಜಮ್ಮ, ಮಾದೇವಸ್ವಾಮಿ, ಜಯಮ್ಮ, ಮಾಧುರಿ, ಸಣ್ಣಸ್ವಾಮಿ ನಾಯಕ, ಗುರುಸ್ವಾಮಿ, ಸಣ್ಣತಾಯಮ್ಮ, ಪವಿತ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಶಿಕುಮಾರ್, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಮೈಸೂರು, ಗೋಪಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗರ್ತಳ್ಳಿ, ದೇವಗಳ್ಳಿ, ಮುಳ್ಳೂರು, ಗೋಪಾಲಪುರ, ಅನಗಳ್ಳಿ, ತಿಬ್ಬಯ್ಯನುಂಡಿ, ಮೂಗನ ಹುಂಡಿ ಗ್ರಾಮದ ಆಯ್ದ ಮಕ್ಕಳು, ಶಿಕ್ಷಕರು ಉಪಸ್ಥಿತರಿದ್ದರು.

ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ವೈಜ್ಞಾನಿಕ ವಿಧಾನದಲ್ಲಿ ಕ್ರಮ ವಹಿಸಿ



ಮೈಸೂರು, ಡಿ.4–ಸಂಚಾರ ಪೊಲೀಸರು ಆಧುನಿಕ ತಂತ್ರಜ್ಞಾನ ಬಳಸಿ ವೈಜ್ಞಾನಿಕ ವಿಧಾನದ ಮೂಲಕ ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸುವಂತೆ ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ತಾವು ಬನ್ನೂರು ರಸ್ತೆಯ ಮೆಗಾ ಡೈರಿ ಹತ್ತಿರ ಇಳಿಜಾರು ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದಾಗ ಮರೆಯಲ್ಲಿ ನಿಂತಿದ್ದ ಪೊಲೀಸ್ ಸಿಬ್ಬಂದಿ ಇದ್ದಕ್ಕಿದ್ದಂತೆ ರಸ್ತೆಗಿಳಿದಿದ್ದರಿಂದ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರ ಗಾಬರಿಯಿಂದ ಏಕಾಏಕಿ ಯೂ ಟರ್ನ್ ತೆಗೆದುಕೊಂಡ. ಅದೃಷ್ಟವಶಾತ್ ಅಪಘಾತ ತಪ್ಪಿತು ಎಂಬ ಸ್ವಂತ ನಿದರ್ಶನದೊಂದಿಗೆ ಈ ರೀತಿಯ ಅವೈಜ್ಞಾನಿಕ ತಪಾಸಣೆಗೆ ಅವಕಾಶ ನೀಡದಂತೆ ಕೋರಿದ್ದಾರೆ.

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಕೇಸು ದಾಖಲಿಸುವುದು ಪೊಲೀಸರ ಕರ್ತವ್ಯವಾದರೂ ಅದು ಅಪಘಾತಗಳಿಗೆ ಕಾರಣವಾಗಬಾರದು. ಸಾಕಷ್ಟು ವೈಜ್ಞಾನಿಕ ವಿಧಾನಗಳಿದ್ದರೂ ಮರದ ಮರೆಯಲ್ಲಿ ಅವಿತುಕೊಂಡು ದುತ್ತನೆ ಪ್ರತ್ಯಕ್ಷವಾಗಿ ಕಾರ್ಯಾಚರಣೆ ನಡೆಸುವುದು ಸೂಕ್ತ ಹಾಗೂ ಸುರಕ್ಷತೆ ಕ್ರಮವಲ್ಲ. ಬೆಂಗಳೂರು ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆಗೆ ಮಾತ್ರ ಬ್ಯಾರಿಕೇಡ್ ಅಳವಡಿಸುತ್ತಾರೆ. ಉಳಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡುತ್ತಿದ್ದಾರೆ. ಮೈಸೂರಲ್ಲೂ ಇದು ಜಾರಿಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಆಕರ್ಷಣೆ, ಅನುಕರಣೆ, ಆಸಕ್ತಿ, ಆಹಾರದ ವಿಚಾರದಲ್ಲಿ ಎಚ್ಚರಿಕೆ ವಹಿಸುವುದು ಅವಶ್ಯ

● ಬೆಂಗಳೂರು ಆಯುರ್ವೇದ ತಜ್ಞ ಡಾ.ಅಬ್ದುಲ್ ಖಾದರ್ ವಿದ್ಯಾರ್ಥಿಗಳಿಗೆ ಸಲಹೆ ● ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ರಾಜ್ಯೋತ್ಸವ, ಸುವರ್ಣ ಸಂಭ್ರಮ



ಮೈಸೂರು, ಡಿ.4. ಆಕರ್ಷಣೆ, ಅನುಕರಣೆ, ಆಸಕ್ತಿ, ಆಹಾರದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಬೆಂಗಳೂರಿನ ಆಯುರ್ವೇದ ತಜ್ಞ ಡಾ. ಅಬ್ದುಲ್ ಖಾದರ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ನಗರದ ವಾಲ್ಮೀಕಿ ರಸ್ತೆಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಬುಧವಾರ ಕನ್ನಡ ವಿಭಾಗವು ಐಕ್ಯುಎಸಿ ಮತ್ತು ಜನಪರ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ–50ರ ಕರ್ನಾಟಕ ಸಂಭ್ರಮದಲ್ಲಿ ಅವರು ಪ್ರಧಾನ ಭಾಷಣ ಮಾಡಿ, ನಾವೆಲ್ಲಾ ಇಂಗ್ಲಿಷ್‌ಗೆ ಮಾರು ಹೋಗಿದ್ದೇವೆ. ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆ ಮಾಡುತ್ತಿದ್ದೇವೆ. ಅದರಿಂದ ಹೊರಬರಲು ಆಗುತ್ತಿಲ್ಲ ಎಂದು ವಿಷಾದಿಸಿದರು.

ಇಂಗ್ಲಿಷ್ ಬಗ್ಗೆ ಆಕರ್ಷಣೆ ಇರುವುದರಿಂದ ಕನ್ನಡದಲ್ಲಿ ಮಾತನಾಡಿದರೆ ಕೀಳರಿಮೆ ಎಂದು ಭಾವಿಸುತ್ತೇವೆ. ಇದು ಕನ್ನಡ ಕುಗ್ಗಲು ಕಾರಣವಾಗಿದೆ. ಇದರ ಬದಲು ಪ್ರೀತಿಯಿಂದ ಕನ್ನಡ ಬಳಸಿ ಹಾಗೂ ಬೆಳೆಸಿ ಎಂದು ಕರೆ ನೀಡಿದರು.

ಕನ್ನಡ, ಅಕ್ಕ ಸೇರಿದಂತೆ ವಿದೇಶಗಳಲ್ಲಿ ನಡೆಯುವ ವಿವಿಧ ಸಮ್ಮೇಳನಗಳಲ್ಲಿ ಭಾಗವಹಿಸುವ ಶಕ್ತಿ ನೀಡಿದೆ. ಆದ್ದರಿಂದ ಕನ್ನಡವನ್ನು ಯಾರೂ ನಿರ್ಲಕ್ಷ್ಯ ಮಾಡಬೇಡಿ ಎಂದು ಅವರು ಮನವಿ ಮಾಡಿದರು.

ಸಕಾರಾತ್ಮಕವಾದುದನ್ನು ಮಾತ್ರ ಅನುಕರಣೆ ಮಾಡಬೇಕು. ಸಾಮಾಜಿಕ ಕಳಕಳಿ ಹೊಂದಿರಬೇಕು. ಓದು, ಉದ್ಯೋಗದ ಬಗ್ಗೆ ಆಸಕ್ತಿ ಇರಬೇಕು. ರಾಮಾಯಣ, ಮಹಾಭಾರತ ಸೇರಿದಂತೆ ದಾರ್ಶನಿಕರು, ಕವಿಗಳು ಹೇಳಿರುವ ವಿಚಾರಗಳನ್ನು ಅರ್ಥ ಮಾಡಿಕೊಳ್ಳಬೇಕು. ಸದಾ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದಬೇಕು ಎಂದರು.

ನಮ್ಮ ಸಾಂಸ್ಕೃತಿಕ ಹಾಗೂ ಸಂಸ್ಕಾರದ ಪರಿಸರದಿಂದ ಆರೋಗ್ಯ ನಿರ್ಧಾರವಾಗುತ್ತದೆ. ಜಂಕ್ ಫುಡ್‌ನಿಂದ ದೂರವಿರಿ. ಸದಾ ತಾಳ್ಮೆಯಿಂದ ಇದ್ದು, ಮಾನಸಿಕ ಸಮತೋಲನ ಕಾಪಾಡಿಕೊಳ್ಳಿ, ಆತ್ಮಹತ್ಯೆಯಂತಹ ನಿರ್ಧಾರಗಳಿಂದ ದೂರವಿರಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಕನ್ನಡ ಅನ್ನದ ಭಾಷೆಯಾಗಬೇಕು. ಶಾಸ್ತ್ರೀಯ ಸ್ಥಾನಮಾನದ ಸದುಪಯೋಗ ಆಗಬೇಕು. ಕೇಂದ್ರದಿಂದ ಹೆಚ್ಚಿನ ಅನುದಾನ ಪಡೆದುಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಅಹಲ್ಯಾಬಾಯಿ ಹೋಳ್ಕರ್ ಪತ್ತಿನ ಮಹಿಳಾ ಸಹಕಾರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷೆ ಕೆ.ಆರ್.ಪ್ರಭಾವತಿ ಮಾತನಾಡಿ, ರಾಜ್ಯದಲ್ಲಿರುವ ಅಂತಾರಾಷ್ಟ್ರೀಯ ಶಾಲೆಗಳು ಸೇರಿದಂತೆ ಎಲ್ಲೆಡೆ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಸಿಗುವಂತೆ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಪ್ರಾಂಶುಪಾಲೆ ಡಾ.ನಳಿನಿ ಮಾತನಾಡಿ, ಮಕ್ಕಳಿಗೆ ಮನೆಯಿಂದಲೇ ಕನ್ನಡ ಕಲಿಸಬೇಕು. ಅವಶ್ಯಕತೆ ಇರುವ ಕಡೆಯಲ್ಲಿ ಕನ್ನಡವನ್ನೇ ಬಳಸಬೇಕು. ಕನ್ನಡಿಗರು ಇನ್ನೊಬ್ಬರ ಮುಂದೆ ಕನ್ನಡ ಉಳಿಸಿ ಎಂದು ಕೈಚಾಚುವ ಪರಿಸ್ಥಿತಿ ಬರಬಾರದು ಎಂದರು.

ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಆರಾಧ್ಯ ಲಲಿತಕಲಾ ಅಕಾಡೆಮಿಯ ಅಧ್ಯಕ್ಷೆ ಹಾಗೂ ಅಂತಾರಾಷ್ಟ್ರೀಯ ನೃತ್ಯಗಾರ್ತಿ ಕೆ. ಉಮಾ ಮಹೇಶ್ವರಿ ನೃತ್ಯ ಪ್ರದರ್ಶನ ನೀಡಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಇ. ಗೋವಿಂದೇಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು. ಐಕ್ಯುಏಸಿ ಸಂಚಾಲಕ ಡಾ.ವಿ.ಮಂಜುನಾಥ್ ಇದ್ದರು. ಜನಪರ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಂ. ಮಹೇಶ್ ಚಿಕ್ಕಲ್ಲೂರು ನಿರೂಪಿಸಿದರು. ಡಾ.ನಾಗರಾಜು ಸ್ವಾಗತಿಸಿದರು. ಡಾ.ಸುಜಾತಾ ವಂದಿಸಿದರು. ಖ್ಯಾತ ಗಾಯಕ ಮಹಾಲಿಂಗು ಗೀತಗಾಯನ ನಡೆಸಿಕೊಟ್ಟರು.

ಸರ್ಕಾರದಿಂದ ವಿಕಲಚೇತನರಿಗೆ ಎಲ್ಲಾ ರೀತಿಯ ಸೌಲಭ್ಯ

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ ಮಾಹಿತಿ



ಕೆ.ಆರ್.ನಗರ, ಡಿ.4– ಅನುಕಂಪ ತೋರುವ ಬದಲು ಅವಕಾಶ ನೀಡುವ ಉದ್ದೇಶದಿಂದ ಸರ್ಕಾರ ವಿಕಲಚೇತನ ಮಕ್ಕಳಿಗೆ ಎಲ್ಲಾ ರೀತಿಯ ಸೌಲಭ್ಯ ನೀಡುತ್ತಿದೆ ಎಂದು ವಿಕಲಚೇತನ ಮಕ್ಕಳು ಮತ್ತು ಪೋಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಕೃಷ್ಣಪ್ಪ ಮಾಹಿತಿ ನೀಡಿದರು.

ಪಟ್ಟಣದ ಶಿಕ್ಷಕರ ಭವನದಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿ ವರೆಗೆ ಎಲ್ಲಾ ರೀತಿಯ ಸಹಕಾರ, ಸವಲತ್ತುಗಳನ್ನು ನೀಡುವ ಜೊತೆಗೆ ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪೋಷಿಯಿಂದ ಹಿಡಿದು ಉತ್ತೀರ್ಣರಾಗುವವರೆಗೂ ಹಿಂದುಳಿದ ವಿದ್ಯಾರ್ಥಿಗಳನ್ನು ಸಹ ಮುಂದುವರಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ವಿಕಲಚೇತನ ಮಕ್ಕಳನ್ನು ಪೋಷಕರು ಮತ್ತು ಶಿಕ್ಷಕರು ಹೆಚ್ಚು ಮುತುವರ್ಜಿ ವಹಿಸಿ ಬೆಳೆಸುವ ಮೂಲಕ ಅವರಿಗೆ ಅಗತ್ಯ ಸಲಹೆಗಳನ್ನು ನೀಡುವ ಜೊತೆಗೆ ವಿದ್ಯಾರ್ಥಿ ಮನದೊಳಗಿನ ವಿಷಯ ತಿಳಿದು ಶಿಕ್ಷಣ ನೀಡಬೇಕಾದಂತಹ ಅಗತ್ಯವಿದೆ ಎಂದು ತಿಳಿಸಿದರು.

ತಾಲೂಕು ಆರೋಗ್ಯ ಆಡಳಿತಾಧಿಕಾರಿ ನಟರಾಜ್ ಮಾತನಾಡಿ, ಪೋಷಕರು, ಶಿಕ್ಷಕರ ಜೊತೆಗೆ ಸಾರ್ವಜನಿಕರು ಸಹ ವಿಕಲಚೇತನ ಮಕ್ಕಳನ್ನು ಕೀಳಾಗಿ ನೋಡದೆ ತಮ್ಮ ಮಕ್ಕಳನ್ನು ನೋಡುವ ರೀತಿ ನೋಡಿ ಪ್ರೋತ್ಸಾಹಿಸಿದಾಗ ಮಾತ್ರ ವಿಕಲಚೇತನ ಮಕ್ಕಳು ತಮ್ಮ ದೌರ್ಬಲ್ಯ ಮರೆತು ಎಲ್ಲರಂತೆ ತಾವೂ ಸಹ ಆರೋಗ್ಯದಿಂದ ಇರುವಂತೆ ಭಾವಿಸುತ್ತಾರೆ ಎಂದರು.

ತಾಲೂಕಿನ ಪ್ರತಿ ಶಾಲೆಯ ವಿಕಲಚೇತನ ಮಕ್ಕಳನ್ನು ತಿಂಗಳಿಗೆ 2 ಬಾರಿ ತಾಲೂಕು ಮಟ್ಟದ ವೈದ್ಯರು ಮತ್ತು ಸಿಬ್ಬಂದಿ ಪರೀಕ್ಷಿಸಿ ಚಿಕಿತ್ಸೆ ನೀಡುತ್ತಾರೆ. ಅಗತ್ಯವಿದ್ದಲ್ಲಿ ಶಾಲಾ ಶಿಕ್ಷಕರು ತಾಲೂಕು ಆಸ್ಪತ್ರೆಗೆ ಬಂದು ಮಕ್ಕಳನ್ನು ತೋರಿಸುವ ಮೂಲಕ ಚಿಕಿತ್ಸೆ ಕೊಡಿಸಬಹುದಾಗಿದೆ. ಅಗತ್ಯ ಬಿದ್ದಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುವುದು ಎಂದರು.

ಕಾರ್ಯಕ್ರಮ ಉದ್ದೇಶಿಸಿ ಸಿಡಿಪಿಓ ಅಣ್ಣಯ್ಯ, ಕ್ಷೇತ್ರ ಸಮನ್ವಯಾಧಿಕಾರಿ ವೆಂಕಟೇಶ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಡಾ.ರಮೇಶ್, ಒಕ್ಕಲಿಗ ನೌಕರರ ಸ್ನೇಹ ಬಳಗದ ಅಧ್ಯಕ್ಷ ಶಂಕರೇಗೌಡ, ವಿಕಲಚೇತನ ಸಮನ್ವಯಾಧಿಕಾರಿ ಕೆ.ಎಲ್.ಹೇಮಂತ್ ಮಾತನಾಡಿದರು.

ವೇದಿಕೆಯಲ್ಲಿ ಬಿಐಇ ಆರ್‌ಟಿ ಪ್ರೇಮ, ನಾಗರಾಜ್, ರಾಜ್ಯ ಸರ್ಕಾರಿ ನೌಕರರ ಸಂಘದ ಪರಿಸರ ಸದಸ್ಯ ರಮೇಶ್, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಕುಮಾರೇಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಧುಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದ್, ಸಿಆರ್‌ಪಿಗಳಾದ ಈಶ್ವರ್, ಸುಬ್ಬು ರಾಮನ್, ಶಿಕ್ಷಕರ ಸಂಘದ ಕಾರ್ಯದರ್ಶಿ ಪ್ರಸನ್ನ, ಗೌರವಾಧ್ಯಕ್ಷ ರಾಜಶೇಖರ್ ಸೇರಿದಂತೆ ವಿಕಲಚೇತನ ಮಕ್ಕಳು, ಪೋಷಕರು, ಶಿಕ್ಷಕರು ಹಾಜರಿದ್ದರು.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ ಚಿತ್ರಮಂದಿರ	**(ದೂ: 2521923)**
ಭಗವಾನ್ ಕೇಸರಿ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	**(ದೂ: 2422871)**
ಬ್ಯಾಡ್ ಮ್ಯಾನರ್ಸ್ (ಕ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	**(ದೂ: 2497199)**
ತೇಜಸ್ (ಹಿಂದಿ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	**(ಮೊ:9900820093)**
ಮಹಾವೀರನ್ (ತ)	4 ಪ್ರದರ್ಶನಗಳು
ಗಾಯಿತ್ರಿ	
ಅನಿಮಲ್ (ಹಿಂ)	2 ಪ್ರದರ್ಶನಗಳು
ರಾಜಕಮಲ್	
ಅನ್ನಪೂರ್ಣೆ (ತ)	4 ಪ್ರದರ್ಶನಗಳು
ಸಂಗಂ	
ಅನಿಮಲ್ (ಕ)	4 ಪ್ರದರ್ಶನಗಳು
ಲಿಡೋ	
ಶುಗರ್‌ಫ್ಯಾಕ್ಟರಿ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
ಭಗವಾನ್ ಕೇಸರಿ (ತೆ)	4 ಪ್ರದರ್ಶನಗಳು
ಪ್ರಭಾ	
ರಾಖಿ (ಕ)	4 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್

ದೂ : 4240422/4241800

ಸ್ಕ್ರೀನ್ 1	ಶುಗರ್ ಫ್ಯಾಕ್ಟರಿ (ಕ): ಮ.1.25ಕ್ಕೆ, ಸಂ.4.15ಕ್ಕೆ, ನೆಪೋಲಿಯನ್ (ಇಂ): ರಾ.7ಕ್ಕೆ, ರಾ.10.05ಕ್ಕೆ
ಸ್ಕ್ರೀನ್ 2	ಬ್ಯಾಡ್ ಮ್ಯಾನರ್ಸ್ (ಕ): ಬೆ.10.45ಕ್ಕೆ, ಸಂ.4.30ಕ್ಕೆ, ರಾ.7.15ಕ್ಕೆ, ಸಪ್ತ ಸಾಗರದಾಚೆ ಎಲ್ಲೋ ಸೈಡ್–ಬಿ (ಕ): ಮ.1.20ಕ್ಕೆ, ಕಾಥಲ್ ದಿ ಕೋರ್ (ಮ): ರಾ.9.55ಕ್ಕೆ.
ಸ್ಕ್ರೀನ್ 3	ಕಾಥಲ್ ದಿ ಕೋರ್ (ಮ): ಬೆ.10.45ಕ್ಕೆ, ಫರ್ರಿ (ಹಿಂ): ಮ.1.05ಕ್ಕೆ, ವಿಶ್ (3ಡಿ) (ಇಂ): ಮ.3.20ಕ್ಕೆ, ಸಂ.5.25ಕ್ಕೆ, ಸ್ವಾತಿ ಮುತ್ತಿನ ಮಳೆ ಹನಿಯೇ (ಕ): ರಾ.7.30ಕ್ಕೆ, ಸಪ್ತ ಸಾಗರದಾಚೆ ಎಲ್ಲೋ ಸೈಡ್–ಬಿ (ಕ): ರಾ.9.45ಕ್ಕೆ.
ಸ್ಕ್ರೀನ್ 4	ಸಪ್ತ ಸಾಗರದಾಚೆ ಎಲ್ಲೋ 2 (ಕ): ಬೆ.10.20ಕ್ಕೆ, ಸಂ.4.05ಕ್ಕೆ, ರಾ.7ಕ್ಕೆ, ಬ್ಯಾಡ್ ಮ್ಯಾನರ್ಸ್ (ಕ): ಮ.1.30ಕ್ಕೆ, ರಾ.9.55ಕ್ಕೆ.

ಐನಾಕ್ಸ್ ಮೂವೀಸ್

INOX LIVE THE MOVIE

ದೂ : 2533444 / 2433456

ಸ್ಕ್ರೀನ್ 1	ಅನಿಮಲ್ (ಹಿಂ): ಬೆ.10.15ಕ್ಕೆ, ಮ.2.20ಕ್ಕೆ, ಸಂ.6.25ಕ್ಕೆ, ರಾ.10.30ಕ್ಕೆ.
ಸ್ಕ್ರೀನ್ 2	ಅನಿಮಲ್ (ಹಿಂ): ಬೆ.9.45ಕ್ಕೆ, ಮ.1.50ಕ್ಕೆ, ಸಂ.5.55ಕ್ಕೆ, ರಾ.10.30ಕ್ಕೆ.
ಸ್ಕ್ರೀನ್ 3	ಸ್ಯಾಮ್ ಬಹದ್ದೂರ್ (ಹಿಂ): ಬೆ.9.25ಕ್ಕೆ, ಮ.12.40ಕ್ಕೆ, ರಾ.7.05ಕ್ಕೆ, ರಾ.10.20ಕ್ಕೆ, ಸಪ್ತ ಸಾಗರದಾಚೆ ಎಲ್ಲೋ ಸೈಡ್–ಬಿ (ಕ): ಮ.3.55ಕ್ಕೆ.
ಸ್ಕ್ರೀನ್ 4	ಅನಿಮಲ್ (ಹಿಂ): ಬೆ.8.05ಕ್ಕೆ, ಮ.12.10ಕ್ಕೆ, ಅರ್ಧಂ ಬರ್ಧ ಪ್ರೇಮ ಕಥೆ (ಕ): ಸಂ.4.15ಕ್ಕೆ, ಬ್ಯಾಡ್ ಮ್ಯಾನರ್ಸ್ (ಕ): ರಾ.7.10ಕ್ಕೆ, ಪಾರ್ಕಿಂಗ್ (ತ): ರಾ.10ಕ್ಕೆ.

ಮೈಸೂರು ವಿಷನ್ ಸಿನಿಮಾ

ದೂ : 0821–2973519

ಸ್ಕ್ರೀನ್ 1	ದಿ ವೆಕೆಂಟ್ ಹೌಸ್ (ಕ): ಬೆ.11ಕ್ಕೆ, ಸಂ.4.10ಕ್ಕೆ, ರಾಜಯೋಗ (ಕ): ಮ.1.05ಕ್ಕೆ, ಸಂ.6.15ಕ್ಕೆ, ಟಗರುಪಲ್ಯ (ಕ): ರಾ.9.15ಕ್ಕೆ.
ಸ್ಕ್ರೀನ್ 2	ಸಪ್ತ ಸಾಗರದಾಚೆ ಎಲ್ಲೋ 2 (ಕ): ಬೆ.10ಕ್ಕೆ, ಮ.1.15ಕ್ಕೆ, ರಾ.7.30ಕ್ಕೆ, ಟೈಗರ್ 3 (ಹಿಂ): ಸಂ.4.20ಕ್ಕೆ.
ಸ್ಕ್ರೀನ್ 3	ಟೈಗರ್ 3(ಹಿಂ): ಬೆ.11ಕ್ಕೆ, ಸಪ್ತ ಸಾಗರದಾಚೆ ಎಲ್ಲೋ 2 (ಕ): ಮ.3.45ಕ್ಕೆ, ಸಂ.6.35ಕ್ಕೆ, ರಾ.9.30ಕ್ಕೆ.
ಸ್ಕ್ರೀನ್ 4	ಟಗರುಪಲ್ಯ (ಕ): ಬೆ.10.30ಕ್ಕೆ, ಸಂ.4.10ಕ್ಕೆ, ಸಂ.6.50ಕ್ಕೆ, ಟೈಗರ್ 3 (ಹಿಂ): ಮ.1.05ಕ್ಕೆ, ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್

ಮೊ.ನಂ: 8951357139

ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ಫೋಸ್ಟ್ (ಕ): ಬೆ.9ಕ್ಕೆ, ಬೆ.10.20ಕ್ಕೆ, ಮ.1.15ಕ್ಕೆ, ಮ.3.20ಕ್ಕೆ, ರಾ.7.35ಕ್ಕೆ, ರಾ.9.45ಕ್ಕೆ, ರಾ.10.30ಕ್ಕೆ, **12th ಫೇಲ್ (ಹಿಂ):** ಮ.3.50ಕ್ಕೆ, **ಭಗವಂತ್ ಕೇಸರಿ (ತೆ):** ರಾ.7.05ಕ್ಕೆ, **ಗಣಪತ್: ಎ ಹೀರೋ (ಹಿಂ):** ಸಂ.4.10ಕ್ಕೆ, **ಕಿಲ್ಲರ್ಸ್ ಆಫ್ ಫ್ಲವರ್ ಮೂನ್ (ಇಂ):** ಬೆ.10ಕ್ಕೆ, ಮ.2.05ಕ್ಕೆ, ಸಂ.6.10ಕ್ಕೆ, ರಾ.10.15ಕ್ಕೆ, **ಲಿಯೋ (ಕ):** ಮ.12.45ಕ್ಕೆ, **ಲಿಯೋ (ತ):** ಬೆ.11.55ಕ್ಕೆ, ಸಂ.4.10ಕ್ಕೆ, ಸಂ.6.15ಕ್ಕೆ, ರಾ.9.40ಕ್ಕೆ, ರಾ.10.30ಕ್ಕೆ, **ಮುಜಿಬ್ ದಿ ಮೇಕಿಂಗ್ ಆಫ್ ಎ ನೇಷನ್ (ಹಿಂ):** ರಾ.10ಕ್ಕೆ, **ಟಗರುಪಲ್ಯ (ಕ):** ಮ.1ಕ್ಕೆ, ರಾ.7ಕ್ಕೆ, **ತೇಜಸ್ (ಹಿಂ):** ಬೆ.11.05ಕ್ಕೆ, ಮ.1.45ಕ್ಕೆ, ಸಂ.4.25ಕ್ಕೆ, ರಾ.7.05ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಮೆದುಳು ಜ್ವರ ನಿಯಂತ್ರಣ ಬಗ್ಗೆ ಕಾರ್ಯಾಗಾರ




ಹೆಚ್.ಡಿ.ಕೋಟೆ, ಡಿ.4– ಮೆದುಳು ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆ ಇದು ಸೋಂಕು ತಗುಲಿದ ಕ್ಯುಲೆಕ್ಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ತಿಳಿಸಿದರು.

ಪಟ್ಟಣದ ತಾಪಂ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಡಿವಿಬಿಡಿಸಿಪಿ ಮೈಸೂರು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ತಾಪಂ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ, ಹೆಚ್.ಡಿ.ಕೋಟೆಯ ಎಲ್ಲಾ ಪಿಡಿಓಗಳಿಗಾಗಿ ಮೆದುಳು ಜ್ವರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಮೆದುಳು ಜ್ವರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳು ಮತ್ತು ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.

ಮೆದುಳು ಜ್ವರ ಸೋಂಕು ತಗುಲಿದ ಕ್ಯುಲೆಕ್ಸ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ವಿಪರೀತ ಜ್ವರ, ತಲೆನೋವು, ಕತ್ತು ಬಿಗಿತ, ನಡುಕ ಈ ರೋಗದ ಲಕ್ಷಣಗಳಾಗಿವೆ. ಈ ರೋಗಕ್ಕೆ ಯಾವುದೇ ಚಿಕಿತ್ಸೆ, ಔಷಧ ಇಲ್ಲ. 1 ರಿಂದ 15 ವರ್ಷದ ಮಕ್ಕಳಿಗೆ ಆಯ್ದ ಜಿಲ್ಲೆಗಳಲ್ಲಿ ಲಸಿಕೆ ನೀಡಲಾಗುತ್ತದೆ ಎಂದರು.

ಕ್ಯುಲೆಕ್ಸ್ ಸೊಳ್ಳೆಗಳ ಉತ್ಪತ್ತಿ ಮತ್ತು ಕಚ್ಚುವಿಕೆಯನ್ನು ತಡೆಗಟ್ಟುವುದು. ಈ ರೋಗ ಹರಡಲು ಮುಖ್ಯಕಾರಣ ಹಂದಿಗಳು ಹೀಗಾಗಿ ಹಂದಿ ಗೂಡುಗಳನ್ನು ಜನ ಸಂಪರ್ಕದಿಂದ 4ರಿಂದ 5 ಕಿಮೀ ದೂರ ವಿಡುವುದು. ಮಲಗುವಾಗ ಸೊಳ್ಳೆ ಪರದೆ ಹಾಗೂ ಸಂಜೆ ವೇಳೆ ಮೈ ತುಂಬಾ ಬಟ್ಟೆ ಧರಿಸಿ ಓಡಾಡುವುದು. ಸೊಳ್ಳೆ ನಿರೋಧಕ ಬಳಸುವುದರಿಂದ ಈ ರೋಗ ನಿಯಂತ್ರಿಸಬಹುದು. ಇದೇ ವೇಳೆ ಆರೋಗ್ಯ ಇಲಾಖೆ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡುವಂತೆ ಮನವಿ ಮಾಡಲಾಯಿತು. ಕಾರ್ಯಾಗಾರದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿ ಧರಣೇಶ್, ರಘುನಾಥ್, ಆರೋಗ್ಯ ಇಲಾಖೆಯ ನಾಗೇಂದ್ರ, ಪ್ರತಾಪ್ ಇತರೆ ಸಿಬ್ಬಂದಿ ಹಾಜರಾಗಿದ್ದರು.

ವಿಜೃಂಭಣೆಯ ಶ್ರೀ ಮಹದೇಶ್ವರಸ್ವಾಮಿ ಉತ್ಸವ



ತಿ.ನರಸೀಪುರ: ತಾಲೂಕಿನ ಚೌಹಳ್ಳಿ ಗ್ರಾಮದಲ್ಲಿ 22ನೇ ವರ್ಷದ ಶ್ರೀಮಹದೇಶ್ವರಸ್ವಾಮಿ ಉತ್ಸವ ವಿಜೃಂಭಣೆಯಿಂದ ನೆರವೇರಿತು.

ಕಾರ್ತಿಕ ಮಾಸದ ಅಂಗವಾಗಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಹುಲಿ ವಾಹನೋತ್ಸವ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಈ ವೇಳೆ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ದೇವಾಲಯದ ವತಿಯಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ವೇಳೆ ದೇವಸ್ಥಾನದ ಪ್ರಧಾನ ಅರ್ಚಕ ರೇವಣ್ಣ, ಹೆಚ್.ಎಂ.ಮಾದಯ್ಯ, ತಾಪಂ ಮಾಜಿ ಉಪಾಧ್ಯಕ್ಷ ಹಲಗೇಶ್, ಮಲೆ ಮಹದೇಶ್ವರ ಬೆಟ್ಟದ ಪ್ರಧಾನ ಅರ್ಚಕ ಪುಟ್ಟಸ್ವಾಮಿ, ಶನೇಶ್ವರ ದೇವಸ್ಥಾನದ ಅರ್ಚಕ ಶಿವಣ್ಣ, ಗ್ರಾಪಂ ಮಾಜಿ ಉಪಾಧ್ಯಕ್ಷ ಮರಿಸ್ವಾಮಿ, ಗುರುಮಲ್ಲೇಗೌಡ, ಕುಮಾರ್, ಚೌಹಳ್ಳಿ ಮಲ್ಲೇಶ್, ಮಹದೇವ, ಮನುಕುಮಾರ್, ಶ್ರೀಅಯ್ಯಪ್ಪಸ್ವಾಮಿ ಭಕ್ತ ಮಂಡಳಿ ಎಲ್ಲಾ ಯುವಕರು ಹಾಗೂ ಕ್ರಾಂತಿವೀರ ಸಂಗೊಳ್ಳಿ ಯುವಕರ ಸಂಘ ಮತ್ತು ಜೈ ಭೀಮ್ ಯುವಕರ ಬಳಗ, ಬಸವೇಶ್ವರ ಯುವಕರ ಮಿತ್ರ ಮಂಡಳಿ ಸದಸ್ಯರು, ಚೌಹಳ್ಳಿಯ ಎಲ್ಲಾ ಸಮಾಜದ ಯಜಮಾನರು ಸೇರಿದಂತೆ ಭಕ್ತರು ಹಾಜರಿದ್ದರು.

ಹುಣಸೂರು ಹಿಂದಿನ ಪೌರಾಯುಕ್ತರ ವಿರುದ್ಧ ಇಲಾಖಾ ತನಿಖೆ ಆರಂಭ

ಹುಣಸೂರು, ಡಿ.4– ಹುಣಸೂರು ನಗರಸಭೆಯ ಹಿಂದಿನ ಪೌರಾಯುಕ್ತ ಸುಜಯ್ ಕುಮಾರ್ ಅಧಿಕಾರವಧಿಯಲ್ಲಿ ನಡೆದಿರುವ ಕಾನೂನುಬಾಹಿರ ಚಟುವಟಿಕೆಗಳಿಂದ ನಗರಸಭೆ ಹಾಗೂ ಸರ್ಕಾರಕ್ಕೆ ಆರ್ಥಿಕ ನಷ್ಟವಾಗಿರುವ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ನೀಡಿದ ಆದೇಶದ ಮೇರೆಗೆ ಸೋಮವಾರ ಹುಣಸೂರು ಉಪ ವಿಭಾಗಾಧಿಕಾರಿ ಕಚೇರಿ ವತಿಯಿಂದ ತಹಸೀಲ್ದಾರ್ ಯಧುಗಿರೀಶ್ ನೇತೃತ್ವದ ತಂಡ ನಗರಸಭೆಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದೆ.

ಹುಣಸೂರು ನಗರಸಭೆಯ ಈ ಹಿಂದಿನ ಪೌರಾಯುಕ್ತ ಸುಜಯ್ ಕುಮಾರ್ ಅಧಿಕಾರವಧಿಯಲ್ಲಿ ನಗರಸಭೆಯಲ್ಲಿ 150ಕ್ಕೂ ಹೆಚ್ಚು ಅಕ್ರಮ ಆಸ್ತಿಗಳಿಗೆ ನಮೂನೆ–3 ನೀಡಿದ್ದು ಸೇರಿದಂತೆ ಒಟ್ಟು 800ಕ್ಕೂ ಹೆಚ್ಚು ಅಕ್ರಮ ಖಾತೆಗಳಾಗಿರುವ ಬಗ್ಗೆ ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್, ಕಳೆದ ಅ.4ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹುಣಸೂರು ನಗರಸಭೆ ಈ ಹಿಂದಿನ ಪೌರಾಯುಕ್ತ ಸುಜಯ್‌ಕುಮಾರ್ ಅಧಿಕಾರವಧಿಯಲ್ಲಿ ನಡೆದಿರುವ ಅಧಿಕಾರ ದುರುಪಯೋಗ ಹಾಗೂ ಕಾನೂನುಬಾಹಿರ ಚಟುವಟಿಕೆಯಿಂದ ನಗರಸಭೆಗೆ ಹಾಗೂ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ಬಗ್ಗೆ ತನಿಖೆ ಮಾಡಿ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಿದ್ದರು. ಈ ಸಂಬಂಧ ಉಪ ವಿಭಾಗಾಧಿಕಾರಿಗಳ ಕಚೇರಿಯ ಗ್ರೇಡ್–2 ತಹಸೀಲ್ದಾರ್ ಯಧುಗಿರೀಶ್ ಮತ್ತು ತಂಡ ನಗರಸಭೆಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿ, ವಶಪಡಿಸಿಕೊಂಡಿದ್ದಾರೆ.

ನಾಳೆ 13 ವಾಹನಗಳ ಹರಾಜು

ಹೆಚ್.ಡಿ.ಕೋಟೆ, ಡಿ.4– ತಾಲೂಕಿನ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ವಿವಿಧ ಅಬಕಾರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡು ಮುಟ್ಟುಗೋಲು ಹಾಕಿಕೊಂಡಿರುವ 13 ವಾಹನಗಳನ್ನು ಡಿ.6 ರಂದು ಬೆಳಗ್ಗೆ 11 ಗಂಟೆಗೆ ಹೆಚ್.ಡಿ.ಕೋಟೆ ವಲಯದ ಕಚೇರಿ ಆವರಣದಲ್ಲಿ ಹರಾಜು ಹಾಕಲಾಗುವುದು ಎಂದು ಹೆಚ್.ಡಿ. ಕೋಟೆ ಅಬಕಾರಿ ನಿರೀಕ್ಷಕ ಶಿವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿರತೆ ದಾಳಿಗೆ 3 ಕುರಿ ಬಲಿ



ಮಲ್ಕುಂಡಿ, ಡಿ.4 – ಚಿರತೆ ದಾಳಿಗೆ ಮೂರು ಕುರಿಗಳು ಬಲಿಯಾಗಿರುವ ಘಟನೆ ಸಮೀಪದ ಹಾಡ್ಯ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ನಾಗೇಶ್ ಎಂಬುವರಿಗೆ ಸೇರಿದ ಕುರಿಗಳು ಸಾವನ್ನಪ್ಪಿರುವುದು. ನಾಗೇಶ್ ತಮ್ಮ ಜಮೀನಿನಲ್ಲಿ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಚಿರತೆ ಮೂರು ಕುರಿಗಳನ್ನು ಬಲಿ ಪಡೆದಿದೆ. ಈ ವೇಳೆ ಸಾರ್ವಜನಿಕರ ಚೀರಾಟದಿಂದ ಗಾಬರಿಗೊಂಡ ಚಿರತೆ ಪರಾರಿಯಾಗಿದೆ. ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಹಾಡಹಗಲೇ ರೈತರ ಸಾಕುಪ್ರಾಣಿಗಳನ್ನು ಬಲಿ ಪಡೆದಿದೆ. ಇತ್ತೀಚಿನ ದಿನಗಳಲ್ಲಿ ಹುಲಿ, ಚಿರತೆ ಹಾವಳಿಯಿಂದ ರೈತರು ತಮ್ಮ ಜಮೀನುಗಳಲ್ಲಿ ಕೆಲಸ ಮಾಡಲು ಭಯಗೊಂಡಿದ್ದಾರೆ. ಹೀಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಚಿರತೆ ಸೆರೆಗೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಬೈಕ್‌ಗೆ ಕಂಟೈನರ್ ಡಿಕ್ಕಿ: ಸವಾರ ಸಾವು

ನಂಜನಗೂಡು: ಬೈಕ್‌ಗೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಸೋಮವಾರ ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ನಗರದ ಚಾಮಲಾಪುರ ಹುಂಡಿ ಬಡಾವಣೆ ನಿವಾಸಿ ಶಂಕರ್(61) ಸಾವನ್ನಪ್ಪಿದರಾಗಿದ್ದು, ಇವರ ಪತ್ನಿ ನಾಗವೇಣಿ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಲನಮೂಲೆ ಮಠದಲ್ಲಿ ಚನ್ನಬಸವಸ್ವಾಮಿಗಳ ಗುರುವಂದನೆ, ಕಿರಿಯ ಶ್ರೀಗಳ ಆಶ್ರಮಾಧಿಕಾರ ಸಮಾರಂಭದ ನಿಮಿತ್ತ ಮಠಕ್ಕೆ ತೆರಳಿದ್ದ ದಂಪತಿ, ಮಠದಲ್ಲಿ ಪ್ರಸಾದ ಸ್ವೀಕರಿಸಿ ಮನೆಗೆ ತೆರಳಲು ಮೈಸೂರು–ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಠದ ಮುಂಭಾಗ ಯು ಟರ್ನ್ ತೆಗೆದುಕೊಳ್ಳುವ ವೇಳೆ ತಮಿಳುನಾಡು ಕಡೆಯಿಂದ ವೇಗವಾಗಿ ಬಂದ ಕಂಟೈನರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡ ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್‌ಐ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹುಚ್ಚು ನಾಯಿ ಕಡಿತ: 20ಕ್ಕೂ ಹೆಚ್ಚು ಮಂದಿಗೆ ಗಾಯ

ನಂಜನಗೂಡು: ಹುಚ್ಚುನಾಯಿ ಕಡಿದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ತಾಲೂಕಿನ ತಾಂಡವಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ರವಿರಾಜ್, ಹುಚ್ಚಪ್ಪ, ರೇವಣ್ಣ, ವೀರಭದ್ರಸ್ವಾಮಿ, ಪುಟ್ಟರಾಜು, ಶಿವಣ್ಣ, ರಾಜಣ್ಣ, ಕೃಷ್ಣಪ್ಪ, ಅಮರಕುಮಾರ್ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಿಗೆ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸಾಂಕ್ರಾಮಿಕ ಕಾಯಿಲೆಗಳ (ಇಡಿ) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಈಶ್ವರ್ ಕಾನಟ್ಕೆ ತಿಳಿಸಿದ್ದಾರೆ.

ಮೆಷಿನ್‌ಗೆ ತಲೆ ಹೊಡೆದು ಕಾರ್ಮಿಕ ಸಾವು

ನಂಜನಗೂಡು, ಡಿ.4– ಮೆಷಿನ್‌ಗೆ ತಲೆ ಹೊಡೆದ ಪರಿಣಾಮ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ಆಶೀಸ್ ಸುಖದಾಸ್ ಪಾಟ್ಲ(24) ಮೃತಪಟ್ಟ ಕಾರ್ಮಿಕ. ಈತ ಕಳೆದ 4 ವರ್ಷಗಳಿಂದ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಮೆಷಿನ್‌ಗೆ ದಾರ ಹಾಕುವ ಮೇಳೆ ಕಾರ್ಮಿಕನ ತಲೆ ಮೆಷಿನ್‌ಗೆ ತಾಕಿದೆ. ಪರಿಣಾಮ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಂಜನಗೂಡು ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜನತೆಯನ್ನು ಸನ್ಮಾರ್ಗಕ್ಕೆ ತರುವಲ್ಲಿ ಮಠಗಳ ಪಾತ್ರ ಅಪಾರ

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ



ನಂಜನಗೂಡು, ಡಿ.4– ಸಮಾಜ ತಿದ್ದುವ ಮೂಲಕ ಜನತೆಯನ್ನು ಸನ್ಮಾರ್ಗಕ್ಕೆ ತರುವಲ್ಲಿ ಮಠಗಳ ಪಾತ್ರ ಅಪಾರ. ವೀರಶೈವ ಮಠಗಳು ಶತಮಾನದುದ್ದಕ್ಕೂ ಜನತೆಯ ಬೌದ್ಧಿಕ ಹಾಗೂ ಪಾರಮಾರ್ಥಿಕ ಬಾಳನ್ನು ತಿದ್ದುವಲ್ಲಿ ಮಹತ್ತರ ಪಾತ್ರ ವಹಿಸಿವೆ ಎಂದು ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ನಗರದ ಮಲ್ಲನಮೂಲೆ ಮಠದಲ್ಲಿ ಸೋಮವಾರ ನಡೆದ ಶ್ರೀಚನ್ನಬಸವಸ್ವಾಮಿಗಳ 80ನೇ ವರ್ಷದ ಗುರುವಂದನೆ, ಕಿರಿಯ ಶ್ರೀಗಳ ಆಶ್ರಮಾಧಿಕಾರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಠಗಳು ಜನಮಾನಸದ ದುಃಖ ದುಮ್ಮಾನಗಳನ್ನು ಹೋಗಲಾಡಿಸಿ, ಆಧ್ಯಾತ್ಮಿಕ ಮಾರ್ಗದರ್ಶನ, ಧಾರ್ಮಿಕ ಸಂಸ್ಕಾರ ನೀಡುವ ಕೇಂದ್ರಗಳಾಗಿವೆ. ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಮಠಗಳು ಸಕ್ರಿಯವಾಗಿ ಸಮಾಜದ ಉದ್ಧಾರಕ್ಕಾಗಿ ಶ್ರಮಿಸುತ್ತಿವೆ. ಮಲ್ಲನಮೂಲೆ ಮಠದ ಚೆನ್ನಬಸವ ಸ್ವಾಮೀಜಿ 50 ವರ್ಷಕ್ಕೂ ಹೆಚ್ಚು ಕಾಲ ಈ ಮಠದ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದಾರೆ. ನೇರ ನಡೆ ನುಡಿ ಸ್ವಾಮಿಗಳೆಂದರೆ ಚೆನ್ನಬಸವ ಸ್ವಾಮೀಜಿ. ದಾಸೋಹದಲ್ಲಿ ಅತ್ಯಂತ ಪ್ರೀತಿ ಬೆಳೆಸಿಕೊಂಡಿರುವವರು. ಸ್ವಾಮಿಗಳಿಗೆ ಈಗ 80 ವರ್ಷಗಳು ಪೂರೈಸಿವೆ. ಅವರಿಗೆ ಗುರುವಂದನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಭಕ್ತರು ನಡೆಸಿದ್ದಾರೆ. ಸ್ವಾಮೀಜಿ ಸಹಸ್ರ ಚಂದ್ರ ದರ್ಶನ ಪಡೆದಿರುವಂತವರಾಗಿದ್ದು, ಈ ಭಾಗ್ಯ ಎಲ್ಲರಿಗೂ ಸಿಗುವಂತಹದ್ದಲ್ಲ. ಸ್ವಾಮೀಜಿ ಪುಣ್ಯ ಪುರುಷರ ಸಾಲಿಗೆ ಸೇರಿದವರಾಗಿದ್ದಾರೆ ಎಂದರು.

ಇಮ್ಮಡಿ ಸಿದ್ದಲಿಂಗಸ್ವಾಮಿಗಳ ಆಶ್ರಮಾಧಿಕಾರ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಇವರು ಮಠಕ್ಕೆ ಸ್ವಾಮಿಗಳಾಗಬೇಕೆಂಬ ಉದ್ದೇಶದಿಂದ ಬಂದವರಲ್ಲ. ವಿದ್ಯಾರ್ಥಿಯಾಗಿ ಬಂದು ವಿದ್ಯಾಭ್ಯಾಸ ಮಾಡಿಕೊಂಡಿದ್ದವರು. ಮಠದ ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದವರು. ಚೆನ್ನಬಸವ ಸ್ವಾಮಿಗಳ ಕೃಪೆಯಿಂದ ಇವರಿಗೆ ಈ ಮಠದ ಆಶ್ರಮಾಧಿಕಾರ ಲಭ್ಯವಾಗಿರುವುದು ಸಂತೋಷದ ಸಂಗತಿ ಎಂದರು.

ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಇಲ್ಲಿನ ದೇವನೂರು ಮಠ, ಸುತ್ತೂರು ಮಠ, ಮಲ್ಲನಮೂಲೆ ಮಠಗಳು ತಮ್ಮ ಪರಂಪರೆ ಉಳಿಸಿಕೊಂಡು ಹೋಗುತ್ತಿರುವುದು ಸಂತೋಷದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ನಂಜುಂಡಸ್ವಾಮಿ, ಬಿ.ಎಂ.ಪ್ರಭುಸ್ವಾಮಿ, ರೇಚಣ್ಣ, ಪ್ರೊ.ಡಿ.ಎಸ್.ಸದಾಶಿವಮೂರ್ತಿ, ಕೆ.ಎನ್.ಶಶಿಧರ್ ಉಪಸ್ಥಿತರಿದ್ದರು.

ಕನಕದಾಸರು ಸರ್ವ ಜನಾಂಗದ ಮಹಾನ್ ಚೇತನ

ಕನಕ ಜಯಂತಿಯಲ್ಲಿ ಶಿಕ್ಷಕ ಹೆಚ್.ಎಂ. ಶಿವರಾಜ್ ಅಭಿಪ್ರಾಯ



ಕಂಪಲಾಪುರ, ಡಿ.4– ಹರಿಭಕ್ತರಾಗಿದ್ದ ಕನಕದಾಸರು ಕೇವಲ ಒಂದು ಜಾತಿಗೆ ಸೀಮಿತವಾದವರಲ್ಲ. ಬದಲಿಗೆ ಅವರು ಸರ್ವ ಜನಾಂಗದ ಮಹಾನ್ ನಾಯಕ ಎಂದು ಶಿಕ್ಷಕ ಹೆಚ್.ಎಂ.ಶಿವರಾಜ್ ಅಭಿಪ್ರಾಯಪಟ್ಟರು.

ಇಲ್ಲಿನ ವಿನಾಯಕ ಸರ್ಕಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಕನಕ ಜಯಂತಿಯಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದ ಅವರು, ಮನುಷ್ಯನಲ್ಲಿ ನಾನು ಎಂಬ ಅಹಂಕಾರ, ಜಾತೀಯತೆ ತೊಲಗಬೇಕು ಎಂಬ ಉದ್ದೇಶದಿಂದ ಕನಕದಾಸರು ಭಕ್ತಿಯ ಕೀರ್ತನೆಗಳನ್ನು ಹಾಡಿದರು. ತಿರುಪತಿ ತಿಮ್ಮಪ್ಪ, ಉಡುಪಿ ಕೃಷ್ಣನ ಪರಮ ಭಕ್ತರಾಗಿದ್ದ ಕನಕದಾಸರು ಸಾಹಿತಿಯಾಗಿ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಒಮ್ಮೆ ಯುದ್ಧದಲ್ಲಿ ಸೋತಾಗ ವೈರಾಗ್ಯ ಹೊಂದಿ ತಂಬೂರಿ ಹಿಡಿದು ಭಕ್ತಿ ಕೀರ್ತನೆಗಳನ್ನು ಬೀದಿಯಲ್ಲಿ ಹಾಡಿ ಎಲ್ಲರ ಮನಸೂರೆಗೊಂಡಿದ್ದರು ಎಂದರು.

ನಿವೃತ್ತ ಮುಖ್ಯ ಶಿಕ್ಷಕ ನಾಗಪ್ಪ ಮಾತನಾಡಿ, ಸಮಾಜದಲ್ಲಿ ಐಕ್ಯತೆ, ಸಮಾನತೆ ಮೂಲಕ ಎಲ್ಲರಲ್ಲೂ ಸಹಬಾಳ್ವೆ ಕಾಣುವಂತೆ ಮಾಡಿದ ಮಹಾನ್ ಸಂತ ಭಕ್ತ ಕನಕದಾಸರ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಈ ವೇಳೆ ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಂ.ರಮೇಶ್, ಪಂಪ್‌ಸೆಟ್ ಮಹದೇವ್, ಕೆ.ಪಿ.ನಿಂಗರಾಜು, ಯ.ಸ್ವಾಮಿಗೌಡ, ತಮ್ಮಯ್ಯ, ಗ್ರಾಪಂ ಅಧ್ಯಕ್ಷೆ ಜಾನಕಿ, ಸದಸ್ಯರಾದ ರಾಮಲಿಂಗ, ಶ್ರೀಪತಿ, ಮಂಜು, ರಾಣಿ, ಶೀಲಾ, ಹಾಲಿನಡೇರಿ ಅಧ್ಯಕ್ಷ ಕೆ.ಎಂ.ಲಕ್ಷ್ಮಣ್, ಗಿರೀಶ್, ಗೋಪಾಲ್, ಕೆ.ಕುಮಾರ್, ರಾಜೇಗೌಡ, ಕೆ.ಆರ್.ಗುರುಸಿದ್ದಪ್ಪ, ಅನಿಲ್, ಶ್ರೀನಿವಾಸ್, ಮಹೇಶ್, ತಮ್ಮಯ್ಯ, ಚಂದ್ರು, ಸುನೀಲ್, ಗುರುಸಿದ್ದಪ್ಪ, ಪರಮೇಶ್, ಕನಕ ಯುವಸೇನೆಯ ಎಲ್ಲಾ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.

ಇದೇ ವೇಳೆ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಸಂಜೆ ಕನಕದಾಸರ ಬೃಹತ್ ಭಾವಚಿತ್ರವನ್ನು ಟ್ರ್ಯಾಕ್ಟರ್‌ನಲ್ಲಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಚಿಕ್ಕಮಗಳೂರಲ್ಲಿ ವಕೀಲರ ಮೇಲೆ ದೌರ್ಜನ್ಯ ನಡೆಸಿದ

ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ



ನಂಜನಗೂಡು: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ದೌರ್ಜನ್ಯ ನಡೆಸಿರುವ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಕೀಲರು ನಗರದಲ್ಲಿ ತಾಲೂಕು ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಕಲಾಪ ಹೊರಗುಳಿದ ತಾಲೂಕು ಕಚೇರಿಗೆ ತೆರಳಿದ ವಕೀಲರು ನ್ಯಾಯಕ್ಕಾಗಿ ಒತ್ತಾಯಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಕೀಲರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ, ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದು, ಕಾನೂನು ರಕ್ಷಿಸಬೇಕಾದವರೇ ಈ ರೀತಿ ನಡೆದುಕೊಂಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಸರ್ಕಾರ ಚಿಕ್ಕಮಗಳೂರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಕೀಲರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಇದೇ ವೇಳೆ ಉಪತಹಸೀಲ್ದಾರ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೇಣುಕಾಪ್ರಸಾದ್, ಉಪಾಧ್ಯಕ್ಷ ಸೋಹನ್ ಕುಮಾರ್, ಸುನೀಲ್ ಕುಮಾರ್, ಮಹೇಶ್ ಸೇರಿದಂತೆ ನೂರಕ್ಕೂ ಹೆಚ್ಚು ವಕೀಲರು ಭಾಗವಹಿಸಿದ್ದರು.

ಪ್ರಮೀಳಾ ನಿಧನ



ಹಿರಿಕ್ಯಾತನಹಳ್ಳಿ, ಡಿ.4– ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದ ರಾಜೇಗೌಡರ ಪತ್ನಿ ಪ್ರಮೀಳಾ(55) ಸೋಮವಾರ ಬೆಳಗ್ಗೆ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮದಲ್ಲಿ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

3 ರಾಜ್ಯಗಳಲ್ಲಿ ಎಎಪಿಯ 215 ಅಭ್ಯರ್ಥಿಗಳಿಗೆ ಸಿಕ್ಕಿದ್ದು ನೋಟಾಗಿಂತ ಕಡಿಮೆ ಮತಗಳು!

ನವದೆಹಲಿ: ದೆಹಲಿ ಮತ್ತು ಪಂಜಾಬ್‌ನಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷದ ಗೋವಾ, ಗುಜರಾತ್‌ನಂತೆ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಖಾತೆ ತೆರೆಯುವ ಉದ್ದೇಶ ಈಡೇರಿಲ್ಲ. ಈ ಮೂರು ರಾಜ್ಯಗಳಲ್ಲಿ ಎಎಪಿ ಅಭ್ಯರ್ಥಿಗಳು ಸೋತಿದ್ದು ಹೆಚ್ಚಿನ ಅಭ್ಯರ್ಥಿಗಳು ಠೇವಣಿಯನ್ನೂ ಕಳೆದುಕೊಂಡಿದ್ದಾರೆ.



ಮೂರು ರಾಜ್ಯಗಳ 520 ಸ್ಥಾನಗಳ ಪೈಕಿ 215 ಸ್ಥಾನಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆಮ್ ಆದ್ಮಿ ಪಕ್ಷವು ರಾಜಸ್ಥಾನದ 200 ಸ್ಥಾನಗಳ ಪೈಕಿ 88 ಅಭ್ಯರ್ಥಿಗಳನ್ನು, ಮಧ್ಯಪ್ರದೇಶದ 230 ಸ್ಥಾನಗಳಲ್ಲಿ 70 ಅಭ್ಯರ್ಥಿಗಳನ್ನು, ಛತ್ತೀಸ್‌ಗಢದಲ್ಲಿ 90 ಸ್ಥಾನಗಳಲ್ಲಿ 57 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ವಿಶೇಷವೆಂದರೆ ಮೂರೂ ರಾಜ್ಯಗಳಲ್ಲಿ ಎಎಪಿಯ ಮತ ಶೇಕಡಾವಾರು ನೋಟಾಕ್ಕಿಂತ ಕಡಿಮೆ ಇದೆ.

AAP ಪಕ್ಷವು ಛತ್ತೀಸ್‌ಗಢದಲ್ಲಿ 0.94 ಶೇಕಡಾ ಮತಗಳನ್ನು, ಮಧ್ಯಪ್ರದೇಶದಲ್ಲಿ 0.51 ಶೇಕಡಾ ಮತಗಳನ್ನು ಮತ್ತು ರಾಜಸ್ಥಾನದಲ್ಲಿ 0.38 ರಷ್ಟು ಮತಗಳನ್ನು ಪಡೆದಿದೆ. ಛತ್ತೀಸ್‌ಗಢದಲ್ಲಿ ಶೇಕಡಾ 1.27, ಮಧ್ಯಪ್ರದೇಶದಲ್ಲಿ ಶೇಕಡಾ 0.99 ಮತ್ತು ರಾಜಸ್ಥಾನದಲ್ಲಿ ಶೇಕಡಾ 0.96 ಜನರು ನೋಟಾ ಚಲಾವಣೆಯಾಗಿದೆ.

ಆಮ್ ಆದ್ಮಿ ಪಕ್ಷವು ಮೂರೂ ರಾಜ್ಯಗಳಲ್ಲಿ ಸಂಪೂರ್ಣ ಬಲದೊಂದಿಗೆ ಚುನಾವಣೆ ಎದುರಿಸಿತ್ತು. ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹಲವಾರು ರ್‍ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ತಮ್ಮ ಸರ್ಕಾರದ ಸಾಧನೆಗಳನ್ನು ಬಣ್ಣಿಸಿದ್ದರು. ದೆಹಲಿ ಮತ್ತು ಪಂಜಾಬ್‌ನಂತೆ ಮೂರು ರಾಜ್ಯಗಳಲ್ಲಿ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ್ದರು.

ಖ್ಯಾತ ಅರ್ಥಶಾಸ್ತ್ರಜ್ಞ, ದಲಿತ ಚಿಂತಕ ಕುನ್ಹಮಾನ್ ಮನೆಯಲ್ಲಿ ಶವವಾಗಿ ಪತ್ತೆ


ತಿರುವನಂತಪುರಂ: ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ದಲಿತ ಚಿಂತಕ ಎಂ.ಕುನ್ಹಮಾನ್ ಅವರ 74ನೇ ಹುಟ್ಟುಹಬ್ಬದ ದಿನವಾದ ಭಾನುವಾರ ಸಂಜೆ ಶ್ರೀಕಾರ್ಯಂ ಬಳಿಯ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.



ವೆಂಚವೋಡು ಎಂಬಲ್ಲಿ ಒಂಟಿಯಾಗಿ ವಾಸವಾಗಿದ್ದ ಕುನ್ಹಮಾನ್ ಅವರ ನಿವಾಸದ ಅಡುಗೆ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಶಕ್ತ ದಲಿತ ಧ್ವನಿಯಾಗಿದ್ದ ಮತ್ತು ಭೂ ಹಂಚಿಕೆ, ಕೃಷಿ ವಿಷಯಗಳ ಬಗ್ಗೆ ಪ್ರಸಿದ್ಧ ವಿದ್ವಾಂಸರಾಗಿದ್ದ ಕುನ್ಹಮಾನ್ ಭೇಟಿ ಮಾಡಲು ಅವರ ಸ್ನೇಹಿತ ಮತ್ತು ಸಾಮಾಜಿಕ ಕಾರ್ಯಕರ್ತ ಕೆ.ಎಂ. ಶಾಜಹಾನ್ ಬಂದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಶಾಜಹಾನ್ ಶನಿವಾರ ಕುನ್ಹಮಾನ್ ಅವರಿಗೆ ಶುಭ ಕೋರಲು ಫೋನ್ ಮಾಡಿದ್ದಾರೆ. ಆದರೆ, ಫೋನ್ ರಿಸೀವ್ ಮಾಡದ ಕಾರಣ ಶಾಜಹಾನ್ ಭಾನುವಾರ ಬಂದಿದ್ದು, ಅವರ ಕರೆಗಳಿಗೆ ಪ್ರತಿಕ್ರಿಯಿಸದ ಕಾರಣ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಬಾಗಿಲು ತೆರೆದಾಗ ಅವರು ಸಾವನ್ನಪ್ಪಿರುವುದು ಕಂಡುಬಂದಿದೆ. ಇಂದು ನಡೆಯಲಿರುವ ಮರಣೋತ್ತರ ಪರೀಕ್ಷೆ ನಂತರ ಸಾವಿನ ಹಿಂದಿನ ನಿಖರವಾದ ಕಾರಣವನ್ನು ಬಹಿರಂಗಪಡಿಸಲಾಗುವುದು ಎಂದು ಶ್ರೀಕಾರ್ಯಂ ಪೊಲೀಸರು ತಿಳಿಸಿದ್ದಾರೆ.

ಬಂಗಾಳಿ ಬರಹಗಾರನಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

ಬೆಂಗಳೂರು: ಬಂಗಾಳಿ ಭಾಷೆಯ ಸುಪ್ರಸಿದ್ಧ ಬರಹಗಾರರಾದ ಶೀರ್ಷೇಂಧು ಮುಖ್ಯೋಪಾಧ್ಯಾಯ ಅವರನ್ನು 2023ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.



ನ.17 ರಂದು ಬೆಂಗಳೂರಿನಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್ ಅಧ್ಯಕ್ಷತೆಯಲ್ಲಿ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿಯ ಸಭೆ ನಡೆದಿತ್ತು.

ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಸಂಚಾಲಕರಾಗಿದ್ದ ಆಯ್ಕೆ ಸಮಿತಿಯಲ್ಲಿ, ನಿರ್ಮಲ್ ಕಾಂತಿ ಭಟ್ಟಾಚಾರ್ಯ, ಗೀತಾ ವಿಜಯ ಕುಮಾರ್ ಹಾಗೂ ಸಾಹಿತ್ಯ ಅಕಾಡೆಮಿಯ ನಿವೃತ್ತ ಕಾರ್ಯದರ್ಶಿಗಳಾದ ಅಗ್ರಹಾರ ಕೃಷ್ಣಮೂರ್ತಿಯವರು ತೀರ್ಪುಗಾರರಾಗಿದ್ದರು.

ಬಂಗಾಳಿ ಸಾಹಿತ್ಯದ ಶ್ರೀಮಂತಿಕೆ ಹಾಗೂ ಸತ್ವವನ್ನು ತಮ್ಮ ಮಹತ್ವದ ಕೃತಿಗಳ ಮೂಲಕ ಹೆಚ್ಚಿಸಿದ, ವರ್ತಮಾನದ ಬಹು ಮಹತ್ವದ ಮತ್ತು ಜನಪ್ರಿಯ ಲೇಖಕರಾದ, ಶೀರ್ಷೇಂಧು ಮುಖ್ಯೋಪಧ್ಯಾಯ ಅವರನ್ನು ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಜನಪ್ರಿಯ ಬರಹಗಾರರಾಗಿರುವ ಶೀರ್ಷೇಂಧು ಅವರು ತಮ್ಮ ಹೊಸತನದ ಬರವಣಿಗೆಗಳಿಂದ ಬೆಂಗಾಳಿ ಭಾಷಾ ಸಾಹಿತ್ಯವನ್ನೂ, ತನ್ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಥೆ, ಕಾದಂಬರಿ, ಪ್ರವಾಸಕಥನ, ಮಕ್ಕಳ ಪುಸ್ತಕಗಳು ಸೇರಿ ಸುಮಾರು 90 ಕೃತಿಗಳು ಇದುವರೆಗೆ ಪ್ರಕಟವಾಗಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನವೂ ಸೇರಿದಂತೆ ಹಲವಾರು ಪುರಸ್ಕಾರಗಳು ಶೀರ್ಷೇಂಧು ಅವರಿಗೆ ದೊರೆತಿರುತ್ತವೆ. ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನವಾದ ಡಿ.29 ರಂದು ಶೀರ್ಷೇಂಧು ಮುಖ್ಯೋಪಧ್ಯಾಯ ಅವರಿಗೆ ಪ್ರದಾನ ಮಾಡಲಾಗುತ್ತದೆ.

ಶೌಚಾಲಯ ನಿರ್ಮಾಣ ; ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಡಿ. 8ರವರೆಗೆ ಅವಕಾಶ

ಮೈಸೂರು,ಡಿ.4(ಪಿಎಂ)– ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ನಿರ್ದೇಶನದಂತೆ 'ಸ್ವಚ್ಛ ಭಾರತ್ ಮಿಷನ್ ಯೋಜನೆ'ಯಡಿ ಜಿಲ್ಲೆಯ ಗ್ರಾಮೀಣ ಭಾಗದ ಕುಟುಂಬಗಳು ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಡಿ. 8ರವರೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಶೌಚಾಲಯ ನಿರ್ಮಿಸಲು ಈವರೆಗೆ ಸಹಾಯಧನಕ್ಕೆ (ಶೌಚಾಲಯ ರಹಿತ ಕುಟುಂಬ) ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಯೋಜನೆಯಡಿ ಅರ್ಜಿ ಸಲ್ಲಿಸದ ಕುಟುಂಬಗಳು Citizen Portal ಮೂಲಕ ಅರ್ಜಿ ಸಲ್ಲಿಸಬಹುದು. ಗೂಗಲ್‌ನಲ್ಲಿ Citizen App SBM ಎಂದು ಶೋಧಿಸುವ ಮೂಲಕ ಲಾಗಿನ್ ಮಾಡಿ ಫಲಾನುಭವಿಗಳೇ ನೇರವಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಪಂ ಸಿಇಒ ಕೆ.ಎಂ.ಗಾಯಿತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

IN THE COURT OF THE HONORABLE DISTRICT AND SESSIONS JUDGE AT MYSURU
P & S.C. No. 69 of 2023

Petitioner :
Smt. J. Hemalathamma W/o Sri Shekaraiah V.H.M aged about 70 years R/at No. 182/1, 2nd Main, 2nd Cross, Near Srinivasa Kalyana Mantap, Hongasandra, Bengalore South, Bengaluru.
Respondent : NIL

PUBLIC NOTIFICATION

That the petitioner filed the above petition for the issuance of probate certificate in my favour on the basis of the Will executed by the daughter of the petitioner dated **30-05-2012** and hearing date of the above case has been fixed on **09-01-2024 at 11.00 A.M.** if any persons are having interest over the schedule properties are appear in person or through their counsel on the above date fixed for hearing, failing which the Honorable Court will dispose the above case in accordance with Law.

SCHEDULE : 1) House property bearing No. 425/A, New No. 127/1A-1B measuring to an extent of East to west 20 feet and North to South 30 feet, 2) House property bearing **No. 425/A1, New No. 127/1A-1B** measuring to an extent of East to west **20** feet and North to South **30** feet, both the properties are situated at Janatha Nagar, Vaghdevi Nagar, Bogadi Extension, Chamaraja Mohalla, Mysuru City and the properties were bounded on the East by : House property of Kariyappa, West by : House property of Ramachandra, North by : Road, South by : Site property of Smt. Sharadamma

By the order of the Court
Sd/- Chief Administrative Officer, District & Sessions Court, Mysuru

Advocate for Petitioner
B. Shivanna, B.A., LL.B.
Advocates, Adith Apartments
Flat No. 104, SJCE College Road
Telecom Layout, Chamaraja Mohalla, Mysuru City
Mob.: 9880139649

ಪತ್ರಿಕಾ ಪ್ರಕಟಣೆ

ಮೈಸೂರು ಸಿಟಿ–570 016, ಮೇಟಗಳ್ಳಿ, ಬ್ರಿಗೇಡ್ ಸಿಂಫೋನಿ 'ಎ' ಬ್ಲಾಕ್, ನಂ. **A712** ರಲ್ಲಿ ವಾಸವಾಗಿರುವ 23 ವರ್ಷ ವಯಸ್ಸುಳ್ಳ ಬಿಜಾನ್ ರವರ ಮಗನಾದ ಅಮೀರ್ ಅಬ್ಬಾಸ್ ಅಬೇದಾನಿ **(Amirabbas Abedini, S/o Bizhan)** ಆದ ನಾನು ಈ ಮೂಲಕ ತಿಳಿಯಪಡಿಸುವುದೇನೆಂದರೆ, ನಾನು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಪ್ರಜೆಯಾಗಿದ್ದು, 2005ನೇ ಇಸವಿಯಿಂದಲೂ ಮೈಸೂರಿನ ಮೇಲ್ಕಂಡ ವಿಳಾಸದಲ್ಲಿ ಹದಿನೇಳು ವರ್ಷಗಳಿಂದಲೂ ನಿವಾಸಿಯಾಗಿರುತ್ತೇನೆ. ಹಾಗೂ ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ಮುಗಿಸಿದ್ದು, ಹದಿನೇಳು ವರ್ಷಗಳಿಂದಲೂ ಇಲ್ಲಿಯ ನಿವಾಸಿಯಾಗಿರುವ ಕಾರಣ ಭಾರತದ ಪ್ರಜೆಯಾಗಿ ನೋಂದಾಯಿಸಿಕೊಳ್ಳಲು ಅರ್ಜಿಯನ್ನು ಮೈಸೂರಿನ ಜಿಲ್ಲಾಧಿಕಾರಿಗಳು ಇವರ ಮುಂದೆ ಸಲ್ಲಿಸಿರುತ್ತೇನೆ. ಈ ಬಗ್ಗೆ ಯಾರದೇ ತಂಟೆ ತಕರಾರು ಇದ್ದಲ್ಲಿ ಏಳು ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಮೈಸೂರು ಇವರಿಗೆ ಸಲ್ಲಿಸಬೇಕಾಗಿದೆ. ಅಥವಾ ಖುದ್ದು ನನ್ನ ನಿವಾಸಕ್ಕೆ ತಿಳಿಸಬೇಕಾಗಿ ಸೂಚನೆ.

Sd/- S.N. Hemalatha
Notary, Mysuru
ಸ್ಥಳ: ಮೈಸೂರು
ದಿನಾಂಕ: 29–11–2024

ಕರ್ನಾಟಕ ಅರಣ್ಯ ಇಲಾಖೆ

ಉಪ ಅರಣ್ಯ ಸಂರಕ್ಷಣಾಧಿಕಾರಿರವರ ಕಚೇರಿ, ವಿರಾಜಪೇಟೆ ವಿಭಾಗ, ವಿರಾಜಪೇಟೆ,
ದಿನಾಂಕ: 10-11-2023. ದೂ:08274-257579
ಸಂಖ್ಯೆ : ಜಿಯುಡಿ/ಸಿಆರ್-86/2023-24 E-mail. dcfvpt@gmail.com

ಸಂಕ್ಷಿಪ್ತ ಪತ್ರಿಕಾ ಪ್ರಕಟಣೆ

2023 ನೇ ಕ್ಯಾಲೆಂಡರ್ ವರ್ಷದಲ್ಲಿ ವೀರಾಜಪೇಟೆ ವಿಭಾಗ ವ್ಯಾಪ್ತಿಯ ವಿವಿಧ ವಲಯ ವ್ಯಾಪ್ತಿಗಳಲ್ಲಿ ದಾಸ್ತಾನಿರುವ ಸರ್ಕಾರದ ಪರ ಮುಟ್ಟುಗೋಲು ಹಾಕಿಕೊಳ್ಳಲಾದ ಹಾಗೂ ಇಲಾಖಾ ನಿರುಪಯುಕ್ತವಾದ ವಾಹನಗಳನ್ನು ದಿನಾಂಕ: 12-12-2023 ರಂದು ಎಂ.ಎಸ್.ಟಿ.ಸಿ. ಇ- ಪೋರ್ಟಲ್‌ನಲ್ಲಿ ಇ-ಟೆಂಡರ್-ಕಂ-ಇ-ಹರಾಜು ಮಾಡಲು ಸವಿವರವಾದ ಇ-ಟೆಂಡರ್-ಕಂ-ಇ-ಹರಾಜು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಈ ಕೆಳಸಹಿದಾರರ ಕಛೇರಿಯಲ್ಲಾಗಲೀ ಅಥವಾ ಉಪವಿಭಾಗ/ವಲಯ ಕಛೇರಿಗಳಲ್ಲಾಗಲೀ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

ಸಹಿ/- ಉಪ ಅರಣ್ಯ ಸಂರಕ್ಷಣಾಧಿಕಾರಿ ವಿರಾಜಪೇಟೆ ವಿಭಾಗ, ವಿರಾಜಪೇಟೆ.